



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-III	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೬
Part-III	Bengaluru, Wednesday, February 13, 2019 (Magha 24, Shaka Varsha 1940)	No. 116

ರಾಜ್ಯ ಚುನಾವಣಾ ಆಯೋಗ, ಕರ್ನಾಟಕ

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಕಟ್ಟಡ (ಹಿಂಭಾಗ), 1ನೇ ಮಹಡಿ, ನಂ.8, ಕನ್ನಿಂಗ್‌ಹ್ಯಾಂ ರಸ್ತೆ, ಬೆಂಗಳೂರು-52

ಆದೇಶ

ಸಂಖ್ಯೆ: ರಾಚುಆ:02: ಇಜಿಪಿ: 2019, ಬೆಂಗಳೂರು, ದಿನಾಂಕ: 13.02.2019

2019ರ ಮಾರ್ಚ್ ಮಾಹೆಯಲ್ಲಿ ಅವಧಿ ಮುಕ್ತಾಯವಾಗುವ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ದೊಡ್ಡವಾಡ ಗ್ರಾಮ ಪಂಚಾಯಿತಿಯ ಎಲ್ಲಾ 24 ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆಯ ಮೂಲಕ ಭರ್ತಿ ಮಾಡಲು ರಾಜ್ಯ ಚುನಾವಣಾ ಆಯೋಗವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಚುನಾವಣಾ ವೇಳಾ ಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ.

ಚುನಾವಣಾ ವೇಳಾಪಟ್ಟಿ

1	ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನ	18.02.2019 (ಸೋಮವಾರ)
2	ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ದಿನ	21.02.2019 (ಗುರುವಾರ)
3	ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮತ್ತು ದಿನ	22.02.201 (ಶುಕ್ರವಾರ)
4	ಉಮೇದುದಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮತ್ತು ದಿನ	25.02.2019 (ಸೋಮವಾರ)
5	ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00ಗಂಟೆಯವರೆಗೆ)	03.03.2019 (ಭಾನುವಾರ)
6	ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನಾಂಕ ಮತ್ತು ದಿನ (ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00ಗಂಟೆಯವರೆಗೆ)	05.03.2019 (ಮಂಗಳವಾರ)
7	ಮತಗಳ ಎಣಿಕೆ ದಿನಾಂಕ ಮತ್ತು ದಿನ (ಬೆಳಿಗ್ಗೆ 8.00 ಘಂಟೆಯಿಂದ) (ತಾಲ್ಲೂಕು ಕೇಂದ್ರಗಳಲ್ಲಿ)	06.03.2019 (ಬುಧವಾರ)
8	ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನ	06.03.2019 (ಬುಧವಾರ)

ಜಿಲ್ಲಾಧಿಕಾರಿಗಳು, ಆಯೋಗವು ಆದೇಶಿಸಿರುವ ಮೇಲ್ಕಂಡ ಚುನಾವಣಾ ವೇಳಾಪಟ್ಟಿಯನ್ನು ಅನುಸರಿಸಿ ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ರ ನಿಯಮ 12ರ ಅಡಿಯಲ್ಲಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸತಕ್ಕದ್ದು ಹಾಗೂ ಹೊರಡಿಸಲಾದ ಅಧಿಸೂಚನೆಯನ್ನು ಅದೇ ದಿನದಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸತಕ್ಕದ್ದು. ಪ್ರಕಟಿಸಿದ ಅಧಿಸೂಚನೆ ಪ್ರತಿಗಳನ್ನು ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಇರುವ ಸೂಚನಾ ಫಲಕದ ಮೇಲೆ ಹಾಗೂ ಇನ್ನಿತರ ಮುಖ್ಯ ಸ್ಥಳಗಳಲ್ಲೂ ಸಹ ಪ್ರದರ್ಶಿಸತಕ್ಕದ್ದು ಹಾಗೂ ಆಯೋಗಕ್ಕೆ ಅಂದೇ ಫ್ಯಾಕ್ಸ್/ ಇ-ಮೇಲ್ ಮುಖಾಂತರ ಕಳುಹಿಸುವುದು.

ಅಧಿಸೂಚನೆಯ ಪ್ರತಿಯನ್ನು ಅಂದೇ ಚುನಾವಣಾಧಿಕಾರಿಗಳಿಗೆ ಕಳುಹಿಸಿಕೊಟ್ಟು ಅದೇ ದಿನದಂದು ಚುನಾವಣಾಧಿಕಾರಿಗಳು ಪ್ರಪತ್ರ-3 ರಲ್ಲಿ ಚುನಾವಣಾ ನೋಟೀಸನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿ,

ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಸೂಚಿಸುವುದು ಹಾಗೂ ಚುನಾವಣಾ ನೋಟೀಸಿನಲ್ಲಿ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹೆಸರು, ಕ್ಷೇತ್ರದ ಹೆಸರು, ಸದಸ್ಯ ಸ್ಥಾನಗಳ ಸಂಖ್ಯೆ, ಮೀಸಲಾತಿ ವಿವರಗಳನ್ನು ಸ್ಪಷ್ಟವಾಗಿ ನಮೂದಿಸುವಂತೆ ಸೂಚನೆಗಳನ್ನು ನೀಡತಕ್ಕದ್ದು.

ಮೇಲ್ಕಂಡ ದೊಡ್ಡವಾಡ ಗ್ರಾಮ ಪಂಚಾಯಿತಿಗೆ ಇ.ಸಿ.ಐ.ಎಲ್. ಹೈದರಾಬಾದ್ ರವರು ತಯಾರಿಸಿರುವ ಮಲ್ಟಿಚಾಯ್ಸ್ ವಿದ್ಯುನ್ಮಾನ ಮತ ಯಂತ್ರದ (E.V.M.) ಮೂಲಕ ಚುನಾವಣೆ ನಡೆಸಲು ಆದೇಶಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ:18-02-2019 ರಿಂದ ದಿನಾಂಕ:06-03-2019 ರ ವರೆಗೆ ಜಾರಿಯಲ್ಲಿರುತ್ತದೆ.

ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದಲ್ಲಿ ನಾಮಪತ್ರ ಸ್ವೀಕೃತವಾಗದೇ ಚುನಾವಣೆ ಪ್ರಕ್ರಿಯೆ ಮುಂದುವರೆಯಲಾಗದೆ ಇರುವಂತಹ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ/ ನಾಮಪತ್ರ ಹಿಂತೆಗೆದುಕೊಂಡ ಇತ್ಯಾದಿ ಕಾರಣಗಳಿಂದ ಯಾವುದೇ ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾಮ ಪಂಚಾಯಿತಿಯ ಯಾವುದೇ ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾಮ ಪಂಚಾಯಿತಿಯಲ್ಲಿನ ಚುನಾವಣೆ ಘೋಷಿಸಿರುವ ಎಲ್ಲಾ ಸ್ಥಾನಗಳೂ ಅವಿರೋಧವಾಗಿ ಆಯ್ಕೆಯಾಗಿದ್ದು, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು ಚುನಾವಣಾಧಿಕಾರಿಯು ಘೋಷಿಸಿದ್ದಲ್ಲಿ, ಅಂತಹ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುವುದು ತಕ್ಷಣದಿಂದ ನಿಂತುಹೋಗುತ್ತದೆ.

ಗ್ರಾಮ ಪಂಚಾಯಿತಿಯ ಯಾವುದೇ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇಲೆ ತಿಳಿಸಿರುವ ಅವಧಿಯವರೆಗೆ ನೀತಿಸಂಹಿತೆಯು ಜಾರಿಯಲ್ಲಿರುತ್ತದೆ.

ಚುನಾವಣೆ ಕಾಲದಲ್ಲಿ ಭ್ರಷ್ಟಾಚಾರಗಳನ್ನು ತಡೆಗಟ್ಟುವ ಬಗ್ಗೆ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವುದು.

1. ಚುನಾವಣಾಧಿಕಾರಿಗಳು (ಆರ್.ಒ) ಚುನಾವಣೆ ನಡೆಯುವ ಪ್ರತಿಯೊಂದು ಮತಗಟ್ಟೆಯಲ್ಲಿ ಚುನಾವಣಾ ಪ್ರಕ್ರಿಯೆಗಳ ವಿಡಿಯೋಗ್ರಾಫಿಕ್ ಚಿತ್ರೀಕರಣ ಮಾಡಿಸುವುದು.
2. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308ಎಸಿ ರಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸತಕ್ಕದ್ದು.
3. ನೀತಿಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾದೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣೆ ಮುಕ್ತಾಯವಾಗುವವರೆಗೆ ಅಂತಹವರನ್ನು ಕಸ್ತಡಿಯಲ್ಲಿ ಇಡತಕ್ಕದ್ದು.
4. ಮೇಲ್ಕಂಡ ಪ್ರಕರಣದಂತೆ ಚುನಾವಣೆ ಕಾಲದಲ್ಲಿ ಭ್ರಷ್ಟಾಚಾರಗಳನ್ನು ತಡೆಗಟ್ಟುವ ಬಗ್ಗೆ ಸೂಕ್ತ ತಂಡವನ್ನು ರಚಿಸಿ ಕ್ರಮಗಳನ್ನು ಕೈಗೊಳ್ಳುವುದು.
5. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವು ಅಧಿಸೂಚನೆ ಪ್ರಕಟಣೆಯ ದಿನಾಂಕದ ತರುವಾಯ ಬರುವ ಮೂರನೆಯ ದಿನವಾಗಿರುತ್ತದೆ ಎಂಬ ಬಗ್ಗೆ ಪ್ರಚಾರ ಮಾಡುವುದು.

ವಿಶೇಷ ಸೂಚನೆ :

1. ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಹಾಲಿ ಚಾಲ್ತಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ತಯಾರಿಸಿದ ಗ್ರಾಮ ಪಂಚಾಯಿತಿಯ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸುವುದು.
2. ಚುನಾವಣೆ ನಡೆಸಲಾಗುವ ಗ್ರಾಮ ಪಂಚಾಯಿತಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಅವರಿಗೆ ತರಬೇತಿಯನ್ನು ಹಾಗೂ ಚುನಾವಣೆಗೆ ಸಂಬಂಧಪಟ್ಟ ಎಲ್ಲಾ ಅಗತ್ಯ ಮಾಹಿತಿ ಹಾಗೂ ಸುತ್ತೋಲೆ/ ನಿರ್ದೇಶನ ಪತ್ರಗಳ ಪ್ರತಿಯನ್ನು ನೀಡುವುದು.
3. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಗಮನಕ್ಕೆ ಬಂದಾಗ ಆಯೋಗದ ಆದೇಶ ಸಂಖ್ಯೆ:ಎಸ್‌ಇಸಿ:10:ಎಂಐಎಸ್‌ಸಿ:2016 ದಿ.29.06.2016 ಹಾಗೂ ತಿದ್ದುಪಡಿ ದಿ.06.07.2016 ರಂತೆ ಕ್ರಮವಹಿಸುವುದು.
4. ಚುನಾವಣೆ ನಡೆಸಲಾಗುತ್ತಿರುವ ಗ್ರಾಮ ಪಂಚಾಯಿತಿ ಸ್ಥಾನಗಳ ಬಗ್ಗೆ ಸಾರ್ವಜನಿಕ ಮಾಹಿತಿಗಾಗಿ ಸ್ಥಳೀಯ ಪತ್ರಿಕೆಗಳಲ್ಲಿ ಸುದ್ದಿಯಾಗಿ (ವೆಚ್ಚ ಬಾರದಂತೆ) ಪ್ರಕಟಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವುದು.
5. ಕಾಲಕಾಲಕ್ಕೆ ಚುನಾವಣೆಗೆ ಸಂಬಂಧಿಸಿದ ವರದಿಯನ್ನು ಆಯೋಗಕ್ಕೆ ಸಲ್ಲಿಸುವುದು.
6. ರಾಜ್ಯ ಚುನಾವಣಾ ಆಯೋಗದ ಆದೇಶ ಸಂಖ್ಯೆ ರಾಚುಆ:248: ಇಜಿಪಿ:2015, ದಿ.19.03.2015 ರಂತೆ ಗ್ರಾಮ ಪಂಚಾಯಿತಿ ಚುನಾವಣೆಗಳ ಮತಪತ್ರದಲ್ಲಿ "NOTA" ಅವಕಾಶ ಇರುವುದಿಲ್ಲ.

ಆದೇಶಾನುಸಾರ

ಎಂ.ಪಿ.ರಂಜಿತಾ

ಅಧೀನ ಕಾರ್ಯದರ್ಶಿ

ರಾಜ್ಯ ಚುನಾವಣಾ ಆಯೋಗ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಐಶೇಷ ರಾಜ್ಯ ಪತ್ರ

ಭಾಗ - III	ಬೆಂಗಳೂರು, ಗುರುವಾರ, ಫೆಬ್ರವರಿ ೧೪, ೨೦೧೯ (ಮಾಘ ೨೫, ಶಕ ವರ್ಷ ೧೯೪೦)	ನಂ. ೧೨೧
Part - III	Bengaluru, Thursday, February 14, 2019 (Magha 25, Shaka Varsha 1940)	No. 121

ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ಕಲಂ 3(1)ರ ಅಧಿಸೂಚನೆ

ಸಂಖ್ಯೆ: ಸಿಐ 24 ಎಸ್‌ಪಿಕ್ಯೂ 2019, ಬೆಂಗಳೂರು, ದಿನಾಂಕ: 13.02.2019

ಬೆಂಗಳೂರು ಮೆಟ್ರೋ ರೈಲು ಯೋಜನೆಯ ಮೊದಲನೇ ಹಂತದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್‌ಗಾಗಿ ಹೆಚ್ಚುವರಿಯಾಗಿ ಭೂಸ್ವಾಧೀನಪಡಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಈ ಕೆಳಕಂಡ ಸ್ವತ್ತುಗಳುಳ್ಳ ಪ್ರದೇಶವನ್ನು ಕೈಗಾರಿಕಾ ಪ್ರದೇಶವೆಂದು ಘೋಷಿಸಲಾಗಿದೆ.

ಕ್ರ. ಸಂ	ಗುರುತಿನ ಸಂಖ್ಯೆ	ಎಲ್.ಎ. ಸಿಟಿ ಸರ್ವೆ ನಂ.	ಬಿ.ಬಿ.ಎಂ.ಪಿ./ ಮುನಿಸಿಪಲ್ ಖಾತಾ ಸಂಖ್ಯೆ	ಭೂ ಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣ (ಚ.ಮೀ)	ಚಕ್ಕುಬಂದಿ				ಕಟ್ಟಡ / ವಿನ್ಯಾಸಗಳ ವಿವರಗಳು
					ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6				7
ಯಲಚೇನಹಳ್ಳಿ ಮೆಟ್ರೋ ಸ್ಟೇಷನ್									
ಗ್ರಾಮ : ಯಲಚೇನಹಳ್ಳಿ			ಹೋಬಳಿ : ಉತ್ತರಹಳ್ಳಿ		ತಾಲ್ಲೂಕು : ಬೆಂಗಳೂರು ದಕ್ಷಿಣ			ಜಿಲ್ಲೆ : ಬೆಂಗಳೂರು ನಗರ ಜಿಲ್ಲೆ	
1	NSS-58A	33/2ಎ	312/33/260/ 300/275	468.19 - 88.64(ಖ) 379.55	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಸ.ನಂ. 33/2ಬಿ	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಖಾಲಿಜಾಗ
		33/2ಬಿ		283.50					
		ಒಟ್ಟು		751.69					

ಘೋಷ್ವಾರೆ

ಕ್ರ. ಸಂ.	ಯಲಚೇನಹಳ್ಳಿ ಮೆಟ್ರೋ ಸ್ಟೇಷನ್	ನಿಲ್ದಾಣದ ಪ್ರದೇಶ (ಚ.ಮೀ. ಗಳಲ್ಲಿ)
1.	ಯಲಚೇನಹಳ್ಳಿ	751.69
	ಒಟ್ಟು ವಿಸ್ತೀರ್ಣ	751.69

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಬಿ. ವೆಂಕಟೇಶಮೂರ್ತಿ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ)

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ಕಲಂ 1(3)ರ ಅಧಿಸೂಚನೆ

ಸಂಖ್ಯೆ: ಸಿಐ 24 ಎಸ್‌ಪಿಕ್ಯೂ 2019, ಬೆಂಗಳೂರು, ದಿನಾಂಕ: 13.02.2019

ಬೆಂಗಳೂರು ಮೆಟ್ರೋ ರೈಲು ಯೋಜನೆಯ ಮೊದಲನೇ ಹಂತದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್‌ಗಾಗಿ ಹೆಚ್ಚುವರಿಯಾಗಿ ಭೂಸ್ವಾಧೀನಪಡಿಸಿಕೊಳ್ಳಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯೊಳಗೆ ಬರುವ ಈ ಕೆಳಕಂಡ ಸ್ವತ್ತುಗಳುಳ್ಳ ಪ್ರದೇಶಕ್ಕೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ 1966ರ 7ನೇ ಅಧ್ಯಾಯವು ಈ ಅಧಿಸೂಚನೆಯ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರುತ್ತದೆಂದು ಘೋಷಿಸಿದೆ.

ಕ್ರ. ಸಂ	ಗುರುತಿನ ಸಂಖ್ಯೆ	ಎಲ್.ಎ. ಸಿಟಿ ಸರ್ವೆ ನಂ.	ಬಿ.ಬಿ.ಎಂ.ಪಿ./ ಮುನಿಸಿಪಲ್ ಖಾತಾ ಸಂಖ್ಯೆ	ಭೂ ಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣ (ಚ.ಮೀ)	ಚಕ್ಕುಬಂದಿ				ಕಟ್ಟಡ / ವಿನ್ಯಾಸಗಳ ವಿವರಗಳು
					ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6				7
ಯಲಚೇನಹಳ್ಳಿ ಮೆಟ್ರೋ ಸ್ಟೇಷನ್									
ಗ್ರಾಮ : ಯಲಚೇನಹಳ್ಳಿ		ಹೋಬಳಿ : ಉತ್ತರಹಳ್ಳಿ		ತಾಲ್ಲೂಕು : ಬೆಂಗಳೂರು ದಕ್ಷಿಣ			ಜಿಲ್ಲೆ : ಬೆಂಗಳೂರು ನಗರ ಜಿಲ್ಲೆ		
1	NSS-58A	33/2ಎ	312/33/260/ 300/275	468.19 - 88.64(ಖ) 379.55	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಸ.ನಂ. 33/2ಬಿ	ಬಿಎಂಆರ್‌ಸಿಎಲ್‌ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಖಾಲಿಜಾಗ
		33/2ಬಿ		283.50					
	ಒಟ್ಟು			751.69					

ಘೋಷ್ವಾರ

ಕ್ರ. ಸಂ.	ಯಲಚೇನಹಳ್ಳಿ ಮೆಟ್ರೋ ಸ್ಟೇಷನ್	ನಿಲ್ದಾಣದ ಪ್ರದೇಶ (ಚ.ಮೀ. ಗಳಲ್ಲಿ)
1.	ಯಲಚೇನಹಳ್ಳಿ	751.69
	ಒಟ್ಟು ವಿಸ್ತೀರ್ಣ	751.69

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಬಿ. ವೆಂಕಟೇಶಮೂರ್ತಿ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ)

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(1) ರಡಿ ಅಧಿಸೂಚನೆ

ಸಂಖ್ಯೆ: ಸಿಐ 24 ಎಸ್‌ಪಿಕ್ಯೂ 2019, ಬೆಂಗಳೂರು, ದಿನಾಂಕ: 13.02.2019

ಕೆಳಕಂಡ ಷೆಡ್ಯೂಲ್‌ನಲ್ಲಿ ನಮೂದಿಸಿರುವ ಸ್ವತ್ತುಗಳು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಬೆಂಗಳೂರು ಮೆಟ್ರೋ ರೈಲು ಯೋಜನೆಯ ಮೊದಲನೇ ಹಂತದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್‌ಗಾಗಿ ಹೆಚ್ಚುವರಿಯಾಗಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಬೇಕಾಗಿದೆ.

1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆಯ ವಿಧಿ 28(1) (1966ರ 18ನೇ ನಂ. ಕಾಯ್ದೆಯ) ಪ್ರಕಾರ ದತ್ತವಾದ ಅಧಿಕಾರದ ಮೇರೆಗೆ ಸದರಿ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳುವ ಉದ್ದೇಶದಿಂದ ಈ ಅಧಿಸೂಚನೆ ಪ್ರಕಟಿಸಲಾಗಿದೆ.

ಮೇಲ್ಕಂಡ ಕಾಯ್ದೆಯ ವಿಧಿ 35ರ ಮೇರೆಗೆ ಕೆಲಸ ನಿರ್ವಹಿಸಲು ಈ ಜಮೀನುಗಳಿಗೆ ಯಾವುದೇ ವ್ಯಕ್ತಿಯನ್ನು ತಡೆಯುವುದಾಗಲೀ ಅಥವಾ ಅಡ್ಡಿಪಡಿಸುವುದಾಗಲೀ ಮಾಡಕೂಡದೆಂದು ಈ ಜಮೀನುಗಳಲ್ಲಿ ಆಸಕ್ತಿ ಹೊಂದಿರುವ ಎಲ್ಲಾ ವ್ಯಕ್ತಿಗಳಿಗೂ ಈ ಮೂಲಕ ಎಚ್ಚರಿಸಲಾಗಿದೆ.

ಈ ಅಧಿಸೂಚನೆ ಪ್ರಕಟಣೆಯಾಗಿರುವ ತಾರೀಖಿನ ನಂತರ ಬೆಂಗಳೂರು ವಿಭಾಗದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿ (ಮೆಟ್ರೋ) ಯವರ ಅನುಮತಿಯಿಲ್ಲದೆ ಸದರಿ ಸ್ವತ್ತುಗಳನ್ನು ವಿಲೆ ಮಾಡಲು ಒಪ್ಪಂದ ಕ್ರಯ, ಭೋಗ್ಯ, ಲೀಸ್, ಅದಲು-ಬದಲು ವಗೈರೆ ಮಾಡುವಂತಿಲ್ಲ ಮತ್ತು ಸದರಿ ಸ್ವತ್ತುಗಳಲ್ಲಿ ಈ ಅಧಿಸೂಚನೆ ಪ್ರಕಟಣೆ ನಂತರ ಕಟ್ಟಡಗಳ ನಿರ್ಮಾಣ ಮತ್ತಿತರ ಅಭಿವೃದ್ಧಿ ಕೆಲಸಗಳನ್ನು ಮಾಡುವಂತಿಲ್ಲ. ಒಂದು ವೇಳೆ ಮಾಡಿದರೂ 2013ರ ರೈಟ್ ಟು ಫೇರ್ ಕಾಂಪೆನ್ಸೇಷನ್ ಅಂಡ್ ಟ್ರಾನ್ಸ್‌ಪರೆನ್ಸಿ ಇನ್ ಲ್ಯಾಂಡ್ ಅಕ್ವಿರಿಷನ್, ರೀಹ್ಯಾಬಿಲಿಟೇಷನ್ ಅಂಡ್ ರಿಸೆಟ್‌ಲ್‌ಮೆಂಟ್ ಆಕ್ಟ್ 2013 (Right to Fair Compensation and Transparency in Land Acquisition, Rehabilitation and Resettlement Act, 2013) ಮತ್ತು 1966ರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಕಾಯ್ದೆ ವಿಧಿ 30 ಅನ್ನು ಓದಿಕೊಳ್ಳುವ ಮೇರೆಗೆ (ಪರಿಹಾರಧನ ನಿಗದಿ ಮಾಡುವಾಗ ಈ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ) ಮತ್ತು ಅಂತಿಮವಾಗಿ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು.

ಕ್ರ. ಸಂ	ಖಾತೆದಾರರ ಹೆಸರು	ಅನುಭವದಾರರ ಹೆಸರು	ಗುರುತಿನ ಸಂಖ್ಯೆ	ಎಲ್.ಎ. ಸಿಟಿ ಸರ್ವೆ ನಂ.	ಬಿ.ಬಿ.ಎಂ.ಪಿ./ ಮುನಿಸಿಪಲ್ ಖಾತಾ ಸಂಖ್ಯೆ	ಭೂ ಸ್ವಾಧೀನಕ್ಕೆ ಒಳಪಡುವ ವಿಸ್ತೀರ್ಣ (ಚ.ಮೀ)	ಚಕ್ಕುಬಂದಿ				ಕಟ್ಟಡ / ವಿನ್ಯಾಸಗಳ ವಿವರಗಳು
							ಪೂರ್ವ	ಪಶ್ಚಿಮ	ಉತ್ತರ	ದಕ್ಷಿಣ	
1	2	3	4	5	6	7	8				9
ಯಲಚೇನಹಳ್ಳಿ ಮೆಟ್ರೋ ಸ್ಟೇಷನ್											
ಗ್ರಾಮ : ಯಲಚೇನಹಳ್ಳಿ			ಹೋಬಳಿ : ಉತ್ತರಹಳ್ಳಿ			ತಾಲ್ಲೂಕು : ಬೆಂಗಳೂರು ದಕ್ಷಿಣ			ಜಿಲ್ಲೆ : ಬೆಂಗಳೂರು ನಗರ ಜಿಲ್ಲೆ		
1	ಆರ್. ಅಶೋಕ್ ಕುಮಾರ್ ಬಿನ್ ವೈ. ರಾಮಚಂದ್ರ ನಾಯ್ಡು	ಆರ್. ಅಶೋಕ್ ಕುಮಾರ್	NSS-58A	33/2ಎ	312/33/260/300/275	468.19 = 88.64(ಖ) 379.55	ಬಿಎಂಆರ್ ಸಿಎಲ್ ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಬಿಎಂಆರ್ ಸಿಎಲ್ ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಸ.ನಂ. 33/2ಬಿ	ಬಿಎಂಆರ್ ಸಿಎಲ್ ಗೆ ಭೂಸ್ವಾಧೀನ ವಾಗಿರುವ ಸ್ವತ್ತು	ಖಾಲಿಜಾಗ
				33/2ಬಿ		283.50					
				ಒಟ್ಟು		751.69					

ಘೋಷ್ವಾರೆ

ಕ್ರ. ಸಂ.	ಯಲಚೇನಹಳ್ಳಿ ಮೆಟ್ರೋ ಸ್ಟೇಷನ್	ನಿಲ್ಲಾಣದ ಪ್ರದೇಶ (ಚ.ಮೀ. ಗಳಲ್ಲಿ)
1.	ಯಲಚೇನಹಳ್ಳಿ	751.69
ಒಟ್ಟು ವಿಸ್ತೀರ್ಣ		751.69

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

ಬಿ. ವೆಂಕಟೇಶಮೂರ್ತಿ

ಸರ್ಕಾರದ ಅಧೀನ ಕಾರ್ಯದರ್ಶಿ (ಕೈ.ಅ)

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಮಂಗಳವಾರ, ಫೆಬ್ರವರಿ ೧೨, ೨೦೧೯ (ಮಾಘ ೨೩, ಶಕ ವರ್ಷ ೧೯೪೦) Bengaluru, Tuesday, February 12, 2019 (Magha 23, Shaka Varsha 1940)	ನಂ. ೧೦೮ No. 108
---------------------	--	--------------------

ಸಂಸದೀಯ ವ್ಯವಹಾರಗಳ ಸಚಿವಾಲಯ

ತಿದ್ದುಪಡಿ

ಸಂಖ್ಯೆ: ಸಂವ್ಯಾಘ 33 ಅಶಾರ 2019, ಬೆಂಗಳೂರು, ದಿನಾಂಕ: 12.02.2019

ವಿಷಯ: The Karnataka Parliamentary Secretaries (Functions and Duties) Rules, 2016.

ಉಲ್ಲೇಖ: ದಿನಾಂಕ:18.11.2016ರ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆ
ನಂ.1281ರಲ್ಲಿ ಪ್ರಕಟವಾದ ಅಧಿಸೂಚನೆಯ ಸಂಖ್ಯೆ: ಸಂವ್ಯಾಘ 299
ಅಶಾರ 2016, ಬೆಂಗಳೂರು ದಿನಾಂಕ: 18.11.2016.

ದಿನಾಂಕ: 18.11.2016 ರ ಕರ್ನಾಟಕ ರಾಜ್ಯಪತ್ರದ ವಿಶೇಷ ಪತ್ರಿಕೆ ಸಂಖ್ಯೆ: 1281 ಭಾಗ IV-Aರಲ್ಲಿ ಪ್ರಕಟವಾದ ಅಧಿಸೂಚನೆ ಸಂಖ್ಯೆ:ಸಂವ್ಯಾಘ 299 ಅಶಾರ 2016, ಬೆಂಗಳೂರು, ದಿನಾಂಕ: 18.11.2016ರ ಅಂಗ ಭಾಷೆಯ ಅಧಿಸೂಚನೆಯಲ್ಲಿ ಈ ಮುಂದಿನಂತೆ ತಿದ್ದಿ ಓದಿಕೊಳ್ಳತಕ್ಕದು, ಎಂದರೆ:-

ಸದರಿ ಅಧಿಸೂಚನೆಯಲ್ಲಿ,-

ಪುಟ ಸಂಖ್ಯೆ	ಸಾಲು	ಇರುವುದು	ಓದಿಕೊಳ್ಳುವುದು
2	1 ಮತ್ತು 2	The Karnataka Parliamentary Secretaries Allowances Act, 1963	The Karnataka Parliamentary Secretaries (Salary, Allowances and Miscellaneous Provisions) Act, 1963.
2	9	The Karnataka Parliamentary Secretaries Allowances Act, 1963	The Karnataka Parliamentary Secretaries (Salary, Allowances and Miscellaneous Provisions) Act, 1963.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ದ್ವಾರಕನಾಥ ಬಾಬು
ಸರ್ಕಾರದ ಕಾರ್ಯದರ್ಶಿ
ಸಂಸದೀಯ ವ್ಯವಹಾರಗಳ ಇಲಾಖೆ.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲ್ಲಾ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೦೯
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 109

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/01/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಎನ್‌ಐಇ ವಿಶ್ವವಿದ್ಯಾಲಯ ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-01)

ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ಶಾಖೆಗಳು, ಕಲೆ, ವ್ಯವಸ್ಥಾಪನೆ, ವಾಣಿಜ್ಯ ಇವುಗಳಲ್ಲಿ ಅನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣದ ಪ್ರಗತಿಯನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಹಾಗೂ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿಯ ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ಶಾಖೆಗಳು, ಕಲೆ, ವ್ಯವಸ್ಥಾಪನೆ, ವಾಣಿಜ್ಯ ಇವುಗಳಲ್ಲಿ ಅನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣದ ಪ್ರಗತಿಯನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ಹಾಗೂ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿಯ ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಎನ್‌ಐಇ ವಿಶ್ವವಿದ್ಯಾಲಯ ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 26ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ, ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಶೈಕ್ಷಣಿಕ ಪರಿಷತ್ತು ಅಥವಾ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರ ಅಥವಾ ಸಂದರ್ಭಾನುಸಾರವಾಗಿ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ 25ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ರಾಜ್ಯದೊಳಗೆ ಇರುವ ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 28ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಶಿಕ್ಷಕರ ಶಿಕ್ಷಣದ ರಾಷ್ಟ್ರೀಯ ಪರಿಷತ್ತು, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು, ವಾಸ್ತುಶಿಲ್ಪ ಪರಿಷತ್ತು ಇಂಥವುಗಳಲ್ಲಿ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದು ಸರ್ಕಾರವನ್ನು ಒಳಗೊಳ್ಳುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಿದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ರಾಜ್ಯದೊಳಗಿನ ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ

- ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ಪ್ರದತ್ತ ಮಾಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;
- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಸೊಸೈಟಿ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿ;
- (ಕ್ಯೂ) “ಸೊಸೈಟಿ” ಎಂದರೆ, ಸೊಸೈಟಿಗಳ ನೋಂದಣಿ ಅಧಿನಿಯಮ, 1860ರ (1860ರ ಕರ್ನಾಟಕ ಅಧಿನಿಯಮ 21) ಅಡಿಯಲ್ಲಿ ನೋಂದಾಯಿತವಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿ;
- (ಆರ್) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಎಸ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಟಿ) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಸಂಬಂಧದಲ್ಲಿ ಸಲಹೆಗಳನ್ನು ನೀಡುವ, ಸಮಾಲೋಚನೆ ಮಾಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ರಾಜ್ಯದೊಳಗಿನ ಒಂದು ಕೇಂದ್ರ;
- (ಯು) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿರ್ದಿಷ್ಟಪಡಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ವಿ) “ವಿಶ್ವವಿದ್ಯಾಲಯ” ಎಂದರೆ, “ಎನ್‌ಐಇ ವಿಶ್ವವಿದ್ಯಾಲಯ”;
- (ಡಬ್ಲ್ಯೂ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ಪ್ರಾಯೋಜಕ ಸೊಸೈಟಿಯು ಹೊಂದಿರತಕ್ಕದ್ದು.

(2) ಸೊಸೈಟಿಯು ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ಸೊಸೈಟಿಯ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಘಾತಕಲ್ಪಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;

- (viii) ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- (ix) ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- (x) ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನುಳಿದು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿಧಿಸತಕ್ಕ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;
- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಪ್ರಾಯೋಜಕ ಸೊಸೈಟಿ ದೊರಕಿಸಿಕೊಡಲಿರುವ ವರ್ಷಗಳ ಅನುಭವ ಮತ್ತು ಪರಿಣಿತಿ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ ; ಮತ್ತು
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ಈ ಅಧಿನಿಯಮದ ಅಡಿಯಲ್ಲಿ ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡಲು ಪ್ರಾಯೋಜಕ ಸೊಸೈಟಿಯಿಂದ ಸ್ವೀಕರಿಸಲಾದ ಪ್ರಸ್ತಾವಗಳನ್ನು ಪರಿಶೀಲಿಸುವುದಕ್ಕಾಗಿ ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂವರು ಸದಸ್ಯರುಗಳನ್ನು ಒಳಗೊಂಡ ಒಂದು ಶೋಧನಾ ಸಮಿತಿಯನ್ನು ರಚಿಸತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ, ಈ ಮುಂದಿನವುಗಳನ್ನು ಹೊಂದಿದೆ ಎಂದು ಮನಗಾಣತಕ್ಕದ್ದು, ಎಂದರೆ:-

(i) ಸಾಕಷ್ಟು ಮೂಲ ಸೌಕರ್ಯಗಳೊಂದಿಗೆ, ವಿಶ್ವವಿದ್ಯಾಲಯವನ್ನು ನಡೆಸಲು ಸೊಸೈಟಿಯ ಸಾಮರ್ಥ್ಯ;

(ii) ಅದು ಇರುವ ಸ್ಥಳದ ಅನುಸಾರವಾಗಿ ಕೆಳಗೆ ನಿರ್ದಿಷ್ಟಪಡಿಸಿದ ವ್ಯಾಪ್ತಿಯಲ್ಲಿ ಭೂಮಿಯ ಮಾಲಿಕತ್ವವನ್ನು ಹೊಂದಿದೆ, ಎಂದರೆ :-

(ಎ) ಅದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆ ಭೂಮಿ;

(ಬಿ) ಅದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯ ಹೊರಗೆ ಆದರೆ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗಿದ್ದರೆ ನಲವತ್ತು ಎಕರೆ ಭೂಮಿ;

(ಸಿ) (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿ ಇತರ ಸ್ಥಳಗಳಲ್ಲಿ ಐವತ್ತು ಎಕರೆಗಳಿಗೆ ಕಡಿಮೆಯಿಲ್ಲದಷ್ಟು ಭೂಮಿ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ಸೊಸೈಟಿ ಅಥವಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 48ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ಸೊಸೈಟಿಗೆ ನಿರ್ದೇಶನ ನೀಡಬಹುದು;

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಎನ್‌ಐಇ ವಿಶ್ವವಿದ್ಯಾಲಯ ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಮೈಸೂರಿನಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ಸ್ಥಾಪನೆಯಾದ ಐದು ವರ್ಷಗಳ ತರುವಾಯ ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಎಲ್ಲಿಯಾದರೂ ಹೊಂದಿರತಕ್ಕದ್ದು ಮತ್ತು ಇದು ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟಿರತಕ್ಕದ್ದು ಹಾಗೂ ವಿಶ್ವವಿದ್ಯಾಲಯ ಅನುದಾನಗಳ ಆಯೋಗದ ಗುಣಮಟ್ಟಗಳಿಗನುಸಾರವಾಗಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ಪ್ರಾಯೋಜಕ ಸೊಸೈಟಿಯು ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹರಣೆಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹರಣೆಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷ್ಠಾನಗೊಳಿಸುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲವುಳ್ಳ ಲಾಭರಹಿತ ಸಂಸ್ಥೆಯಾಗಿರತಕ್ಕದ್ದು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ರಾಜ್ಯ ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಅಥವಾ

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳ ಪ್ರಯೋಜನಕ್ಕಾಗಿ,

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

(i) ಇತರ ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳನ್ನು ಒಳಗೊಂಡಂತೆ ತಾಂತ್ರಿಕ ಶಿಕ್ಷಣ, ಹಣಕಾಸು, ವ್ಯವಸ್ಥಾಪನೆ, ಬೋಧನೆ ಕಲಿಕೆ, ಮುಕ್ತ ಕಲೆಗಳು, ಮಾನವಿಕಗಳು, ಕಲೆ, ವಿವಿಧ ವ್ಯಾಸಂಗ ಕ್ರಮಗಳಲ್ಲಿ ಶಿಕ್ಷಣ, ಬೋಧನೆ ತರಬೇತಿ, ಸಂಶೋಧನೆ, ಸಮಾಲೋಚನೆ ಮತ್ತು ಅಭಿವೃದ್ಧಿಯನ್ನು ಕಲ್ಪಿಸುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಂಶೋಧನೆ, ಪ್ರಗತಿ ಮತ್ತು ಜ್ಞಾನ ಪ್ರಸಾರಕ್ಕೆ ಉಪಬಂಧಗಳನ್ನು ಕಲ್ಪಿಸುವುದು;

(ii) ಉನ್ನತ ಮತ್ತು ವೃತ್ತಿ ಶಿಕ್ಷಣದಲ್ಲಿ ಬೋಧಕರಿಗಾಗಿ, ಆಡಳಿತಗಾರರಿಗಾಗಿ ಹಾಗೂ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ವೃತ್ತಿನಿರತರಿಗಾಗಿ ಮತ್ತು ಇತರ ವ್ಯವಸ್ಥೆಗಳಲ್ಲಿನ ಅಭಿವೃದ್ಧಿ

ವೃತ್ತಿ ನಿರತರಿಗಾಗಿ ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ವೃದ್ಧಿ ಹಾಗೂ ಬೆಳವಣಿಗೆ ವ್ಯವಸ್ಥೆಗಳನ್ನು ವಿದ್ಯಾರ್ಥಿಗಳಿಗಾಗಿ ಮತ್ತು ಪ್ರಚುರಪಡಿಸುವುದು ;

- (iii) ಗುಣಮಟ್ಟದ ಶಿಕ್ಷಣಕ್ಕೆ ಕೊಡುಗೆಯನ್ನು ನೀಡಲು ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;
- (iv) ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಐದು ವರ್ಷಗಳ ತರುವಾಯ ಕರ್ನಾಟಕದ ಹಲವು ಸ್ಥಳಗಳಲ್ಲಿ ಅಧ್ಯಯನ ಕೇಂದ್ರಗಳು, ಘಟಕ ಕಾಲೇಜುಗಳು ಮತ್ತು ಪ್ರಾದೇಶಿಕ ಕೇಂದ್ರಗಳನ್ನು ಹೊಂದುವುದು ಹಾಗೂ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯ ಅನುದಾನಗಳ ಆಯೋಗದ ರೂಢಿಗಳ ಅನುಸಾರವಾಗಿ ತಾಂತ್ರಿಕ ಮತ್ತು ವೃತ್ತಿ ಶಿಕ್ಷಣ ಹಾಗೂ ಸಾಮಾಜಿಕ ಮತ್ತು ಮಾನವ ಅಭಿವೃದ್ಧಿಗಳಲ್ಲಿ ಶೈಕ್ಷಣಿಕ ಬದಲಾವಣೆಗಾಗಿ ಕೊಡುಗೆ ನೀಡುವುದು ಮತ್ತು ಅದರ ಅಭ್ಯರ್ಥಿಸುವಿಕೆಯನ್ನು ಅಭಿವೃದ್ಧಿಗೊಳಿಸುವುದು;
- (v) ಮೌಲ್ಯಮಾಪನದ ವಿವಿಧ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ಪದವಿಗಳನ್ನು, ಡಿಪ್ಲೋಮಾಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (vi) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿದ್ಯಾರ್ಥಿಗಳನ್ನು, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (vii) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕಿರಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (viii) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ಸಂಸ್ಥೆಗಳೊಂದಿಗೆ ಸಹಭಾಗಿತ್ವದಲ್ಲಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (ix) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳಕಿಗೆ ತರುವುದು;
- (x) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (xi) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು,

ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ವಿಶ್ವವಿದ್ಯಾಲಯದ ಸ್ಥಾಪನೆಯ ದಿನಾಂಕದಿಂದ ಐದು ವರ್ಷಗಳ ತರುವಾಯ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;

- (iv) ಪರಿನಿಯಮಗಳನುಸಾರವಾಗಿ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡುಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜುಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪತ್ಯೇತರ ಚಟುವಟಿಕೆಗಳಿಗೆ ಉಪಬಂಧಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸುಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸಿನ, ಪ್ರಾದೇಶಿಕ ಕೇಂದ್ರದ ಮತ್ತು ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಟ್ರಸ್ಟ್ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;
- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತಿಸುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಠ್ಯ ಬರಹಗಾರರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಪರಿಚಯಾತ್ಮಕ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಪೆನ್ ಡ್ರೈವ್‌ಗಳು ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;

- (xix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು ಮತ್ತು ತೆಗೆದುಕೊಳ್ಳುವುದು ಹಾಗೂ ನಡೆಸುವುದು ;
- (xx) ವ್ಯವಸ್ಥಾಪನಾ ಮಂಡಳಿ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರದ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರದ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ಕೇಂದ್ರ ಸರ್ಕಾರವು ಅಥವಾ ರಾಜ್ಯ ಸರ್ಕಾರವು ಅಥವಾ ಸಂದರ್ಭಾನುಸಾರವಾಗಿ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಪಿಹೆಚ್‌ಡಿ ಮತ್ತು ಸಂಶೋಧನೆ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.- ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಈ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್‌ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- ಪ್ರಬಂಧಕ ಮಂಡಳಿಯ ಪ್ರಥಮ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು.

ಅಧ್ಯಾಯ -□III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- ಸಂದರ್ಶಕರು;
- ಸಹ-ಸಂದರ್ಶಕರು;
- ಕುಲಾಧಿಪತಿಗಳು;

- (iv) ಸಹ-ಕುಲಾಧಿಪತಿಗಳು;
- (v) ಕುಲಪತಿಗಳು;
- (vi) ಸಹಕುಲಪತಿಗಳು;
- (vii) ವ್ಯಾಸಂಗ ವಿಭಾಗದ ಡೀನ್‌ಗಳು;
- (viii) ಕುಲಸಚಿವರು;
- (ix) ಹಣಕಾಸು ಅಧಿಕಾರಿ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

13. ಸಂದರ್ಶಕರು.-(1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.-(1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಮಂತ್ರಿಗಳು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.-(1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತನು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಪ್ರಾಯೋಜಕ ಸಂಸ್ಥೆಯ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿರತಕ್ಕದ್ದು.

(4) ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಯನ್ನು ನೇಮಿಸಬಹುದು.

(5) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂಥ ಪದಧಾರಣೆ ಮಾಡತಕ್ಕದ್ದು.

(6) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಸಹ-ಕುಲಾಧಿಪತಿಗಳು, ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;

- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳನ್ನು ಹಾಗೂ ಹಣಕಾಸು ಅಧಿಕಾರಿಯನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(7) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂಬಂಧದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಸಹ-ಕುಲಾಧಿಪತಿಗಳು.- (1) ಪರಿನಿಯಮಗಳಲ್ಲಿ ಹೇಳಬಹುದಾದ ಅಂಥ ಇತರ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಪ್ರಾಯೋಜಕ ಸಂಸ್ಥೆಯು ನಿಯಮಿಸಿದ ಅವಧಿಗಾಗಿ, ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಗಳನ್ನು ನೇಮಕ ಮಾಡತಕ್ಕದ್ದು.

(2) ಸಹ-ಕುಲಾಧಿಪತಿಯು, ಕುಲಾಧಿಪತಿಯ ಗೈರುಹಾಜರಿಯಲ್ಲಿ ಆತನ ಎಲ್ಲಾ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕುಲಾಧಿಪತಿಯ ಲಿಖಿತ ಅನುಮೋದನೆಯೊಂದಿಗೆ ಆತನಿಗೆ ಯಾವುದೇ ಹೆಚ್ಚುವರಿ ಕರ್ತವ್ಯಗಳನ್ನು ವಹಿಸತಕ್ಕದ್ದು.

(3) ಸಹ-ಕುಲಾಧಿಪತಿಯು, ಕುಲಾಧಿಪತಿಯ ಗೈರು ಹಾಜರಿಯಲ್ಲಿ ಎಲ್ಲಾ ಸಮಿತಿಗಳು, ಸಭೆಗಳು ಮತ್ತು ಘಟಿಕೋತ್ಸವದ ಅಧ್ಯಕ್ಷತೆ ವಹಿಸತಕ್ಕದ್ದು.

17. ಕುಲಪತಿಗಳು.- (1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

- (i) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;
- (ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶನ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು

ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂಥ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು, ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೃಹ ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

18. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

20. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು, ಅಥವಾ ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

21. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

22. ಇತರ ಅಧಿಕಾರಿಗಳು.— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV
ವಿಶ್ವವಿದ್ಯಾಲಯದ ಪ್ರಾಧಿಕಾರಗಳು

23. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.- ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:-

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

24. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.-(1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಸಹ-ಕುಲಾಧಿಪತಿಯವರು - ಸದಸ್ಯರು;
- (iii) ಕುಲಪತಿಯವರು - ಸದಸ್ಯರು;
- (iv) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಮೂವರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (vii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (viii) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೈರುಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಕೋರಂ ಆಗಿರತಕ್ಕದ್ದು:

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;

- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು; ಮತ್ತು
- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.
- (7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.
- (8) ಪ್ರಬಂಧಕ ಮಂಡಳಿಯು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

25. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯಕಾರಿ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

26. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು

(iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ (general) ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

27. ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು.- (1) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರಗಳ ಆದ್ಯತೆಯು ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ

ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಪ್ರಧಾನ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ
- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು
- (vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

28. ಹಣಕಾಸು ಸಮಿತಿ.- (1) ಹಣಕಾಸು ಸಮಿತಿ ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
- (ii) ಸಹ-ಕುಲಾಧಿಪತಿಯವರು - ಸದಸ್ಯರು
- (iii) ಕುಲಪತಿಯವರು - ಸದಸ್ಯರು
- (iv) ಕುಲಸಚಿವರು - ಸದಸ್ಯರು
- (v) ಹಣಕಾಸು ಅಧಿಕಾರಿ - ಕಾರ್ಯದರ್ಶಿ
- (vi) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು ಮತ್ತು
- (vii) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ನೋಡಿಕೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

29. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

30. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ; ಮತ್ತು
- (ಎಫ್) ಪ್ರಾಯೋಜಕ ಸಂಸ್ಥೆಯು ಯಾವುವೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

31. ಖಾಲಿ ಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿ ಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

32. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುವೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೇ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V

ಪರಿನಿಯಮಗಳು ಮತ್ತು ವಿನಿಯಮಗಳು

33. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) 52ನೇ ಪ್ರಕರಣಕ್ಕೆ ಒಳಪಟ್ಟು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿಧಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣಗಳು, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಹುದ್ದೆಗಳ ಸೃಜನೆ ಮತ್ತು ರದ್ದತಿಗಾಗಿ ಕಾರ್ಯವಿಧಾನ; ಮತ್ತು
- (xiv) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

34. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

35. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

36. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;
- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ವಿಧಾನ ಮತ್ತು ಷರತ್ತುಗಳು ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ; ಮತ್ತು
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

37. ವಿನಿಯಮಗಳ ರಚನೆ ವಿಧಾನ.- ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

38. ವಿನಿಯಮಗಳ ತಿದ್ದುಪಡಿಗೆ ಅಧಿಕಾರ.- ವ್ಯವಸ್ಥಾಪನಾ ಮಂಡಳಿಯು ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

39. ಶುಲ್ಕ ನಿಗದಿ.- (1) 9ನೇ ಪ್ರಕರಣದ ಪರಂತುಕದ ಅಡಿಯಲ್ಲಿ ರಾಜ್ಯ ಸರ್ಕಾರದ ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡಲಾದ ಪ್ರವೇಶಗಳಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳಲ್ಲಿನ ಶೇಕಡಾ ನಲವತ್ತರಷ್ಟು ಪ್ರವೇಶಗಳ ಸಂಬಂಧದಲ್ಲಿ ಶುಲ್ಕವು ಸರ್ಕಾರ ಮತ್ತು ವಿಶ್ವವಿದ್ಯಾಲಯವು ಸಮ್ಮತಾಭಿಪ್ರಾಯದ ಒಪ್ಪಂದದ ಪ್ರಕಾರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) ಅನುಸಾರವಾಗಿ ಸರ್ಕಾರಿ ಸೀಟುಗಳಿಗಾಗಿ ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸಿದಂತೆ ಇರತಕ್ಕದ್ದು.

(2) ವಿಶ್ವವಿದ್ಯಾಲಯದ ಇತರ ಸೀಟುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳು (ಪ್ರವೇಶ, ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) 6ನೇ ಪ್ರಕರಣದ ಉಪಬಂಧಗಳ ಅನುಸಾರವಾಗಿ ಉಚ್ಚ ನಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯ ಅಡಿಯಲ್ಲಿ ರಚಿಸಲಾದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕವನ್ನು ನಿಗದಿಪಡಿಸತಕ್ಕದ್ದು. ಈ ಪ್ರಕರಣದ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವನ್ನು ಖಾಸಗಿ ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದು ಭಾವಿಸತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

40. ನೌಕರರ ಸೇವಾ ಷರತ್ತುಗಳು.- (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ

ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

41. ಮೇಲ್ಮನವಿ ಹಕ್ಕು.- ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

42. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

43. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

44. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

45. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

46. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹಾರಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

47. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

48. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ:

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ವಿಶ್ವವಿದ್ಯಾಲಯದ ದತ್ತಿ ನಿಧಿ.-(1) ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ವಿಶ್ವವಿದ್ಯಾಲಯವು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

50. ಸಾಮಾನ್ಯ ನಿಧಿ.-(1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

51. ಅಭಿವೃದ್ಧಿ ನಿಧಿ.-(1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;

(iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗಳು; ಮತ್ತು

(v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

52. ನಿಧಿಗಳ ನಿರ್ವಹಣೆ.- 48, 49, 50 ಮತ್ತು 51ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

53. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ಸಿದ್ಧಪಡಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ ತಿಂಗಳಿನಲ್ಲಿ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

54. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ಸಿದ್ಧಪಡಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ಅವುಗಳನ್ನು ಸರಿಪಡಿಸಲು, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ನೀಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

55. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

56. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

57. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವೊಬ್ಬ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ಅಪರಾಧವನ್ನು ಎಸಗುವಲ್ಲಿ ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

58. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಯಾವೊಬ್ಬ ಅಧಿಕಾರಿಯು, ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

59. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ವಿಶ್ವವಿದ್ಯಾಲಯದ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

60. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 59ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

61. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

62. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿ, ಮೈಸೂರು ಇದು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಹೆಸರಾಂತ ಸಂಸ್ಥೆಯ ಮೂಲಕ ಖಾಸಗಿ ವಿಶ್ವವಿದ್ಯಾಲಯವು ಸ್ಥಾಪನೆಯಾದಲ್ಲಿ ಅದು ಖಚಿತವಾಗಿ ಅವಶ್ಯವುಳ್ಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಸರಿಸಲು ನೆರವಾಗುತ್ತದೆ. ಇದು ಉನ್ನತ ಶಿಕ್ಷಣವಲಯದಲ್ಲಿ ಒಟ್ಟು ಪ್ರವೇಶಾತಿಯ ಪ್ರಮಾಣದ ಹೆಚ್ಚುವಿಕೆಯನ್ನು ಕೂಡ ತ್ವರಿತಗೊಳಿಸುತ್ತದೆ.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿ, ಮೈಸೂರು ಇದರ ಮೂಲಕ ಎನ್‌ಐಇ ವಿಶ್ವವಿದ್ಯಾಲಯ ಎಂಬ ಹೆಸರಿನ ಏಕಾತ್ಮಕ ಸ್ವರೂಪಕ ಖಾಸಗಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ವಿಜ್ಞಾನ, ಇಂಜಿನಿಯರಿಂಗ್, ಕಲೆ, ವ್ಯವಸ್ಥಾಪನೆ, ವಾಣಿಜ್ಯ ಇಂಥ ಒಂದು ಅಥವಾ ಹೆಚ್ಚಿನ ಕ್ಷೇತ್ರದಲ್ಲಿ ಕಲಿಕೆ, ಬೋಧನೆ, ತರಬೇತಿ, ಸಮಾಲೋಚನೆ, ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಪ್ರೋತ್ಸಾಹಿಸುವ ಮತ್ತು ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತದೆ.

ಅದಕ್ಕನುಸಾರವಾಗಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸೊಸೈಟಿ, ಮೈಸೂರು ಇದರ ಮೂಲಕ ಖಾಸಗಿವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯದ ಸ್ಥಾಪನೆ ಮತ್ತು ನಿಗಮಿತಗೊಳಿಸುವುದಕ್ಕಾಗಿ ಒಂದು ಹೊಸ ಶಾಸನವನ್ನು ಅಧಿನಿಯಮಗೊಳಿಸುವುದು ಅತ್ಯಾವಶ್ಯಕವಾಗುತ್ತದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರದ ಕುರಿತು ಜ್ಞಾಪನ ಪತ್ರ

ಖಂಡ 40:	(1)ನೇ ಉಪಖಂಡವು, ವಿಶ್ವವಿದ್ಯಾಲಯದ ಸಿಬ್ಬಂದಿಯ ನೇಮಕಾತಿಯ ಅಂಥ ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 48:	(2)ನೇ ಉಪಖಂಡವು, ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 52:	48, 49, 50 ಮತ್ತು 51ನೇ ಪ್ರಕರಣದ ಅಡಿಯಲ್ಲಿ ಸ್ಥಾಪನೆಯಾದ ನಿಧಿಯನ್ನು ನಿಯಂತ್ರಿಸುವುದನ್ನು ಮತ್ತು ನಿರ್ವಹಣೆ ಮಾಡುವುದನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59:	(3)ನೇ ಉಪಖಂಡವು, ಸರ್ಕಾರವು ನೀಡಿದ ನಿರ್ದೇಶನವನ್ನು ವ್ಯವಸ್ಥಾಪನೆಯು ಯಾವ ಅವಧಿಯೊಳಗೆ ಪಾಲಿಸತಕ್ಕದ್ದು ಎಂಬುದನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಅಥವಾ ಅದರ ಯಾವುದೇ ಕೋರ್ಸ್‌ನ್ನು ಸಮಾಪನಗೊಳಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 60:	(1)ನೇ ಉಪಖಂಡವು, ವಿಶ್ವವಿದ್ಯಾಲಯದ ವ್ಯವಸ್ಥಾಪನೆಯನ್ನು ವಶಕ್ಕೆ ತೆಗೆದುಕೊಳ್ಳುವಾಗ ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 62:	ಈ ಅಧಿನಿಯಮದ ಉದ್ದೇಶಗಳನ್ನು ಕೈಗೊಳ್ಳುವುದಕ್ಕೆ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಜಿ.ಟಿ. ದೇವೇಗೌಡ
ಉನ್ನತ ಶಿಕ್ಷಣ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

**KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION**

**THE NIE UNIVERSITY BILL, 2019
(LA Bill No. 01 of 2019)**

A Bill to establish and incorporate in the State of Karnataka a University of unitary in nature in private sector by the National Institute of Engineering Society to promote and undertake the advancement of applied University education in Sciences, all branches of Engineering, Arts, Management, Commerce, and for the matters connected therewith or incidental thereto.

Whereas it is expedient to establish and incorporate in the State of Karnataka a University of unitary in nature in private sector by the National Institute of Engineering Society to promote and undertake the advancement of applied University Education in Sciences all branches of Engineering, Arts, Management, Commerce and for the matters connected therewith or incidental thereto for the purposes hereinafter appearing.

Be it enacted by the Karnataka State Legislature in the seventieth year of the Republic of India as follows:-

CHAPTER-I

PRELIMINARY

1. Short title, extent and commencement.— (1) This Act may be called the NIE University Act, 2019.

(2) It extends to the whole of the State of Karnataka.

(3) It shall come into force on such date as the State Government may, by notification, in the official Gazette, appoint.

2. Definitions.— In this Act, unless the context otherwise requires,-

(a) “Academic Council” means the Academic Council of the University as specified in section 26;

(b) “Agenda Matters” means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or academic council or other authority of the University or any Committees, as the case may be, only subject to the prior written approval of the Chancellor, consenting to the passing of such matters and business at such a meeting;

(c) “Board of Governors” means the Board of Governors of the University as specified in section 24;

(d) “Board of Management” means the Board of Management of the University as specified in section 25;

(e) “Chancellor”, “Vice-Chancellor”, “Pro Vice-Chancellor” means respectively the Chancellor, Vice Chancellor and Pro Vice Chancellor of the University.

(f) “Campus” means a camps established, maintained by the University, situated within the State;

(g) “Committees” means the committees formed under this Act or by the various functionaries of the University as the case may be and includes the Nomination Committee, the Finance Committee and such other committees;

(h) “Constituent College” means a college or institution established and maintained by the University;

(i) “Finance Committee” means the Finance Committee of the University as specified in section 28;

(j) “Government” means the Government of Karnataka;

(k) “National Accreditation Bodies” means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, National Council of Teacher Education, Council of Scientific and Industrial Research, Council of Architecture and includes the Government;

(l) “Prescribed” means prescribed by rules made by the Government under this Act;

- (m) "Principal in relation to a Constituent College" means the head of the Constituent College and includes, where there is no Principal or in the absence of the Principal appointed, the Vice-Principal or any other person for the time being appointed to act as Principal;
- (n) "Registrar" means the Registrar of the University;
- (o) "Regional Centre" means a centre established or maintained by the University for the purpose of coordinating and supervising the work of Study Centres in any region within the State and for performing such other functions as may be conferred on such centre by the Board of Management;
- (p) "Sponsoring Society" or "Sponsoring Body" in relation to this Act means the National Institute of Engineering Society;
- (q) "Society" means National Institute of Engineering Society registered under the Societies Registration Act, 1860 (Karnataka Act 21 of 1860);
- (r) "State" means State of Karnataka;
- (s) "Statutes" and "Regulations" means respectively, the Statutes and Regulations of the University made under this Act;
- (t) "Study Centre" means a centre within the State established and maintained by the University for the purpose of advising, counseling or for rendering any other assistance required by the students in the context of the education;
- (u) "Teacher" means and includes a Professor, Associate Professor, Assistant Professor, or such other person as may be appointed for imparting instruction or conducting or to guide research in the University or in a Constituent College and includes the Principal of Constituent College in conformity with the norms specified by the 'University Grants Commission';
- (v) "University" means "NIE University";
- (w) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (x) "Visitor" means the visitor of the University as specified in section 13.

CHAPTER-II

THE UNIVERSITY AND SPONSORING BODY

3. Proposal for the establishment of the University.- (1) The Sponsoring Society shall have the right to establish the University of unitary in nature subject to and in accordance with the provisions of this Act.

(2) The proposal to establish a University shall be made to the State Government by the Society.

(3) The proposal shall contain the following particulars, namely:-

- (i) the objects of the University along with the details of the Society;
- (ii) the extent and status of the University and the availability of land;
- (iii) the nature and type of programmes of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities; ;
- (vi) the phased outlays of capital expenditure for a period of five academic years immediately following the commencement date;
- (vii) the item-wise recurring expenditure, sources of finance and estimated expenditure for each student; .
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (ix) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be

levied on students who are either non resident Indians or persons of Indian origin or sponsored by non resident Indians or person of Indian origin and students of nationalities other than India.

- (x) the years of experience and expertise in the concerned discipline at the command of the Sponsoring Society as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the State Government under this Act to be fulfilled before the establishment of the University.

(4) A Screening Committee shall be constituted by the State Government consisting of three members who are Ex-officio members of Karnataka State Higher Education Council to examine the proposals received from the Sponsoring society which has to make recommendations to the State Government for the establishment of the University.

4. Establishment of the University. (1) Where the State Government, after considering the recommendations of the Screening Committee and holding such inquiry as it may deem necessary, is satisfied that,-

- (i) the Society has ability to run an University with sufficient infrastructure.
- (ii) owns a land to the extent specified below in accordance with its location namely:-
 - (a) twenty five acres of land if it is within limits of Bruhat Bangalore Mahanagara Palike;
 - (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority Area;
 - (c) not less than fifty acres of land in the places other than the places specified in clauses (a) and (b).

The land specified above shall consist of a single block and it shall be in the name of the concerned Society or institution or university itself. Based on the furnished particulars required in sub-section (3) of section 3, the Government may direct the Society to establish the permanent Statutory Endowment Fund as specified in section 48.

(2) After the establishment of the Permanent Statutory Endowment Fund, the State Government may, by notification, in the official Gazette, accord sanction for establishment of the University of unitary in nature in the State by the name of NIE University.

(3) The headquarters of the University shall be at Mysuru. The University shall have Campus. or Regional Centres, study centres anywhere in Karnataka after five years of establishment of the University subject to the prior permission of the State Government and as per the norms of University Grants Commission.

(4) The First Chancellor, the First Vice- Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Sponsoring Society for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance.- The University shall be self- financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

Provided that, the State may, provide financial support through grants or otherwise,-

- (a) for research, development and other activities for which other State Government organizations are provided financial assistance; or

- (b) for any specific research or programmes receiving support from the State Government; and
- (c) for the benefit of similar universities in the State whether subject to a change in State policy or otherwise:

Provided further that, the university may receive any financial support from any other source.

6. Power to establish constituent College, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to the norms of University Grants Commission and other National Accreditation bodies.

7. Objects of the University.- The University shall employ a broad range of strategies to achieve its vision and objectives,-

- (i) to provide instruction, teaching, training, research, consultancy and development in various disciplines in areas such as Technical Education, Finance, Management, Teaching-Learning, Liberal arts, Humanities, Arts including other allied fields of development and make provisions for research, advancement and dissemination of knowledge on these fields;
- (ii) to design and deliver high quality training, capacity building and development systems for teachers in higher and professional education, administrators and professionals working in Government, Public and Private Sectors and development professionals in other systems;
- (iii) to develop resource centers to contribute to quality education;
- (iv) to establish Campuses and have study centers, Constituent Colleges and Regional Centres at various locations in Karnataka after a period of five years and to contribute and develop an understanding of educational changes in Technical and professional education and social and human development as per norms of the University Grants Commission with prior approval of the State Government;
- (v) to institute degrees, diplomas, certificates and other academic distinctions like award of credits on the basis of successful completion of academic work evaluated through multiple methods of assessment;
- (vi) to collaborate with any other universities, research institutions, non-profit organizations, industry association, professional, associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;
- (vii) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;.
- (viii) to undertake programmes for development and training of faculty and researchers of the University in partnership with any other institutions of quality with prior approval of the State Government;
- (ix) to undertake collaborative research and advocacy with any organizations with prior approval of the State Government;
- (x) to undertake necessary or expedient action to pursue and promote the objectives of the University; and
- (xi) to pursue any objectives as may be approved by the Government for the enhancement of the education and other development sectors.

8. Powers of the University.- The University shall have the following powers, namely:-

- (i) to establish and maintain Campuses, Regional Centres and Study Centres in Karnataka after five years from the date of establishment of the University as may be determined by the University from time to time in the manner laid down by the Statutes with prior approval of the Government and as per University Grants Commission norms;
- (ii) to carry out all such other activities as may be necessary or feasible in furtherance of the object of the University,

- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards, medals etc., in accordance with the Statutes;
- (v) to demand and receive such fees bills, invoices and collect charges as may be fixed by the Statutes or rules, as the case may be;
- (vi) to make provisions for extracurricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;
- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including Society and endowment properties for the purpose of the University or a Constituent College or a Campus, Regional Centres, Study Centre;
- (ix) to institute and maintain hostels and to recognize places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time.
- (xiii) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD, Pen Drives and other software and other relevant electronic and print media;
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire and takeover and run the management of any other educational institutions with the prior approval of the State Government;
- (xx) to acquire properties with the prior approval of the Board of Management;
- (xxi) to undertake any other activities connected with or incidental to above objectives of the University.

9. University open to all classes, Castes, creed, gender or nation.- The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that, forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the Central Government or State Government or its agency, as the case may be and seats shall be allotted as per the merit and reservation policy of the State Government from time to time:

Provided further that, where there are less than ten seats in any course like Post Graduate, Ph.d and Research they shall be reserved by clubbing such courses together and where there are less than three seats in any course they shall be reserved by rotation.

10. National Accreditation.- The University shall seek accreditation from respective statutory national accreditation bodies soon after its establishment. Further all the courses run by this University shall be as per the regulations of the National Accreditation Bodies.

11. Powers of the sponsoring body.- The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the first chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of moneys by the University;
- (viii) to resolve any conflict at the meeting of the Board of Governors in the manner provided for in this Act.

CHAPTER - III **OFFICERS OF THE UNIVERSITY**

12. Officers of the University. - The following shall be the officers of the University, namely: -

- (i) The Visitor;
- (ii) The Pro-visitor;
- (iii) The Chancellor;
- (iv) The Pro-Chancellor;
- (v) The Vice-Chancellor;
- (vi) The Pro Vice-Chancellor;
- (vii) Deans of Faculties;
- (viii) The Registrar;
- (ix) The Finance Officer; and
- (x) Such other officers as may be declared by the Statutes to be officers of the University.

13. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside at the convocation of the University for conferring degrees and diplomas.

(3) The Visitor shall have the following powers, namely:-

- (i) to call for any paper or information relating to the affairs of the University;
- (ii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with by all the concerned.

14. The Pro-Visitor.- (1) The Honourable Minister for Higher Education, Government of Karnataka shall be the pro-visitor of the University. -

(2) The pro-visitor shall, when the Visitor is absent, preside at the Convocation of the University for conferring degrees and diplomas.

15. The Chancellor.- (1) The Chancellor shall be appointed by the Sponsoring Body.

(2) A nominee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be a Managing Committee member of the Sponsoring Body.

(4) The Sponsoring Body may appoint Pro-Chancellor.

(5) The subsequent, Chancellor so appointed shall hold the office as determined by the Sponsoring Body.

(6) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;
- (ii) to preside at all convocations of the University in absence of visitor and pro-visitor;
- (iii) to function as a Chairperson of the Board of Governors of the University;
- (iv) to appoint , or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a Member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act; and
- (xi) to resolve a conflict (excluding conflicts at a meeting of the Board of Governors) in the manner provided in this Act.

(7) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Pro-Chancellor.- (1) The Pro-Chancellor may be appointed by the Sponsoring Body for a term prescribed by the Sponsoring Body subject to other terms and conditions as may be laid down in the statutes.

(2) The Pro-Chancellor shall exercise all powers of the Chancellor in his absence and shall be assigned any additional duties with prior written Approval of the Chancellor.

(3) The Pro-Chancellor shall chair all the Committees, meetings and convocations in the absence of the Chancellor.

17. The Vice-Chancellor.- (1) The Vice- Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub- section (2). After the term of three years, it is renewable for another term of three years:

Provided that a Vice-chancellor shall continue to hold the office even after expiry of his term till new Vice- chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Sponsoring Body;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University:

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice-Chancellor shall exercise such other powers and perform such other duties as may be laid down by the Statutes or the Rules:

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice- Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including, for termination on, disciplinary grounds.

(7) The Vice-Chancellor shall preside at the Convocation of the University in the absence of the Visitor, Pro-Visitor, the Chancellor and the Pro-Chancellor.

18. The Pro Vice-Chancellor.- The Vice- Chancellor shall appoint not exceeding three pro-vice Chancellors with the written approval of the Chancellor in such manner and they shall exercise such powers and perform such duties as may be laid down by the Statutes.

19. Deans of faculties.- Deans of faculties shall be appointed by the Vice- Chancellor with the written approval of the Chancellor in such manner and they shall exercise such powers and perform such duties as may be laid down by the Statutes.

20. The Registrar.- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) All contracts as defined in statutes shall be entered into, and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority all such information and documents as demanded.

21. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

22. Other Officers.- The manner of appointment, terms and conditions of service and powers and duties of the other officers of the University shall be such as may, be specified by Statutes. .

CHAPTER – IV

AUTHORITIES OF THE UNIVERSITY

23. Authorities of the University.- The following, shall be the authorities of the University, namely:-

- (i) The Board of Governors;
- (ii) The Board of Managements;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

24. The Board of Governors and its powers.- (1) The Board of Governors shall consist of the following, namely:-

- (i) The Chancellor - Chairperson;
- (ii) The Pro-Chancellor - Member;
- (iii) The Vice-Chancellor - Member;
- (iv) The Principal Secretary or Secretary to the State Government in the Higher Education or by his nominee not below the rank of Deputy Secretary ;
- (v) One expert from the field of management, finance or any other specialized, including administration to be nominated by the State Government;

(vi) Three persons nominated by the Sponsoring Body of whom one shall be woman

(vii) The Pro Vice-Chancellor who shall be a non-voting member:

(viii) One eminent educationist nominee of the University Grant Commission.

(2) The Registrar shall be non-voting member Secretary of Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting:

Provided that, the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- (i) to appoint the Statutory Auditors of the University;
- (ii) to lay down policies to be pursued by the University;
- (iii) to review decisions of the other authorities of the University if they are not in conformity with the provisions of this Act, or the Statutes or the Rules;
- (iv) to approve the Budget and Annual Report of the University;
- (v) to make new or additional Statutes or amend or repeal the earlier Statutes and Rules;
- (vi) to take decision about voluntary winding up of the University;
- (vii) to approve proposals for submission to the Government;
- (viii) to nominate three members to the Fee Regulation committee; and
- (ix) to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) The Board of Governors shall meet at such time and place as may be specified by Statute.

25. The Board of Management.-(1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellors;
- (iii) The Registrar;
- (iv) Two nominees of the Sponsoring Body; and
- (v) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting;

(5) In the event of a conflict of opinion at the meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

26. The Academic Council. - (1) The Academic Council shall consist of the following, namely: -

- | | | | |
|-------|---|---|-------------|
| (i) | The Vice-Chancellor | - | Chairperson |
| (ii) | The Pro Vice Chancellor | - | Member |
| (iii) | The Registrar | - | Secretary |
| (iv) | Such other members as may be specified by the Statutes. | | |

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

27. The Research and Innovation Council.- (1) Research and Innovation Council shall be the Principal Research and Innovation Committee of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, Regulations and the Rules, co-ordinate and exercise general, supervision over the Innovation and Research policies of the University.

(2) The Research and Innovation Council shall consist of the following, namely:-

- | | | | |
|-------|---|---|-------------|
| (i) | The Vice- Chancellor | - | Chairperson |
| (ii) | The Pro Vice-Chancellor | - | Member |
| (iii) | The Dean of Research | - | Secretary |
| (iv) | Head of the Department of Innovation | - | Member |
| (v) | Deans of all Faculties | - | Members |
| (vi) | Such other members as may be specified in the Statutes. | | |

28. The Finance Committee.- (1) The Finance Committee shall consist of the following, namely:-

- | | | | |
|-------|---|---|-------------|
| (i) | The Chancellor or his Nominee | - | Chairperson |
| (ii) | The Pro-Chancellor | - | Member |
| (iii) | The Vice-chancellor | - | Member |
| (iv) | The Registrar | - | Member |
| (v) | The Finance Officer | - | Secretary |
| (vi) | One nominee of the Sponsoring Body | - | Member and |
| (vii) | Such other members as may be specified in the statutes. | | |

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes co-ordinate and exercise general supervision over the financial matters of the University.

29. Other Authorities.- The constitution, powers and functions of the other authorities of the University shall be such as may be specified by the statutes.

30. Disqualification for membership of an Authority or Body.- A person shall be disqualified for being a member of any of the authorities or bodies of the University, if he,-

- is of unsound mind and stands so declared by a competent court;
- is an undischarged insolvent;
- has been convicted of any offence involving moral turpitude;
- conducting or engaging himself in private coaching classes;
- has been punished for indulging in or promoting unfair practice in the conduct of any examination, in any form, anywhere; and
- as and when the Board of Governors were to form an opinion in writing that a Member of any of the authorities or bodies is unfit to hold the post.

31. Proceedings not invalidated on account of vacancy.- No act or proceedings of any authority of the University shall be invalid merely by reason of the existence of any vacancy or defect in the constitution of the authority.

32. Provisions pertaining to Agenda matters.- (1) No Agenda Matter shall be either included in the Agenda for or taken up for discussion and decided in, the meeting of the Board of Governors or the Board of Management or any Committees without obtaining the Prior written approval of the Chancellor.

(2) In the event of breach of any provisions of this Act the Chancellor shall be entitled at all time to immediately take remedial action by reversing all decisions taken by any functionary or body

of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall be deemed to be null and void, ab initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

33. Statutes.- Subject to the provisions of this Act, the Statutes may provide for any matter relating to the University and staff, as given below, namely:-

- (i) the procedure for transaction of business of the Authorities of the University and the composition of bodies not specified in this Act;
- (ii) Subject to section 52, the operation of the permanent statutory endowment fund, University endowment fund, the general fund and the development fund;
- (iii) the terms and conditions of appointment of the Vice-Chancellor, the Registrar and the Finance Officer and their powers and functions;
- (iv) the mode of recruitment and the terms and conditions of service of the other officers, Teachers and employees of the University;
- (v) the procedure for resolving disputes between the University and its officers, Faculty members, employees and students;
- (vi) creation, abolition or restructuring of departments and faculties;
- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) procedure for creation and abolition of posts; and
- (xiv) any other matters which may be decided by the Board of Governors or required to be provided by statutes under this Act.

34. Statutes how made.- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

35. Power to amend the Statutes.- The Board of Governors may, make new or additional Statutes or amend or repeal the Statutes.

36. Regulations.- (1) Subject to the provisions of this Act, the regulations may provide for all or any of the following matters, namely:-

- (i) admission of students to the University and their enrolment and continuance as such;

- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College; and
- (ix) all other matters as may be provided in the Statutes under the Act.

37. Regulations how made.- The Regulations shall be made by the Academic Council and approved by Board of Management.

38. Power to amend Regulations.- The Academic Council may, with the approval of the Board of Management, make new or additional regulations or amend or repeal the regulations.

39. Fixation of fee.- (1) The fee in respect of forty percent of the admissions in all courses of the university for which admissions are made through a Common Entrance Examination conducted by the State Government or its agency under the proviso to section 9 shall be the fees, as fixed by the State Government, for Government seats from time to time, in accordance with the consensual agreement entered into by the Government and the University in accordance with the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006).

(2) In respect of other seats of the University, the fee shall be determined by the Fee Regulatory Committee constituted under the chairmanship of a retired Judge of the High Court in accordance with the provisions of section 6 of the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006). For the purpose of this section, the University shall be deemed to be the Private Unaided Professional Educational Institution.

CHAPTER - VI MISCELLANEOUS

40. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

41. Right to appeal.- In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

42. Provident or pension fund.- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

43. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

44. Constitution of Committees.- - Any authority of the University mentioned in section 22, shall be empowered to constitute a committee of such authority, consisting of such members of such authority and having such powers as the authority may deem fit.

45. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

46. Protection of action taken in goodfaith.- No suit or other legal proceedings shall lie against any officer or other employee of the University for anything, which is done in goodfaith or intended to be done in pursuance of the provisions of this Act, the Statutes or the Rules.

47. Transitional provisions.- Notwithstanding anything contained in any other provisions of this Act and the Statutes,

- (i) the first Vice-Chancellor and Pro-Vice-Chancellor, if any shall be appointed by the Chancellor;
- (ii) the first Registrar and the first Finance Officer shall be appointed by the Chancellor; and
- (iii) the first Board of Management, the first Finance Committee, the first Innovation and Research Council and the first Academic Council shall be constituted by the Chancellor.

48. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores, out of which at least fifteen crores shall be in cash and remaining in the form of Bank Guarantee, which may be increased suo moto but shall not be decreased:

Provided that, in case of a University outside the Bengaluru or Bengaluru Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies' be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

49. University Endowment Fund.- (1) The University shall establish a Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to protect itself from financial challenges that may arise on account of parsing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

50. General Fund. - (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions or donations made in this behalf. by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

51. Development fund.-(1) The University shall establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made by the University;
- (iv) all contributions or donations made in this behalf by any other person or body; which are not prohibited by any law for. the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

52. Maintenance of funds.- The funds established under sections 48, 49, 50 and 51 shall subject to general supervision and control of the Board of Governors, be regulated and maintained in such manner as may be prescribed.

53. Annual Report.-(1) The Annual Report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the State Government before 31st December following close of the financial year in March of each year.

54. Account and audit.- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or Paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts. and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, to rectify the alterations and such directions shall be binding on the University.

55. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

56. Power of State Government to issue directions.- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made there under and the Board of Governor or the Board of management, as the case may be, of the University shall comply with every such direction.

57. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of not less than rupees fifty thousand which may extend to ten lakhs rupees or with an imprisonment for a term of not less than six months which may extend to two years or with both:

Provided that, where the University is also involved in committing the offence the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

58. Power to enter and inspect.- Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

59. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State the Higher Education Council shall conduct periodical inspection of University regarding,-

- (i) standard of Instructions for grant of degree;
- (ii) quality of Education;
- (iii) avoidance of commercialization of Higher Education; and
- (iv) contravention of the provisions of the Act, if any;

- and send report to the Government.

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision on winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf:

Provided that no such action shall be initiated without affording a reasonable opportunity to show cause to the University.

(5) On receipt of the notice referred to in sub-section (1) the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be prescribed.

60. Expenditure of the University during dissolution.- (1) The expenditure of administration of the University during taking over period of its management under sub-section (5) of section 59 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in sections 48, 49, 50 and 51 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

61. Removal of difficulties.- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

62. Power to make rules by the State Government.- (1) The State Government may make rules by notification, to carry out the purposes of this Act.

(2) Every rule made under this Act shall be laid as soon as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so

however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

National Institute of Engineering Society, Mysuru has come forward to establish private University in the State. The establishment of a private University by a well known organization would certainly help in spreading the quality education to the needy students. This also accelerates the enhancement of gross enrolment ratio in higher education sector.

It is considered necessary to provide for establishment of a private university of unitary nature in the name of the NIE University by the National Institute of Engineering Society, Mysuru.

This private University focuses on to promote and undertake the instruction, Teaching, training, consultancy, research and development in one or more field such as science, engineering, Arts, Management, Commerce and for the matters connected therewith or incidental thereto.

Accordingly, it becomes imperative to enact a new legislation for the establishment and incorporation of a University of unitary nature in private sector by the National Institute of Engineering Society, Mysuru.

Hence the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 40:	Sub-clause (1), empowers the State Government to prescribe by rules such terms and conditions of appointment of employee of the university.
Clause 48:	Sub-clause (2), empowers the State Government to prescribe by rules the manner of investing permanent statutory Endowment Fund.
Clause 52:	Empowers the State Government to prescribe by rules to regulate and maintain the funds establishment under sections 48, 49, 50 and 51.
Clause 59:	Sub-clause (3), empowers the State Government to prescribe by rules the time within which the management shall follow the direction issued by the Government.
	Sub-clause (4), empowers the State Government to make rules regarding the manner of winding up of the university or any course there of.
Clause 60:	Sub-clause (1), empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund on the taking over of the management of the university.
Clause 62:	Empowers the State Government to make rules for carrying out the purposes of the Act.

The proposed delegation of Legislative power is normal in character.

G.T. DEVEGOWDA

Minister for Higher Education

M.K. Vishalakshi

Secretary (I/c)

Karnataka Legislative Assembly



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೦
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 110

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/02/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-02)

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ, 2005ನ್ನು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ, 2005ನ್ನು (2005ರ ಕರ್ನಾಟಕ ಅಧಿನಿಯಮ 13) ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 22, 24, 25 ಮತ್ತು 27ನೇ ಪ್ರಕರಣಗಳನ್ನು ಬಿಟ್ಟುಬಿಡುವುದು.- ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ, 2005ರ (2005ರ ಕರ್ನಾಟಕ ಅಧಿನಿಯಮ 13) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 22, 24, 25 ಮತ್ತು 27ನೇ ಪ್ರಕರಣಗಳನ್ನು ಬಿಟ್ಟುಬಿಡತಕ್ಕದ್ದು.

3. 23ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 23ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದಲ್ಲಿ "ಬಸವಕಲ್ಯಾಣದೊಳಗೆ" ಎಂಬ ಪದಕ್ಕೆ "ಬಸವಕಲ್ಯಾಣ ಪರಂಪರೆ ತಾಣಗಳೊಳಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) (2)ನೇ ಉಪಪ್ರಕರಣದಲ್ಲಿ "ಬಸವಕಲ್ಯಾಣದೊಳಗೆ" ಎಂಬ ಪದಕ್ಕೆ "ಬಸವಕಲ್ಯಾಣ ಪರಂಪರೆ ತಾಣಗಳೊಳಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(iii) (3)ನೇ ಉಪಪ್ರಕರಣದಲ್ಲಿ "ಪ್ರಾಧಿಕಾರ ಅಥವಾ ವ್ಯಕ್ತಿಯು" ಎಂಬ ಪದಗಳಿಗೆ "ಪ್ರಾಧಿಕಾರವು" ಎಂಬ ಪದವನ್ನು ಪ್ರತಿಯೋಜಿಸತಕ್ಕದ್ದು.

(iv) (5)ನೇ ಉಪಪ್ರಕರಣದಲ್ಲಿ "ಪ್ರಾಧಿಕಾರ ಅಥವಾ ವ್ಯಕ್ತಿಯು" ಎಂಬ ಪದಗಳಿಗೆ "ಪ್ರಾಧಿಕಾರವು" ಎಂಬ ಪದವನ್ನು ಪ್ರತಿಯೋಜಿಸತಕ್ಕದ್ದು;

(v) (6)ನೇ ಉಪಪ್ರಕರಣದಲ್ಲಿ "ಯಾವೊಬ್ಬ ವ್ಯಕ್ತಿ ಅಥವಾ ಪ್ರಾಧಿಕಾರವು" ಎಂಬ ಪದಗಳಿಗೆ "ಯಾವುದೇ ಪ್ರಾಧಿಕಾರವು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು ಮತ್ತು "ವ್ಯಕ್ತಿಯಿಂದ ಅಥವಾ" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

4. ತಾತ್ಕಾಲಿಕ ಉಪಬಂಧಗಳು.- (1) ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಅಧಿನಿಯಮ, 2019 ಪ್ರಾರಂಭದ ದಿನಾಂಕದಂದು ಮತ್ತು ಆ ದಿನಾಂಕದಿಂದ, ಮಂಡಳಿಯ ನಗರ ಯೋಜನೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಆಸ್ತಿಗಳು ಮತ್ತು ಹೊಣೆಗಾರಿಕೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಪಟ್ಟ ಬಸವಕಲ್ಯಾಣ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸತಕ್ಕದ್ದು.

(2) ಈ ಕೆಳಗಿನವುಗಳನ್ನು, ಎಂದರೆ:-

(ಎ) ಬಸವಕಲ್ಯಾಣ ಪ್ರದೇಶದಲ್ಲಿ ಬೀದಿಗಳ ನಿರ್ವಹಣೆ, ದುರಸ್ತಿಗೊಳಿಸುವುದು, ದೀಪದ ವ್ಯವಸ್ಥೆ ಮತ್ತು ಸ್ವಚ್ಛಗೊಳಿಸುವಿಕೆಯನ್ನು; ಮತ್ತು

(ಬಿ) ಬಸವಕಲ್ಯಾಣ ಪ್ರದೇಶದಲ್ಲಿ ಬೀದಿಗಳಿಗೆ ಸಂಬಂಧಿಸಿದಂತೆ ಒಳಚರಂಡಿ, ನೈರ್ಮಲ್ಯ ವ್ಯವಸ್ಥೆ ಮತ್ತು ನೀರುಸರಬರಾಜನ್ನು,

- ಖಚಿತಪಡಿಸಿಕೊಳ್ಳುವುದು ಸಂಬಂಧಪಟ್ಟ ಪುರಸಭೆಯ ಹೊಣೆಯಾಗಿರತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ಬಸವಕಲ್ಯಾಣ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಕಾರ್ಯಗಳನ್ನು ಬೇರ್ಪಡಿಸಲು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ, 2005ರ 22, 24 25 ಮತ್ತು 27ನೇ ಪ್ರಕರಣಗಳನ್ನು ಬಿಟ್ಟುಬಿಡುವುದು ಹಾಗೂ 23ನೇ ಪ್ರಕರಣವನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ಆದ್ದರಿಂದ, ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಆರ್.ವಿ. ದೇಶಪಾಂಡೆ
ಕಂದಾಯ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

ಅನುಬಂಧ

ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಅಧಿನಿಯಮ, 2005ರ (2005ರ ಕರ್ನಾಟಕ ಅಧಿನಿಯಮ 13) ಉದ್ಘಾತ ಭಾಗ

Xx

xx

xx

22. ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯು ಬಸವಕಲ್ಯಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರವಾಗಿರುವುದು.- (1) ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ, 1961 ರಲ್ಲಿ (1963ರ ಕರ್ನಾಟಕ ಅಧಿನಿಯಮ 11) ಮತ್ತು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ, 1987 ರಲ್ಲಿ (1987ರ ಕರ್ನಾಟಕ ಅಧಿನಿಯಮ 37) ಏನೇ ಒಳಗೊಂಡಿದ್ದರೂ, ಮಂಡಳಿಯ ರಚನೆಯ ದಿನಾಂಕದಂದು ಮತ್ತು ಆ ದಿನಾಂಕದಿಂದ, ಮಂಡಳಿಯನ್ನು ಬಸವ ಕಲ್ಯಾಣದ ನಗರಾಭಿವೃದ್ಧಿ ಪ್ರಾಧಿಕಾರವೆಂದು ಭಾವಿಸತಕ್ಕದ್ದು ಮತ್ತು ಮಂಡಳಿಯು, ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ, 1987ರ (1987ರ ಕರ್ನಾಟಕ ಅಧಿನಿಯಮ 34) 3ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರವಾಗಿದ್ದರೆ

ಹೇಗೋ ಹಾಗೆ ನಗರಾಭಿವೃದ್ಧಿ ಪ್ರಾಧಿಕಾರದ ಎಲ್ಲಾ ಅಧಿಕಾರಗಳನ್ನು ಹೊಂದಿರತಕ್ಕದ್ದು ಮತ್ತು ಎಲ್ಲಾ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

(2) ಬಸವ ಕಲ್ಯಾಣ ಪಟ್ಟಣ ಯೋಜನೆ ಪ್ರಾಧಿಕಾರದ ಸಿಬ್ಬಂದಿ, ಆಸ್ತಿ ಮತ್ತು ಹೊಣೆಗಾರಿಕೆಗಳು ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗವಾಗತಕ್ಕದ್ದು.

23. ಮಂಡಳಿಯ ಅನುಮತಿ ಇಲ್ಲದೆ ಯಾವುದೇ ಇತರ ಪ್ರಾಧಿಕಾರ ಅಥವಾ ವ್ಯಕ್ತಿಯು ಅಭಿವೃದ್ಧಿಯನ್ನು ಕೈಗೊಳ್ಳಕೂಡದು.-(1) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನಲ್ಲಿ ಏನೇ ಒಳಗೊಂಡಿದ್ದಾಗ್ಯೂ, ಮಂಡಳಿಯ ಪೂರ್ವಾನುಮತಿಯೊಂದಿಗೆ ಹೊರತು, ಬಸವಕಲ್ಯಾಣದೊಳಗೆ, ಮಂಡಳಿಯು ಕಾಲಕಾಲಕ್ಕೆ ಅಧಿಸೂಚನೆಯ ಮೂಲಕ ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಮಾದರಿಗಳ ಯಾವುದೇ ಅಭಿವೃದ್ಧಿಯನ್ನು ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು ಕೈಗೊಳ್ಳತಕ್ಕದ್ದಲ್ಲ.

(2) ಬಸವಕಲ್ಯಾಣದೊಳಗೆ, (1)ನೇ ಉಪ ಪ್ರಕರಣದಲ್ಲಿ ಉಲ್ಲೇಖಿಸಿದ ಯಾವುದೇ ಅಭಿವೃದ್ಧಿ ಕೈಗೊಳ್ಳಲು, ಅಂಥ ಅಭಿವೃದ್ಧಿಗಾಗಿ ಮಂಡಳಿಯು ಅನುಮತಿಯನ್ನು ನೀಡಿದ್ದ ಹೊರತು, ಯಾವುದೇ ಸ್ಥಳೀಯ ಪ್ರಾಧಿಕಾರವು ಅನುಮತಿಯನ್ನು ನೀಡತಕ್ಕದ್ದಲ್ಲ.

(3) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಅಭಿವೃದ್ಧಿಯನ್ನು ಕೈಗೊಳ್ಳಲು ಇಚ್ಛಿಸುವ ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು ಅಂಥ ಅಭಿವೃದ್ಧಿಯನ್ನು ಕೈಗೊಳ್ಳಲು ಅನುಮತಿಯನ್ನು ಕೋರಿ ಲಿಖಿತಅರ್ಜಿಯನ್ನು ಮಂಡಳಿಗೆ ಸಲ್ಲಿಸತಕ್ಕದ್ದು.

(4) ಮಂಡಳಿಯು, ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ, ತಾನು ವಿಧಿಸುವುದು ಸೂಕ್ತವೆಂದು ಭಾವಿಸಬಹುದಾದಂಥ ಷರತ್ತುಗಳೊಡನೆ ಅಥವಾ ಷರತ್ತುಗಳಿಲ್ಲದೆ ಅಂಥ ಅನುಮತಿಯನ್ನು ನೀಡಬಹುದು ಅಥವಾ ಅಂಥ ಅನುಮತಿಯನ್ನು ನೀಡಲು ನಿರಾಕರಿಸಬಹುದು.

(5) (4)ನೇ ಉಪ ಪ್ರಕರಣದ ಅಡಿಯಲ್ಲಿಯ ಮಂಡಳಿಯ ತೀರ್ಮಾನದಿಂದ ಬಾಧಿತವಾದ ಯಾವುದೇ ಪ್ರಾಧಿಕಾರ ಅಥವಾ ವ್ಯಕ್ತಿಯು, ತೀರ್ಮಾನದ ದಿನಾಂಕದಿಂದ ಮೂವತ್ತು ದಿನಗಳೊಳಗೆ ಅಂಥ ತೀರ್ಮಾನದ ವಿರುದ್ಧ ರಾಜ್ಯ ಸರ್ಕಾರಕ್ಕೆ ಅಪೀಲನ್ನು ಸಲ್ಲಿಸಬಹುದು, ಅದರ ತೀರ್ಮಾನವು ಅಂತಿಮವಾಗಿರತಕ್ಕದ್ದು:

ಪರಂತು, ಅಂಥ ಅಪೀಲನ್ನು ಸಲ್ಲಿಸುವ ಬಾಧಿತವಾದ ಪ್ರಾಧಿಕಾರವು, ಕೇಂದ್ರ ಸರ್ಕಾರದ ಆಡಳಿತ ನಿಯಂತ್ರಣದಲ್ಲಿದ್ದರೆ, ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದೊಡನೆ ಸಮಾಲೋಚನೆ ನಡೆಸಿದ ತರುವಾಯ ಅಪೀಲನ್ನು ತೀರ್ಮಾನಿಸತಕ್ಕದ್ದು.

(6) ಯಾವೊಬ್ಬ ವ್ಯಕ್ತಿ ಅಥವಾ ಪ್ರಾಧಿಕಾರವು (5)ನೇ ಉಪ ಪ್ರಕರಣದಲ್ಲಿ ಮಾರ್ಪಡಿಸಲಾದಂತೆ (4)ನೇ ಉಪ ಪ್ರಕರಣದ ಅಡಿಯಲ್ಲಿ ನೀಡಿದ ತೀರ್ಮಾನಕ್ಕೆ ವಿರುದ್ಧವಾಗಿ ಯಾವುದೇ ಕಾರ್ಯವನ್ನು ಕೈಗೊಂಡಿದ್ದರೆ, ಅಂಥ ತೀರ್ಮಾನಕ್ಕೆ ವಿರುದ್ಧವಾಗಿ ಕೈಗೊಂಡ ಯಾವುದೇ ಅಭಿವೃದ್ಧಿಯನ್ನು ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ಅಧಿಕಾರವನ್ನು ಮತ್ತು ಅಂಥ ಕಡೆಹುವ, ನಾಶಪಡಿಸುವ ಅಥವಾ ತೆಗೆದುಹಾಕುವ ವೆಚ್ಚವನ್ನು ಸಂಬಂಧಪಟ್ಟ ವ್ಯಕ್ತಿಯಿಂದ ಅಥವಾ ಪ್ರಾಧಿಕಾರದಿಂದ ವಸೂಲ್ಪಡುವ ಅಧಿಕಾರವನ್ನು ಮಂಡಳಿಯು ಹೊಂದಿರತಕ್ಕದ್ದು.

24. ಪ್ರವೇಶಕ್ಕೆ ಅಧಿಕಾರ.-(1) ಮಂಡಳಿಯು, ಯಾವುದೇ ಭೂಮಿ ಅಥವಾ ಕಟ್ಟಡವನ್ನು, ಕೆಲಸಗಾರರ ಸಹಾಯಪಡೆದು ಅಥವಾ ಸಹಾಯವನ್ನು ಪಡೆಯದೆ,

(ಎ) ಅಂಥ ಭೂಮಿ ಅಥವಾ ಕಟ್ಟಡಕ್ಕಾಗಿ ಯಾವುದೇ ವಿಚಾರಣೆ, ತಪಾಸಣೆ, ಅಳತೆ ಅಥವಾ ಸಮೀಕ್ಷೆ ಅಥವಾ ಮಟ್ಟ ತೆಗೆದುಕೊಳ್ಳುವ;

(ಬಿ) ನಿರ್ಮಾಣದಲ್ಲಿರುವ ಕಾಮಗಾರಿಗಳನ್ನು ಪರೀಕ್ಷಿಸುವ ಮತ್ತು ಒಳಚರಂಡಿ ಹಾಗೂ ಚರಂಡಿಗಳ ಮಾರ್ಗವನ್ನು ಖಚಿತಪಡಿಸಿಕೊಳ್ಳುವ;

(ಸಿ) ಕೆಳ ಮಣ್ಣಿನಲ್ಲಿ ತೋಡುವ ಅಥವಾ ಕೊರೆಯುವ;

(ಡಿ) ಕಾಮಗಾರಿಯ ಗಡಿಗಳನ್ನು ಮತ್ತು ಉದ್ದೇಶಿತ ರೇಖೆಗಳನ್ನು ಹಾಕುವ;

(ಇ) ಗುರುತುಗಳನ್ನು ಇರಿಸುವ ಹಾಗೂ ಕಂದಕಗಳನ್ನು ತೋಡುವ ಮೂಲಕ ಅಂಥ ಮಟ್ಟಗಳನ್ನು, ಗಡಿಗಳನ್ನು ಮತ್ತು ರೇಖೆಗಳನ್ನು ಹಾಕುವ;

(ಎಫ್) ಯಾವುದೇ ಯೋಜನೆಯನ್ನು ಉಲ್ಲಂಘಿಸಿ ಅಥವಾ ಯಾವ ಷರತ್ತುಗಳಿಗೆ ಒಳಪಟ್ಟು ಅಂಥ ಅನುಮತಿಯನ್ನು ನೀಡಲಾಗಿತ್ತೋ ಆ ಷರತ್ತುಗಳನ್ನು ಉಲ್ಲಂಘಿಸಿ ಯಾವುದೇ ಭೂಮಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆಯೇ ಅಥವಾ ಅಭಿವೃದ್ಧಿಪಡಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ; ಅಥವಾ

(ಜಿ) ಈ ಅಧಿನಿಯಮದ ದಕ್ಷ ಆಡಳಿತಕ್ಕಾಗಿ ಅವಶ್ಯಕವಾದ ಇತರ ಯಾವುದೇ ಕಾರ್ಯಗಳನ್ನು ಮಾಡುವ,-

- ಉದ್ದೇಶಕ್ಕಾಗಿ ಪ್ರವೇಶಿಸಲು ಯಾವೊಬ್ಬ ವ್ಯಕ್ತಿಯನ್ನು ಪ್ರಾಧಿಕರಿಸಬಹುದು.

ಪರಂತು,

- (i) ಸೂರ್ಯೋದಯ ಮತ್ತು ಸೂರ್ಯಾಸ್ತದೊಳಗಿನ ಅವಧಿಯ ಹೊರತಾಗಿ ಮತ್ತು ಅಧಿಭೋಗದಾರನಿಗೆ ಅಥವಾ ಅಲ್ಲಿ ಯಾವೊಬ್ಬ ಅಧಿಭೋಗದಾರನು ಇರದಿದ್ದರೆ ಭೂಮಿಯ ಅಥವಾ ಕಟ್ಟಡದ ಮಾಲೀಕನಿಗೆ ಸೂಕ್ತ ನೋಟೀಸನ್ನು ಕೊಡದೆ ಹಾಗೆ ಪ್ರವೇಶಿಸತಕ್ಕದ್ದಲ್ಲ;
- (ii) ಮಹಿಳೆಯರು ಅಥವಾ ಮಕ್ಕಳು, ಯಾರಾದರೂ ಇದ್ದರೆ ಅವರು, ಅಂಥ ಭೂಮಿ ಅಥವಾ ಕಟ್ಟಡದಿಂದ ಹೊರ ಹೋಗಲು ಸಾಕಷ್ಟು ಅವಕಾಶವನ್ನು ಪ್ರತಿ ಸಂಧರ್ಭದಲ್ಲಿಯೂ ನೀಡತಕ್ಕದ್ದು;
- (iii) ಪ್ರವೇಶ ಮಾಡಿದ ಉದ್ದೇಶದ ಜರೂರು ಅವಶ್ಯಕತೆಗೆ ಸರಿಹೊಂದುವಷ್ಟರ ಮಟ್ಟಿಗೆ ಪ್ರವೇಶಿಸಿದ ಭೂಮಿ ಅಥವಾ ಕಟ್ಟಡದ ಅಧಿಭೋಗದಾರನ ಸಾಮಾಜಿಕ ಮತ್ತು ಧಾರ್ಮಿಕ ಆಚರಣೆಗೆ ಯಾವಾಗಲೂ ಸೂಕ್ತ ಗೌರವ ನೀಡತಕ್ಕದ್ದು.
- 25. ಶುಲ್ಕ ವಿಧಿಸುವುದು.-** 23ನೇ ಪ್ರಕರಣದ ಅಡಿಯಲ್ಲಿ ಅನುಮತಿಗಳ ನೀಡಿಕೆಗಾಗಿ ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ದರದಲ್ಲಿ ಶುಲ್ಕವನ್ನು ವಿಧಿಸುವುದು ಪ್ರಾಧಿಕಾರಕ್ಕೆ ಕಾನೂನುಬದ್ಧವಾಗಿರತಕ್ಕದ್ದು.

XXX

XXXX

XXX

27. ಬೀದಿ ಮುಂತಾದವುಗಳ ನಿರ್ವಹಣೆ ಕರ್ತವ್ಯ.- ಕರ್ನಾಟಕ ಪೌರಸಭೆ ಅಧಿನಿಯಮ, 1964 ರಲ್ಲಿ (1964ರ ಕರ್ನಾಟಕ ಅಧಿನಿಯಮ 22) ಏನೇ ಇದ್ದರೂ, ಈ ಮುಂದಿನ ವಿಷಯಗಳಿಗೆ ಸಂಬಂಧಿಸಿದಂತೆ ತಾನು ಕಾನೂನು ಬದ್ಧವಾಗಿ ಬಳಸಬಹುದಾದ ಯಾವುದೇ ಸಾಧನ ಅಥವಾ ತೆಗೆದುಕೊಳ್ಳಬಹುದಾದ ಯಾವುದೇ ಕ್ರಮದ ಮೂಲಕ ಸಮಂಜಸವಾದ ಮತ್ತು ಸಮರ್ಪಕವಾದ ಉಪಬಂಧಗಳನ್ನು ರಚಿಸುವುದು ಮಂಡಳಿಯ ಕರ್ತವ್ಯವಾಗಿರತಕ್ಕದ್ದು; ಎಂದರೆ:-

(ಎ) ಬಸವಕಲ್ಯಾಣ ಪ್ರದೇಶದಲ್ಲಿ ಬೀದಿಗಳ ನಿರ್ವಹಣೆ, ದುರಸ್ತಿ ಮಾಡಿಸುವುದು, ದೀಪ ವ್ಯವಸ್ಥೆ ಮತ್ತು ಸ್ವಚ್ಛಗೊಳಿಸುವುದು; ಮತ್ತು

(ಬಿ) ಬಸವಕಲ್ಯಾಣ ಪ್ರದೇಶದಲ್ಲಿಯ ಬೀದಿಗಳ ಸಂಬಂಧದಲ್ಲಿ ಚರಂಡಿ, ನೈರ್ಮಲ್ಯ ವ್ಯವಸ್ಥೆ ಮತ್ತು ನೀರು ಸರಬರಾಜು.

XXX

XXXX

XXX

**KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION**

**THE BASAVAKALYAN DEVELOPMENT BOARD
(AMENDMENT) BILL, 2019
(LA Bill No. 02 of 2019)**

A Bill to amend the Basavakalyan Development Board Act, 2005.

Whereas it is expedient to amend the Basavakalyan Development Board Act, 2005 (Karnataka Act 13 of 2005) for the purposes hereinafter appearing;

Be it enacted by the Karnataka State Legislature in the Seventieth Year of Republic of India as follows:-

1. Short title and commencement.- (1) This Act may be called the Basavakalyan Development Board (Amendment) Act, 2019.

(2) It shall come into force at once.

2. Omission of sections 22, 24, 25 and 27.- In the Basavakalyan Development Board Act, 2005, (Karnataka Act 13 of 2005) (hereinafter referred to as the Principal Act) sections 22, 24, 25 and 27 shall be omitted.

3. Amendment of section 23.- In section 23 of the Principal Act,-

(i) in sub-section (1), for the word "Basavakalyan", the words "Basavakalyan Heritage sites" shall be substituted;

- (ii) in sub-section (2), for the word "Basavakalyan", the words "Basavakalyan Heritage sites" shall be substituted;
- (iii) in sub-section (3), the words "or person" shall be omitted;
- (iv) in sub-section (5), the words "or person" shall be omitted; and
- (v) in sub-section (6), the words " person or" and "the person or" shall be omitted.

4. Transitory Provisions.- (1) On and from the date of commencement of the Basavakalyan Development Board (Amendment) Act, 2019, all assets and liabilities along with staff relating to Town Planning and Development of the Board shall be transferred to concerned Urban Development Authority of Basavakalyan.

- (2) It shall be incumbent upon the concerned municipality to ensure,-
 - (a) the maintenance, keeping in repair, lighting and cleaning of the streets in the Basavakalyan area; and
 - (b) the drainage, sanitary arrangement and water supply in respect of the streets in the Basavakalyan area.

STATEMENT OF OBJECTS AND REASONS

It is considered necessary to omit sections 22, 24, 25 and 27 and to amend section 23 of the Basavakalyan Development Board Act, 2005 to separate the Basavakalyan Urban Development Authority Functions from the Basavakalyan Development Board.

Hence the Bill.

FINANCIAL MEMORANDUM

There is no extra expenditure involved in the proposed Legislative measure.

R.V. DESHPANDE

Minister for Revenue

M.K. Vishalakshi

Secretary (I/c)

Karnataka Legislative Assembly

ANNEXURE

EXTRACT FROM THE BASAVAKALYAN DEVELOPMENT BOARD ACT, 2005 (KARNATAKA ACT 13 OF 2005)

XX

XX

XX

22. Basavakalyana Development Board to be the Urban Development Authority for Basavakalyan.- (1) Notwithstanding anything contained in the Karnataka Town and Country Planning Act, 1961 (Karnataka Act 11 of 1963) and the Karnataka Urban Development Authorities Act, 1987 (Karnataka Act 34 of 1987) on and from the date of its constitution, the Board shall be deemed to be the Urban Development Authority for the Basavakalyan, and the Board shall have all

the powers and perform all the functions of an Urban Development Authority as if the said Authority has been constituted under section 3 of the Karnataka Urban Development Authorities Act, 1987 (Karnataka Act 34 of 1987).

(2) The staff, assets and liabilities of the Basavakalyan Town Planning Authority shall stand transferred to the Basavakalyan Development Authority.

23. No other authority or person to undertake development without permission of the Board.- (1) Notwithstanding anything contained in any law for the time being in force, except with the previous permission of the Board, no authority or person shall undertake any development within the Basavakalyan, of the types as the Board may from time to time specify by notification published in the Official Gazette.

(2) No local authority shall grant permission for any development referred to in subsection (1), within the Basavakalyan, unless the Board has granted permission for such development.

(3) Any authority or person desiring to undertake development referred to in subsection (1) shall apply in writing to the Board for permission to undertake such development.

(4) The Board may, after making such inquiry as it deems necessary grant such permission without or with such conditions, as it may deem fit, to impose or refuse to grant such permission.

(5) Any authority or person aggrieved by the decision of the Board under sub-section (4) may, within thirty days from the date of the decision appeal against such decision to the State Government, whose decision thereon shall be final: Provided that, where the aggrieved authority submitting such appeal is under the administrative control of the Central Government, the appeal shall be decided by the State Government, after consultation with the Central Government.

(6) In case any person or authority does anything contrary to the decision given under sub-section (4) as modified in sub-section (5), the Board shall have power to pull down, demolish or remove any development under taken contrary to such decision and recover the cost of such pulling down, demolition or removal from the person or authority concerned.

24. Power of entry.- The Board may authorise any person to enter into or upon any land or building with or without assistants or workmen for the purposes of,-

(a) making any enquiry, inspection, measurement or survey or taking levels for such land or building;

(b) examining works under construction and ascertaining the course of sewers and drains;

(c) digging or boring into the sub-soil;

(d) setting out boundaries and intended lines of work;

(e) making such levels, boundaries and lines by placing marks and cutting trenches;

(f) ascertaining whether any land is being or has been developed in contravention of any plan or in contravention of any conditions subject to which such permission has been granted; or

(g) doing any other thing necessary for the efficient administration of this Act.

Provided that,-

(i) no such entry shall be made except between the hours of sunrise and sunset and without giving reasonable notice to the occupier, or if there be no occupier, to the owner of the land or building;

(ii) sufficient opportunity shall in every instance be given to enable women or children, if any, to withdraw from such land or building;

(iii) due regard shall always be had, so far as may be, compatible with the exigencies of the purpose for which the entry is made, to the social and religious usage of the occupants of the land or building entered.

25. Levy of Fee.- (1) It shall be lawful for the Board to levy, at such rate as may, by the regulations be specified, a fee for grant of permissions under section 23.

XX XX XX

27. Duty to maintain streets etc.,- Notwithstanding anything contained in the Karnataka Municipalities Act, 1964 (Karnataka Act 22 of 1964) it shall be incumbent on the board to make reasonable and adequate provision by any means or measures which it is lawfully competent to use or take, for the following matters, namely:-

(a) the maintenance, keeping in repair, lighting and cleaning of the streets in the Basavakalyan area; and

(b) the drainage, sanitary arrangement and water supply in respect of the streets in the Basavakalyan area.

XX XX XX



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರಿಕೆ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೧
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 111

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/03/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು (ಕರ್ನಾಟಕ ತಿದ್ದುಪಡಿ) ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-3)

ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ, 2013ನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಲ್ಲಿ ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ, 2013ನ್ನು (2013ರ ಕೇಂದ್ರ ಅಧಿನಿಯಮ 30) ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಲ್ಲಿ ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 2ನೇ ಪ್ರಕರಣದ ತಿದ್ದುಪಡಿ.- ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಅಧಿನಿಯಮ, 2013ರಲ್ಲಿ (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಕರೆಯಲಾಗಿದೆ) 2ನೇ ಪ್ರಕರಣದ (2)ನೇ ಉಪ-ಪ್ರಕರಣದಲ್ಲಿ ಎರಡನೇ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಅಲ್ಲದೇ ಪರಂತು, 10ಎ ಪ್ರಕರಣದಲ್ಲಿ ಪಟ್ಟಿ ಮಾಡಲಾದ ಪ್ರಾಜೆಕ್ಟ್‌ಗಳಿಗಾಗಿ ಮತ್ತು ಅದರಲ್ಲಿ ನಿರ್ದಿಷ್ಟಪಡಿಸಿದ ಉದ್ದೇಶಗಳಿಗಾಗಿ ಭೂಸ್ವಾಧೀನವನ್ನು ಈ ಪ್ರಕರಣದ ಮೊದಲನೇ ಪರಂತುಕದ ಉಪಬಂಧಗಳಿಂದ ವಿನಾಯಿತಿಗೊಳಿಸತಕ್ಕದ್ದು."

3. IIIಎ ಹೊಸ ಅಧ್ಯಾಯದ ಸೇರ್ಪಡೆ.- ಮೂಲ ಅಧಿನಿಯಮದ IIIನೇ ಅಧ್ಯಾಯದ ತರುವಾಯ ಈ ಮುಂದಿನ IIIಎ ಹೊಸ ಅಧ್ಯಾಯವನ್ನು ಸೇರಿಸತಕ್ಕದ್ದು, ಎಂದರೆ:-

"ಅಧ್ಯಾಯ-IIIಎ

ಅಧ್ಯಾಯ II ಮತ್ತು ಅಧ್ಯಾಯ IIIರ ಉಪಬಂಧಗಳು ಕೆಲವು ಪ್ರಾಜೆಕ್ಟ್‌ಗಳಿಗೆ ಅನ್ವಯವಾಗುವುದಿಲ್ಲ.

10ಎ. ಕೆಲವು ಪ್ರಾಜೆಕ್ಟ್‌ಗಳನ್ನು ವಿನಾಯಿತಿಗೊಳಿಸಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯ ಸರ್ಕಾರವು, ಸಾರ್ವಜನಿಕ ಹಿತಾಸಕ್ತಿಯಲ್ಲಿ, ಸರ್ಕಾರಿ ರಾಜ್ಯ ಪತ್ರದಲ್ಲಿ, ಅಧಿಸೂಚನೆಯ ಮೂಲಕ, ಈ ಮುಂದಿನ ಯಾವುದೇ ಪ್ರಾಜೆಕ್ಟ್‌ಗಳನ್ನು ಈ ಅಧಿನಿಯಮದ ಅಧ್ಯಾಯ-II ಮತ್ತು ಅಧ್ಯಾಯ-IIIರ ಉಪಬಂಧಗಳನ್ನು ಅನ್ವಯಿಸುವುದರಿಂದ ವಿನಾಯಿತಿಗೊಳಿಸಬಹುದು, ಎಂದರೆ:-

- (ಎ) ರಕ್ಷಣೆ ಅಥವಾ ರಕ್ಷಣಾ ಉತ್ಪಾದನೆಯ ತಯಾರಿಕೆಯನ್ನೊಳಗೊಂಡಂತೆ ರಾಷ್ಟ್ರೀಯ ಭದ್ರತೆ ಅಥವಾ ಭಾರತದ ರಕ್ಷಣೆಗೆ ಮಹತ್ವವಾದ ಪ್ರಾಜೆಕ್ಟ್‌ಗಳು ಮತ್ತು ಅದರ ಪ್ರತಿಯೊಂದು ಭಾಗ;
- (ಬಿ) ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಸರ್ಕಾರಿ ಅಥವಾ ಸ್ಥಳೀಯ ಸ್ವಯಮಾಡಳಿತ ಕಚೇರಿಗಳು, ವಿದ್ಯುದೀಕರಣ, ನೀರಾವರಿ ಪ್ರಾಜೆಕ್ಟ್‌ಗಳು ಮತ್ತು ಕುಡಿಯುವ ನೀರಿನ ಪ್ರಾಜೆಕ್ಟ್‌ಗಳು ಇವುಗಳನ್ನು ಒಳಗೊಂಡ ಮೂಲಸೌಕರ್ಯ ಪ್ರಾಜೆಕ್ಟ್‌ಗಳು;
- (ಸಿ) ಕೈಗೆಟುಕುವ ದರದಲ್ಲಿ ವಸತಿ ಮತ್ತು ಬಡಜನರಿಗಾಗಿ ವಸತಿ;
- (ಡಿ) ರಾಜ್ಯಸರ್ಕಾರ ಮತ್ತು ಅದರ ಉದ್ಯಮಗಳ ಮೂಲಕ ಸ್ಥಾಪನೆಯಾದ ಕೈಗಾರಿಕಾ ಕಾರಿಡಾರ್‌ಗಳು (ಅಂಥ ಸಂದರ್ಭಗಳಲ್ಲಿ ಗೊತ್ತುಪಡಿಸಿದ ರೈಲ್ವೆ ಟೈನುಗಳು ಅಥವಾ ರಸ್ತೆಗಳ ಎರಡು ಕಡೆಗಳಲ್ಲಿ ಅಂಥ ದೂರದವರೆಗೆ ಮತ್ತು ನಿರ್ದಿಷ್ಟ ಪ್ರಾಜೆಕ್ಟ್‌ಗಳಿಗಾಗಿ ಕಾಲಕಾಲಕ್ಕೆ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಿದಂತೆ ಮತ್ತು ಸರ್ಕಾರಿ ರಾಜ್ಯ ಪತ್ರದಲ್ಲಿ ಹಾಗೆ ಅಧಿಸೂಚಿಸಿದಂತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳತಕ್ಕದ್ದು); ಮತ್ತು
- (ಇ) ಭೂಮಿಯ ಒಡೆತನವು ರಾಜ್ಯ ಸರ್ಕಾರದಲ್ಲಿ ನಿಹಿತಗೊಂಡಿರುವುದು ಮುಂದುವರಿಯುತ್ತಿದ್ದಲ್ಲಿ ಸಾರ್ವಜನಿಕ ಖಾಸಗಿ ಪಾಲುದಾರಿಕೆಯಡಿಯಲ್ಲಿನ ಪ್ರಾಜೆಕ್ಟ್‌ಗಳನ್ನು ಒಳಗೊಂಡಂತೆ ಮೂಲಸೌಕರ್ಯ ಪ್ರಾಜೆಕ್ಟ್‌ಗಳು:

ಪರಂತು, ರಾಜ್ಯ ಸರ್ಕಾರವು, ಅಧಿಸೂಚನೆಯನ್ನು ಹೊರಡಿಸುವ ಮೊದಲು, ಅಂಥ ಪ್ರಾಜೆಕ್ಟ್‌ಗಾಗಿ ಅಗತ್ಯವಾದ ಕನಿಷ್ಠ ಭೂಮಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾವಿತ ಸ್ವಾಧೀನತೆಗಾಗಿ ಭೂಮಿಯ ವಿಸ್ತೀರ್ಣವನ್ನು ಖಚಿತಪಡಿಸಿಕೊಳ್ಳತಕ್ಕದ್ದು."

4. 23-ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 23ನೇ ಪ್ರಕರಣದ ತರುವಾಯ, ಈ ಮುಂದಿನ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"23-ಎ. ಆಸಕ್ತಿಯುಳ್ಳ ವ್ಯಕ್ತಿಗಳ ಒಪ್ಪಂದದ ಸಂದರ್ಭದಲ್ಲಿ ವಿಚಾರಣೆ ಇಲ್ಲದೇ ಜಿಲ್ಲಾಧಿಕಾರಿಯ ಐತೀರ್ಪು.- (1) 23ನೇ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ವ್ಯವಹರಣೆಗಳ ಯಾವುದೇ ಹಂತದಲ್ಲಿ, ಜಿಲ್ಲಾಧಿಕಾರಿಯು, ತನ್ನ ಮುಂದೆ ಹಾಜರಾದ, ಭೂಮಿಯಲ್ಲಿ ಆಸಕ್ತಿಯುಳ್ಳ ಎಲ್ಲಾ ವ್ಯಕ್ತಿಗಳು, ರಾಜ್ಯಸರ್ಕಾರವು ರಚಿಸಿದ ನಿಯಮಗಳಲ್ಲಿ ನಿಯಮಿಸಲಾದ ನಮೂನೆಯಲ್ಲಿ, ಜಿಲ್ಲಾಧಿಕಾರಿಯ ಐತೀರ್ಪಿನಲ್ಲಿ ಸೇರಿಸಬೇಕಾದ ವಿಷಯಗಳ ಕುರಿತು ಲಿಖಿತದಲ್ಲಿ ಒಪ್ಪಿದ್ದಾರೆಂದು ಮನಗಂಡರೆ, ಆತನು, ಮತ್ತಷ್ಟು ವಿಚಾರಣೆಯನ್ನು ಮಾಡದೇ, ಅಂಥ ಒಪ್ಪಂದದ ನಿಬಂಧನೆಗಳಿಗೆ ಅನುಸಾರವಾಗಿ ಒಂದು ಐತೀರ್ಪನ್ನು ನೀಡಬಹುದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಯಾವುದೇ ಭೂಮಿಗಾಗಿ ಪರಿಹಾರ ನಿರ್ಧರಣೆಯು, ಈ ಅಧಿನಿಯಮದ ಇತರ ಉಪಬಂಧಗಳಿಗೆ ಅನುಸಾರವಾಗಿ ಅದೇ ಪ್ರದೇಶದಲ್ಲಿ ಅಥವಾ ಬೇರೆ ಕಡೆಯಲ್ಲಿ ಇತರ ಭೂಮಿಯ ಸಂಬಂಧದಲ್ಲಿನ ಪರಿಹಾರ ನಿರ್ಧರಣೆಯನ್ನು ಯಾವುದೇ ರೀತಿಯಲ್ಲಿ ಬಾಧಿತಗೊಳಿಸತಕ್ಕದ್ದಲ್ಲ.

(3) ನೋಂದಣಿ ಅಧಿನಿಯಮ, 1908ರಲ್ಲಿ (1908ರ ಕೇಂದ್ರ ಅಧಿನಿಯಮ 16) ಏನೇ ಒಳಗೊಂಡಿದ್ದರೂ, (1)ನೇ ಉಪ-ಪ್ರಕರಣದಲ್ಲಿ ಮಾಡಲಾದ ಯಾವುದೇ ಒಪ್ಪಂದವು ಆ ಅಧಿನಿಯಮದ ಅಡಿಯಲ್ಲಿನ ನೋಂದಣಿಗೆ ಹೊಣೆಯಾಗತಕ್ಕದ್ದಲ್ಲ."

5. 24ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 24ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ,-

(1) ಈಗಿರುವ ಪರಂತುಕದಲ್ಲಿ, "ಐತೀರ್ಪನ್ನು ಮಾಡಿರುವಲ್ಲಿ" ಎಂಬ ಪದಗಳಿಗೆ "ಈ ಅಧಿನಿಯಮದ ಪ್ರಾರಂಭಕ್ಕೆ ಐದು ವರ್ಷಗಳು ಅಥವಾ ಅದಕ್ಕೂ ಮೊದಲು ಸದರಿ ಐತೀರ್ಪನ್ನು ಮಾಡಿರುವಲ್ಲಿ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(2) ಈಗಿರುವ ಪರಂತುಕದ ತರುವಾಯ, ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಈ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ಅವಧಿಯನ್ನು ಲೆಕ್ಕಹಾಕುವಾಗ, ಯಾವುದೇ ನ್ಯಾಯಾಲಯವು ಹೊರಡಿಸಿದ ಯಾವುದೇ ಆದೇಶ, ತಡೆ, ಅಮಾನತ್ತು ಅಥವಾ ತಡೆಯಾಜ್ಞೆಯ ಕಾರಣದಿಂದಾಗಿ ಭೂಮಿಯ ಸ್ವಾಧೀನತೆಗಾಗಿ ವ್ಯವಹರಣೆಗಳನ್ನು ತಡೆಹಿಡಿಯಲಾಗಿದ್ದ ಯಾವುದೇ ಅವಧಿ ಅಥವಾ ಅವಧಿಗಳನ್ನು ಅಥವಾ ಸ್ವಾಧೀನತೆಯನ್ನು ತೆಗೆದುಕೊಳ್ಳುವುದಕ್ಕಾಗಿ ನ್ಯಾಯಾಧಿಕರಣದ ಐತೀರ್ಪಿನಲ್ಲಿ ನಿರ್ದಿಷ್ಟಪಡಿಸಿದ ಅವಧಿ ಅಥವಾ ಸ್ವಾಧೀನತೆಯನ್ನು ಪಡೆದುಕೊಳ್ಳಲಾಗಿದ್ದು, ಆದರೆ ಪರಿಹಾರವು ಯಾವುದೇ ನ್ಯಾಯಾಲಯದಲ್ಲಿ ಅಥವಾ ಈ ಉದ್ದೇಶಕ್ಕಾಗಿ ನಿರ್ವಹಿಸಲಾಗುವ ಯಾವುದೇ ಗೊತ್ತುಪಡಿಸಿದ ಖಾತೆಯಲ್ಲಿ ಠೇವಣಿಯಾಗಿ ಇದ್ದಲ್ಲಿ ಅಂಥ ಅವಧಿಯನ್ನು ಹೊರತುಪಡಿಸತಕ್ಕದ್ದು."

6. ಹೊಸ ಅಧ್ಯಾಯ-IV ಎ ಯ ಸೇರ್ಪಡೆ.- ಮೂಲ ಅಧಿನಿಯಮದ ಅಧ್ಯಾಯ-IV ರ ತರುವಾಯ ಈ ಮುಂದಿನ ಹೊಸ ಅಧ್ಯಾಯ-IV ಎ ಯನ್ನು ಸೇರಿಸತಕ್ಕದ್ದು, ಎಂದರೆ:-

"ಅಧ್ಯಾಯ- IV-ಎ

ಭೂಮಿಯ ಸ್ವಯಂಪ್ರೇರಿತ ಸ್ವಾಧೀನ

30ಎ. ಭೂಮಿಯ ಸ್ವಯಂಪ್ರೇರಿತ ಸ್ವಾಧೀನತೆಯ ಒಪ್ಪಂದವನ್ನು ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು.- (1) ಈ ಅಧಿನಿಯಮದ ಅಥವಾ ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, ಯಾವುದೇ ಸಾರ್ವಜನಿಕ ಉದ್ದೇಶಕ್ಕಾಗಿ ಯಾವುದೇ ಪ್ರದೇಶದಲ್ಲಿ ಭೂಮಿಯ ಅಗತ್ಯವಿದೆ ಎಂದು ರಾಜ್ಯ ಸರ್ಕಾರಕ್ಕೆ ಕಂಡುಬಂದಾಗಲೆಲ್ಲಾ, ರಾಜ್ಯ ಸರ್ಕಾರ ಅಥವಾ ಅದರ ಪ್ರಾಧಿಕೃತ ಅಧಿಕಾರಿಯು, ಒಪ್ಪಿಕೊಂಡ ಭೂಮಾಲೀಕನೊಂದಿಗೆ ನಿಯಮಿಸಲಾದ ನಮೂನೆಯಲ್ಲಿ ಅದರಲ್ಲಿ ನಿರ್ದಿಷ್ಟಪಡಿಸಿದ ವಿಷಯಗಳಿಗಾಗಿ, ರಾಜ್ಯ ಸರ್ಕಾರದ ಪರವಾಗಿ ಭೂಮಿಯನ್ನು ಮಾರಾಟ ಮಾಡುವ ಒಪ್ಪಂದವೊಂದನ್ನು ಮಾಡಿಕೊಳ್ಳಬಹುದು.

(2) ರಾಜ್ಯ ಸರ್ಕಾರವು ಅಥವಾ ಅದರ ಪ್ರಾಧಿಕೃತ ಅಧಿಕಾರಿಯು, ಸ್ವಾಧೀನತೆಗಾಗಿ (1)ನೇ ಉಪಪ್ರಕರಣದ ಅಡಿಯಲ್ಲಿ ಒಪ್ಪಂದದ ಅನುಸಾರವಾಗಿ ಆದೇಶವನ್ನು ಹೊರಡಿಸತಕ್ಕದ್ದು ಮತ್ತು ಆದೇಶದ ಸಾರಾಂಶವನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚಿಸತಕ್ಕದ್ದು. ಅಧಿಸೂಚನೆಯ ಅಂಥ ಪ್ರಕಟಣೆಯ ಮೇರೆಗೆ, ಒಪ್ಪಂದವನ್ನು ಮಾಡಿಕೊಳ್ಳುವ ಭೂಮಾಲೀಕನ ಮಾಲೀಕತ್ವ, ಒಡೆತನ ಮತ್ತು ಎಲ್ಲಾ ಹಿತಾಸಕ್ತಿಗಳು ಎಲ್ಲಾ ಉಪಾದಿಗಳಿಂದ ಮುಕ್ತವಾಗಿ ರಾಜ್ಯ ಸರ್ಕಾರದಲ್ಲಿ ನಿಹಿತಗೊಳ್ಳತಕ್ಕದ್ದು.

(3) ನೋಂದಣಿ ಅಧಿನಿಯಮ, 1908ರಲ್ಲಿ (1908ರ ಕೇಂದ್ರ ಅಧಿನಿಯಮ 16) ಏನೇ ಒಳಗೊಂಡಿದ್ದರೂ, (1)ನೇ ಉಪಪ್ರಕರಣದಲ್ಲಿ ಮಾಡಲಾದ ಯಾವುದೇ ಒಪ್ಪಂದವು ಆ ಅಧಿನಿಯಮದ ಅಡಿಯಲ್ಲಿನ ನೋಂದಣಿಗೆ ಹೊಣೆಯಾಗತಕ್ಕದ್ದಲ್ಲ.

(4) ಒಪ್ಪಂದವನ್ನು ಮಾಡಿಕೊಂಡಿರುವ ಭೂಮಾಲೀಕನ ಕುಟುಂಬವನ್ನು ಹೊರತುಪಡಿಸಿ, ಯಾವುದೇ ಕುಟುಂಬವು, ಈ ಪ್ರಕರಣದ ಅಡಿಯಲ್ಲಿ ಭೂಸ್ವಾಧೀನತೆಯಿಂದ ಬಾಧಿತರಾಗಿದ್ದಲ್ಲಿ, ರಾಜ್ಯ ಸರ್ಕಾರವು, ಅದರಡಿಯಲ್ಲಿ ರಚಿಸಲಾದ ನಿಯಮಗಳಲ್ಲಿ ನಿಯಮಿಸಲಾದಂತೆ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆ ಯಾವುದಾದರೂ ಇದ್ದಲ್ಲಿ, ಅದಕ್ಕಾಗಿ ಇಡೀಗಂಟು ಮೊತ್ತವನ್ನು ಪಾವತಿಸತಕ್ಕದ್ದು:

ಪರಂತು, ನಿಯಮಿಸಬಹುದಾದಂತೆ ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯ ಯಾವುದೇ ಒಪ್ಪಂದ ಅಥವಾ ಇಡೀಗಂಟು ಮೊತ್ತವು, ಭೂಮಾಲೀಕರಿಗೆ ಅನಾನುಕೂಲವಾಗುವಷ್ಟರಮಟ್ಟಿಗೆ ಅತ್ಯಧಿಕವಾಗಿರತಕ್ಕದ್ದಲ್ಲ."

7. 31-ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 31ನೇ ಪ್ರಕರಣದ ತರುವಾಯ, ಈ ಮುಂದಿನ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"**31-ಎ.** ರಾಜ್ಯ ಸರ್ಕಾರವು ಇಡೀಗಂಟು ಮೊತ್ತವನ್ನು ಪಾವತಿ ಮಾಡುವುದು.- ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, 10-ಎ ಪ್ರಕರಣದಲ್ಲಿ ಅಧಿಸೂಚಿಸಿದ ಯಾವುದೇ ಪ್ರಾಜೆಕ್ಟ್‌ಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗಲೆಲ್ಲಾ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯ ಬದಲಿಗೆ ನಿಯಮಗಳಲ್ಲಿ ನಿಯಮಿಸಬಹುದಾದ ಅಂಥ ಇಡೀಗಂಟು ಮೊತ್ತವನ್ನು ಪಾವತಿ ಮಾಡಲು ರಾಜ್ಯ ಸರ್ಕಾರವು ಸಕ್ಷಮವಾಗಿರತಕ್ಕದ್ದು:

ಪರಂತು, ನಿಯಮಿಸಬಹುದಾದಂತೆ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯ ಅಂಥ ಇಡೀಗಂಟು ಮೊತ್ತದ ಪಾವತಿಯು, ಬಾಧಿತ ಕುಟುಂಬಗಳಿಗೆ ಅನಾನುಕೂಲವಾಗುವಷ್ಟು ವ್ಯತ್ಯಾಸವು ಸಾಮಾನ್ಯವಾಗಿ ಆಗಿರತಕ್ಕದ್ದಲ್ಲ."

8. 33ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 33ನೇ ಪ್ರಕರಣದ ತರುವಾಯ, ಈ ಮುಂದಿನ 33-ಎ ಹೊಸ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"**33-ಎ ತಪ್ಪಾಗಿ ಪಾವತಿ ಮಾಡಿದ ಮೊತ್ತದ ವಸೂಲಾತಿ.-** ಯಾವುದೇ ಇತರ ಕಾನೂನಿನಲ್ಲಿ ಏನೇ ಒಳಗೊಂಡಿದ್ದರೂ, 64ನೇ ಪ್ರಕರಣದ ಅಡಿಯಲ್ಲಿ ಉಲ್ಲೇಖಿಸಿದಲ್ಲಿನ ಪ್ರಾಧಿಕಾರ ಅಥವಾ 74ನೇ ಪ್ರಕರಣದ ಅಡಿಯಲ್ಲಿ ಅಪೀಲಿನಲ್ಲಿನ ಉಚ್ಚನ್ಯಾಯಾಲಯ ಅಥವಾ ಕಾನೂನು ವ್ಯವಹರಣೆಗಳಲ್ಲಿನ ಇತರ ಯಾವುದೇ ಪ್ರಾಧಿಕಾರವು, ಈ

ಅಧಿನಿಯಮದ ಅಡಿಯಲ್ಲಿ ಯಾವೊಬ್ಬ ವ್ಯಕ್ತಿಗೆ ಹಣವನ್ನು ತಪ್ಪಾಗಿ ಪಾವತಿ ಮಾಡಲಾಗಿದೆ ಎಂದು ಮನಗಂಡಲ್ಲಿ, ರಾಜ್ಯ ಸರ್ಕಾರ ಅಥವಾ ಅದರ ಪ್ರಾಧಿಕೃತ ಅಧಿಕಾರಿ ಅಥವಾ ಜಿಲ್ಲಾಧಿಕಾರಿಯು ಅದನ್ನು ಭೂ ಕಂದಾಯದ ಬಾಕಿಯಂತೆ ವಸೂಲು ಮಾಡತಕ್ಕದ್ದು."

9. 46ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 46ನೇ ಪ್ರಕರಣದ (6)ನೇ ಉಪಪ್ರಕರಣದ ವಿವರಣೆಯ (ಬಿ) ಖಂಡದಲ್ಲಿ "ಹೊರತಾದ ಯಾವೊಬ್ಬ ವ್ಯಕ್ತಿಯನ್ನು" ಎಂಬ ಪದಗಳನ್ನು ಬಿಟ್ಟುಬಿಡತಕ್ಕದ್ದು.

10. 87ನೇ ಪ್ರಕರಣದ ಪ್ರತಿಯೋಜನೆ.- ಮೂಲ ಅಧಿನಿಯಮದ 87ನೇ ಪ್ರಕರಣಕ್ಕೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"87. ಸರ್ಕಾರಿ ನೌಕರರಿಂದ ಅಪರಾಧಗಳು.- ಈ ಅಧಿನಿಯಮದ ಅಡಿಯಲ್ಲಿ ಯಾವುದೇ ಅಪರಾಧವನ್ನು, ಅಂಥ ಆರೋಪಿತ ಅಪರಾಧವು ನಡೆದ ಸಮಯದಲ್ಲಿ, ಕೇಂದ್ರ ಸರ್ಕಾರ ಅಥವಾ ಸಂದರ್ಭಾನುಸಾರವಾಗಿ ರಾಜ್ಯ ಸರ್ಕಾರದಲ್ಲಿ ಉದ್ಯೋಗದಲ್ಲಿರುವ ಅಥವಾ ಉದ್ಯೋಗದಲ್ಲಿದ್ದ ಯಾವೊಬ್ಬ ವ್ಯಕ್ತಿಯು ಎಸಗಿದ್ದಲ್ಲಿ, ನ್ಯಾಯಾಲಯವು ಅಂಥ ಅಪರಾಧದ ಸಂಜ್ಞೆಯತೆಯನ್ನು ತೆಗೆದುಕೊಳ್ಳತಕ್ಕದ್ದು, ಪರಂತು, ದಂಡ ಪ್ರಕ್ರಿಯೆ ಸಂಹಿತೆ, 1973ರ (1974ರ ಕೇಂದ್ರ ಅಧಿನಿಯಮ 2) 197ನೇ ಪ್ರಕರಣದಲ್ಲಿ ಹೇಳಲಾದ ಕಾರ್ಯವಿಧಾನವನ್ನು ಅನುಸರಿಸತಕ್ಕದ್ದು."

11. 101ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 101ನೇ ಪ್ರಕರಣದಲ್ಲಿ "ಐದು ವರ್ಷಗಳ ಅವಧಿಗೆ" ಎಂಬ ಪದಗಳಿಗೆ "ಯಾವುದೇ ಪ್ರಾಜೆಕ್ಟ್‌ನ ಸ್ಥಾಪನೆಗಾಗಿ ನಿರ್ದಿಷ್ಟಪಡಿಸಿದ ಅವಧಿ ಅಥವಾ ಐದು ವರ್ಷಗಳು, ಇವುಗಳಲ್ಲಿ ಯಾವುದು ನಂತರವೋ ಆ ಅವಧಿಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

12. 109ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 109ನೇ ಪ್ರಕರಣದ (2)ನೇ ಉಪ-ಪ್ರಕರಣದ (ಯು) ಖಂಡದ ತರುವಾಯ, ಈ ಮುಂದಿನ ಖಂಡವನ್ನು ಸೇರಿಸತಕ್ಕದ್ದು, ಎಂದರೆ:-

"(ಎ) ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2019ನ್ನು ಜಾರಿಗೆ ತರುವುದು".

13. 105ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 105ನೇ ಪ್ರಕರಣದ ತರುವಾಯ ಈ ಮುಂದಿನ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"105-ಎ. ಈ ಅಧಿನಿಯಮದ ಉಪಬಂಧಗಳು ಕೆಲವು ಕರ್ನಾಟಕ ಅಧಿನಿಯಮಗಳಿಗೆ ಅನ್ವಯವಾಗುವುದಿಲ್ಲ ಅಥವಾ ಕೆಲವು ಮಾರ್ಪಾಡುಗಳೊಂದಿಗೆ ಅನ್ವಯವಾಗುವುದು.- (1) (2)ನೇ ಉಪಪ್ರಕರಣಕ್ಕೆ ಒಳಪಟ್ಟು, ಈ ಅಧಿನಿಯಮದ ಉಪಬಂಧಗಳು, ಐದನೇ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಅಧಿನಿಯಮಗಳ ಅಡಿಯಲ್ಲಿ ಭೂ ಸ್ವಾಧೀನತೆಗೆ ಅನ್ವಯವಾಗತಕ್ಕದ್ದಲ್ಲ.

(2) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2019ರ ಪ್ರಾರಂಭದ ದಿನಾಂಕದಿಂದ ಒಂದು ವರ್ಷದೊಳಗೆ, ಬಾಧಿತ ಕುಟುಂಬಗಳಿಗೆ ಪ್ರಯೋಜನವಾಗುವ, ಮೊದಲನೇ ಅನುಸೂಚಿಗೆ ಅನುಸಾರವಾಗಿ ಪರಿಹಾರದ ನಿರ್ಧರಣೆ ಮತ್ತು ಎರಡು ಹಾಗೂ ಮೂರನೇ ಅನುಸೂಚಿಗಳಲ್ಲಿ ನಿರ್ದಿಷ್ಟಪಡಿಸಿದ ಪುನರ್ವಸತಿ ಮತ್ತು ಪುನರ್ವ್ಯವಸ್ಥೆಗೆ ಸಂಬಂಧಿಸಿದಂತೆ, ಈ ಅಧಿನಿಯಮದ ಯಾವುದೇ ಉಪಬಂಧಗಳು, ಐದನೇ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಅಧಿನಿಯಮಗಳ ಅಡಿಯಲ್ಲಿನ ಭೂಸ್ವಾಧೀನದ ಪ್ರಕರಣಗಳಿಗೆ ಅನ್ವಯವಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ, ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ಪರಿಹಾರ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಗೆ ಸಂಬಂಧಿಸಿದಂತೆ ಪರಿಹಾರವನ್ನು ಕಡಿಮೆ ಮಾಡದಿರುವ ಅಥವಾ ಈ ಅಧಿನಿಯಮದ ಉಪಬಂಧಗಳನ್ನು ದುರ್ಬಲಗೊಳಿಸದಿರುವ ಅಂಥ ವಿನಾಯಿತಿಗಳು ಅಥವಾ ಮಾರ್ಪಾಡುಗಳೊಂದಿಗೆ ಅನ್ವಯವಾಗತಕ್ಕದ್ದು.

(3) (2)ನೇ ಉಪಪ್ರಕರಣದ ಅಡಿಯಲ್ಲಿ ಹೊರಡಿಸಬೇಕೆಂದು ಉದ್ದೇಶಿಸಿದ ಅಧಿಸೂಚನೆಯ ಪ್ರತಿಯೊಂದರ ಕರಡನ್ನು ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನಗಳ ಮುಂದೆ ಮಂಡಿಸತಕ್ಕದ್ದು. ರಾಜ್ಯ ವಿಧಾನಮಂಡಲದ ಉಭಯ ಸದನಗಳು ಅಧಿಸೂಚನೆಯನ್ನು ಹೊರಡಿಸಲು ಅನುಮೋದಿಸದಿರಲು ಒಪ್ಪಿದಲ್ಲಿ ಅಥವಾ ರಾಜ್ಯ ವಿಧಾನಮಂಡಲದ ಉಭಯ ಸದನಗಳು ಅಧಿಸೂಚನೆಯಲ್ಲಿ ಯಾವುದೇ ಮಾರ್ಪಾಡುಗಳನ್ನು ಮಾಡಲು ಒಪ್ಪಿದಲ್ಲಿ, ಅಧಿಸೂಚನೆಯನ್ನು ಹೊರಡಿಸತಕ್ಕದ್ದಲ್ಲ ಅಥವಾ ಸಂದರ್ಭಾನುಸಾರವಾಗಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳು ಒಪ್ಪಬಹುದಾದ ಅಂಥ ಮಾರ್ಪಾಡಿನ ರೂಪದಲ್ಲಿ ಮಾತ್ರ ಹೊರಡಿಸತಕ್ಕದ್ದು."

14. ಐದನೇ ಅನುಸೂಚಿಯ ಸೇರ್ಪಡೆ.- ಮೂಲ ಅಧಿನಿಯಮದಲ್ಲಿ, ನಾಲ್ಕನೇ ಅನುಸೂಚಿಯ ತರುವಾಯ ಈ ಮುಂದಿನ ಅನುಸೂಚಿಯನ್ನು ಸೇರಿಸತಕ್ಕದ್ದು, ಎಂದರೆ:-

"ಐದನೇ ಅನುಸೂಚಿ

(105-ಎ ಪ್ರಕರಣವನ್ನು ನೋಡಿ)

ಕರ್ನಾಟಕ ರಾಜ್ಯದಲ್ಲಿ ಭೂಸ್ವಾಧೀನವನ್ನು ನಿಯಂತ್ರಿಸುವ ಕರ್ನಾಟಕ ಅಧಿನಿಯಮಗಳ ಪಟ್ಟಿ

- (1) ಕರ್ನಾಟಕ ಮನೆ ನಿವೇಶನಗಳ ಮಂಜೂರಾತಿಗಾಗಿ ಭೂಸ್ವಾಧೀನ ಅಧಿನಿಯಮ, 1972 (1973ರ ಕರ್ನಾಟಕ ಅಧಿನಿಯಮ 18)
- (2) ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧಿನಿಯಮ, 1962 (1963ರ ಕರ್ನಾಟಕ ಅಧಿನಿಯಮ 10)
- (3) ಕರ್ನಾಟಕ ಹೆದ್ದಾರಿ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 44)
- (4) ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಅಧಿನಿಯಮ, 1961 (1963ರ ಕರ್ನಾಟಕ ಅಧಿನಿಯಮ 11)
- (5) ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಅಧಿನಿಯಮ, 1966 (1966ರ ಕರ್ನಾಟಕ ಅಧಿನಿಯಮ 18); ಮತ್ತು
- (6) ಕರ್ನಾಟಕ ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಹಾಗೂ ಅವಶೇಷಗಳ ಅಧಿನಿಯಮ, 1961 (19162ರ ಕರ್ನಾಟಕ ಅಧಿನಿಯಮ 7)".

15. ಅಧಿನಿಯಮವು ಯಾವುದೇ ತೀರ್ಪು, ಡಿಕ್ರಿ ಅಥವಾ ಯಾವುದೇ ನ್ಯಾಯಾಲಯದ ಅಥವಾ ಪ್ರಾಧಿಕಾರದ ಆದೇಶದ ಮೇಲೆ ಹೆಚ್ಚಿನ ಪ್ರಭಾವ ಹೊಂದಿರುವುದು.- ಯಾವುದೇ ಕಾನೂನಿನ ತೀರ್ಪಿನಲ್ಲಿ ಅಥವಾ ಯಾವುದೇ ನ್ಯಾಯಾಲಯ ಅಥವಾ ಪ್ರಾಧಿಕಾರದ ಆದೇಶದಲ್ಲಿ ಏನೇ ಒಳಗೊಂಡಿದ್ದರೂ, ನ್ಯಾಯಯುತ ನಷ್ಟಪರಿಹಾರದ ಹಕ್ಕು ಹಾಗೂ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ಪಾರದರ್ಶಕತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2019ರ ಉಪಬಂಧಗಳು ಪರಿಣಾಮಕಾರಿಯಾಗಿರತಕ್ಕದ್ದು.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಗುಜರಾತ್, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ರಾಜ್ಯ ಸರ್ಕಾರಗಳು ನ್ಯಾಯಯುತ ನಷ್ಟಪರಿಹಾರದ ಹಕ್ಕು ಹಾಗೂ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ಪಾರದರ್ಶಕತೆ ಅಧಿನಿಯಮ, 2013ನ್ನು (2013ರ ಕೇಂದ್ರ ಅಧಿನಿಯಮ 30) (ಇಲ್ಲಿ ಇನ್ನು ಮುಂದೆ ಮೂಲ ಅಧಿನಿಯಮವೆಂದು ಕರೆಯಲಾಗಿದೆ) ಸಂಬಂಧಪಟ್ಟ ರಾಜ್ಯಗಳಿಗೆ ಅನ್ವಯವಾಗುವಂತೆ ಕೆಲವು ತಿದ್ದುಪಡಿಗಳನ್ನು ಮಾಡಿವೆ.

ಕರ್ನಾಟಕ ರಾಜ್ಯವು ಅತಿ ತ್ವರಿತಗತಿಯಲ್ಲಿ ಬೆಳೆಯುವ ಗುರಿಹೊಂದಿದೆ. ಈ ಉದ್ದೇಶಕ್ಕಾಗಿ ಭಾರತ ಸರ್ಕಾರದ ನೆರವಿನೊಂದಿಗೆ ಮೂಲಸೌಕರ್ಯ, ಸಂವಹನಗಳು, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಹೊಸ ರೈಲ್ವೆ ಲೈನುಗಳು ಮತ್ತು ಕುಡಿಯುವ ನೀರಿನ ಪ್ರಾಜೆಕ್ಟ್‌ಗಳು ಇತ್ಯಾದಿ ವಲಯಗಳಲ್ಲಿ ವಿವಿಧ ಬೃಹತ್ ಪ್ರಾಜೆಕ್ಟ್‌ಗಳನ್ನು ಮಂಜೂರು ಮಾಡಲಾಗಿದೆ. ಈ ಎಲ್ಲಾ ಪ್ರಾಜೆಕ್ಟ್‌ಗಳು ತಕ್ಷಣವೇ ಭೂಮಿಯ ಲಭ್ಯತೆಯನ್ನು ಅಗತ್ಯಪಡಿಸುತ್ತದೆ, ಇಲ್ಲದಿದ್ದಲ್ಲಿ, ಬೆಲೆಗಳಲ್ಲಿ ಹೆಚ್ಚಿನ ಏರಿಕೆಯಾಗುತ್ತದೆ ಮತ್ತು ಅಭಿವೃದ್ಧಿಯ ಪ್ರಯೋಜನಗಳು ಸಾಮಾನ್ಯ ಜನರ ಹಿತಾಸಕ್ತಿಗೆ ಹಾನಿಕರವಾಗಿ ಗಮನಾರ್ಹ ವಿಳಂಬವಾಗುತ್ತದೆ.

ಮೂಲ ಅಧಿನಿಯಮದ ಉಪಬಂಧಗಳ ಅಡಿಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರವು ತೊಂದರೆಯನ್ನು ಎದುರಿಸುತ್ತಿದೆ. ಆದುದರಿಂದ, ಸಾರ್ವಜನಿಕ ಹಿತಾಸಕ್ತಿಯಲ್ಲಿ ಕರ್ನಾಟಕದ ವಿವಿಧ ಅಭಿವೃದ್ಧಿ ಪ್ರಾಜೆಕ್ಟ್‌ಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುಕೂಲ ಮಾಡುವುದಕ್ಕಾಗಿ ಹಾಗೂ ಇತರ ವಿಷಯಗಳೊಡನೆ, ಈ ಮುಂದಿನವುಗಳಿಗಾಗಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ ಪಾರದರ್ಶಕತೆ ಅಧಿನಿಯಮ, 2013ನ್ನು (2013ರ ಕೇಂದ್ರ ಅಧಿನಿಯಮ 30) ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಲ್ಲಿ ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

- (i) ರಾಷ್ಟ್ರೀಯ ಭದ್ರತೆ, ರಕ್ಷಣಾ ಮಹತ್ವದ ಕೆಲವು ಪ್ರಾಜೆಕ್ಟ್‌ಗಳು, ನೀರಾವರಿ, ಕುಡಿಯುವ ನೀರಿನ ಪ್ರಾಜೆಕ್ಟ್‌ಗಳು ಮತ್ತು ಇತರ ಪ್ರಾಜೆಕ್ಟ್‌ಗಳನ್ನು ಮೂಲ ಅಧಿನಿಯಮದ ಅಧ್ಯಾಯ-II ಮತ್ತು III ರ ಅಗತ್ಯತೆಯಿಂದ ವಿನಾಯಿತಿಗೊಳಿಸುವುದು;
- (ii) ಮತ್ತಷ್ಟು ವಿಚಾರಣೆಯನ್ನು ಮಾಡದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಐತೀರ್ಪನ್ನು ಹೊರಡಿಸಲು ಜಿಲ್ಲಾಧಿಕಾರಿಯನ್ನು ಸಮರ್ಥಗೊಳಿಸುವುದು;
- (iii) 24ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ಅವಧಿಯನ್ನು ಲೆಕ್ಕಹಾಕುವಾಗ ನ್ಯಾಯಾಲಯದ ಯಾವುದೇ ವ್ಯವಹರಣೆಗಳ ಕಾರಣದಿಂದಾಗಿ ಭೂಮಿಯ ಸ್ವಾಧೀನತೆಯ ವ್ಯವಹರಣೆಗಳನ್ನು ತಡೆಹಿಡಿಯಲಾದ ಅವಧಿಯನ್ನು ಹೊರತುಪಡಿಸುವುದು;

- (iv) ಸಾರ್ವಜನಿಕ ಉದ್ದೇಶಕ್ಕಾಗಿ ಭೂಮಿಯ ಸ್ವಯಂಪ್ರೇರಿತ ಸ್ವಾಧೀನತೆಗೆ ಒಪ್ಪಂದವನ್ನು ಮಾಡಿಕೊಳ್ಳುವ ಮೂಲಕ ರಾಜ್ಯ ಸರ್ಕಾರವನ್ನು ಸಮರ್ಥಗೊಳಿಸುವುದು;
- (v) ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯ ಬದಲಿಗೆ ಇಡಿಗಂಟು ಮೊತ್ತವನ್ನು ಪಾವತಿ ಮಾಡುವ ಮೂಲಕ ಪ್ರಾಜೆಕ್ಟ್‌ಗಳಿಗಾಗಿ ನಿರ್ದಿಷ್ಟಪಡಿಸಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವನ್ನು ಸಮರ್ಥಗೊಳಿಸುವುದು;
- (vi) ಮೂಲ ಅಧಿನಿಯಮದ ಅಡಿಯಲ್ಲಿ ಯಾವೊಬ್ಬ ವ್ಯಕ್ತಿಗೆ ತಪ್ಪಾಗಿ ಪಾವತಿ ಮಾಡಲಾದ ಮೊತ್ತವನ್ನು ಮರುವಸೂಲಿ ಮಾಡಲು ರಾಜ್ಯ ಸರ್ಕಾರವನ್ನು ಸಮರ್ಥಗೊಳಿಸುವುದು;
- (vii) ದಂಡ ಪ್ರಕ್ರಿಯಾ ಸಂಹಿತೆ, 1973ರ (1974ರ ಕೇಂದ್ರ ಅಧಿನಿಯಮದ 02) 197ನೇ ಪ್ರಕರಣದ ಉಪಬಂಧಗಳ ಅಡಿಯಲ್ಲಿ ಮಂಜೂರಾತಿಯನ್ನು ಪಡೆದ ತರುವಾಯ, ಸರ್ಕಾರಿ ನೌಕರರು ಮಾಡಿರುವ ಅಪರಾಧಗಳಿಗಾಗಿ ಪ್ರಾಸಿಕ್ಯೂಷನ್‌ಗಾಗಿ ಉಪಬಂಧ ಕಲ್ಪಿಸುವುದು;
- (viii) ಮೂಲ ಅಧಿನಿಯಮದ ಉಪಬಂಧಗಳು ಕೆಲವು ಕರ್ನಾಟಕ ಅಧಿನಿಯಮಗಳಿಗೆ ಅನ್ವಯವಾಗದಿರುವ ಅಥವಾ ಕೆಲವು ಮಾರ್ಪಾಡುಗಳೊಂದಿಗೆ ಅನ್ವಯವಾಗುವ ಉಪಬಂಧವನ್ನು ರಚಿಸುವುದು;
- (xi) ಅದಕ್ಕೆ ಪ್ರಾಸಂಗಿಕವಾದ ಅಥವಾ ಅನುಷಂಗಿಕವಾದ ಕೆಲವು ಇತರ ತಿದ್ದುಪಡಿಗಳನ್ನೂ ಮಾಡುವುದು. ಆದ್ದರಿಂದ ಈ ವಿಧೇಯಕ

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನಾಧಿಕಾರ ಕುರಿತು ಜ್ಞಾಪನ ಪತ್ರ

ಖಂಡ 4:	4ನೇ ಖಂಡದ ಮೂಲಕ ಸೇರಿಸಲು ಉದ್ದೇಶಿಸಿರುವ 23-ಎ ಪ್ರಕರಣವು, ಐರ್ಲೇಂಡ್ ನಮೂನೆಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 6:	6ನೇ ಖಂಡದ ಮೂಲಕ ಸೇರಿಸಲು ಉದ್ದೇಶಿಸಿರುವ 30-ಎ ಪ್ರಕರಣವು,- (1) (1)ನೇ ಉಪ-ಪ್ರಕರಣವು, ರಾಜ್ಯದ ಪರವಾಗಿ ಭೂಮಿಯನ್ನು ಮಾರಾಟ ಮಾಡಲು ಒಪ್ಪಿಕೊಂಡ ಭೂಮಾಲೀಕನು ಮಾಡಿಕೊಳ್ಳಬಹುದಾದ ಒಪ್ಪಂದದ ನಮೂನೆಯನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (2) (4)ನೇ ಉಪಪ್ರಕರಣವು,- (i) ಪುನರ್ವಸತಿ ಮತ್ತು ಪುನರ್ವ್ಯವಸ್ಥೆಗಾಗಿ ಇಡಿಗಂಟಿನ ಮೊತ್ತದ ಪಾವತಿಯ ವಿಧಾನದ ಕುರಿತಂತೆ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ; ಮತ್ತು (ii) ರಾಜ್ಯ ಸರ್ಕಾರದ ಅಥವಾ ಅದರ ಪ್ರಾಧಿಕೃತ ಅಧಿಕಾರಿ ಮತ್ತು ರಾಜ್ಯ ಸರ್ಕಾರದ ಪರವಾಗಿ ಜಮೀನನ್ನು ಮಾರಾಟ ಮಾಡಲು ಬಯಸಿರುವ ಭೂಮಾಲೀಕನ ನಡುವೆ ಮಾಡಿಕೊಳ್ಳಬೇಕಾದ ಒಪ್ಪಂದದಲ್ಲಿ ನಿರ್ದಿಷ್ಟಪಡಿಸಬೇಕಾದ ವಿಷಯಗಳ ಕುರಿತು ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 7:	7ನೇ ಖಂಡದ ಮೂಲಕ ಸೇರಿಸಲು ಉದ್ದೇಶಿಸಿರುವ 31-ಎ ಪ್ರಕರಣವು, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯ ಬದಲಾಗಿ ಅಂಥ ಇಡಿಗಂಟಿನ ಮೊತ್ತವನ್ನು ಪಾವತಿಸುವ ವಿಧಾನದ ಕುರಿತು ನಿಯಮಗಳ ಮೂಲಕ ನಿಯಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಆರ್.ವಿ. ದೇಶಪಾಂಡೆ
ಕಂದಾಯ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

ಅನುಬಂಧ

ಭೂಸ್ವಾಧೀನ, ಪುನರ್ವಸತಿ, ಪುನರ್ವ್ಯವಸ್ಥೆಯಲ್ಲಿ ನ್ಯಾಯಯುತ ನಷ್ಟಪರಿಹಾರ ಹಾಗೂ ಪಾರದರ್ಶಕತೆ ಹಕ್ಕು ಅಧಿನಿಯಮ,
2013ರ ಉದ್ದತ ಭಾಗ
[2013ರ ಅಧಿನಿಯಮ 30]

XX

XX

XX

2. ಅಧಿನಿಯಮದ ಅನ್ವಯಿಸುವಿಕೆ.-

XX

XX

XX

(2) ಈ ಅಧಿನಿಯಮದ ಉಪಬಂಧಗಳು ಭೂಸ್ವಾಧೀನ, ನಷ್ಟಪರಿಹಾರ, ಪುನರ್ವಸತಿ ಮತ್ತು ಪುನರ್ವ್ಯವಸ್ಥೆಯಲ್ಲಿ, ಯುಕ್ತ ಸರ್ಕಾರವು ಈ ಮುಂದಿನ ಉದ್ದೇಶಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗಲೂ ಸಹ ಅನ್ವಯಿಸತಕ್ಕದ್ದು, ಎಂದರೆ:-

(ಎ) (1)ನೇ ಉಪಪ್ರಕರಣದಲ್ಲಿ ಪರಿಭಾಷಿಸಿದಂತೆ ಸಾರ್ವಜನಿಕ ಉದ್ದೇಶಕ್ಕಾಗಿ, ಭೂಮಾಲೀಕತ್ವವು ಸರ್ಕಾರದಲ್ಲಿ ನಿಹಿತಗೊಂಡಿರುವುದು ಮುಂದುವರೆದ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಯೋಜನೆಗಳಿಗೆ;

(ಬಿ) (1)ನೇ ಉಪಪ್ರಕರಣದಲ್ಲಿ ಪರಿಭಾಷಿಸಿದಂತೆ ಸಾರ್ವಜನಿಕ ಉದ್ದೇಶಕ್ಕಾಗಿ ಖಾಸಗಿ ಕಂಪನಿಗಳಿಗೆ;

ಪರಂತು, ಸ್ವಾಧೀನ ಈ ಮುಂದಿನವುಗಳಿಗಾಗಿ,-

(i) 3ನೇ ಪ್ರಕರಣದ (ಸಿ) ಖಂಡದ (i) ಮತ್ತು (V) ಉಪ ಖಂಡಗಳಲ್ಲಿ ಪರಿಭಾಷಿಸಿದಂತೆ ಬಾಧಿತರಾಗುವ ಕುಟುಂಬಗಳ ಕನಿಷ್ಠ ಶೇಕಡಾ ಎಂಬತ್ತರಷ್ಟು ಪೂರ್ವಾನುಮತಿಯನ್ನು ಪಡೆದ ಖಾಸಗಿ ಕಂಪನಿಗಳು; ಮತ್ತು

(ii) 3ನೇ ಪ್ರಕರಣದ (ಸಿ) ಖಂಡದ (i) ಮತ್ತು (V) ಉಪ ಖಂಡಗಳಲ್ಲಿ ಪರಿಭಾಷಿಸಿದಂತೆ ಬಾಧಿತರಾಗುವ ಕುಟುಂಬಗಳ ಕನಿಷ್ಠ ಶೇಕಡಾ ಎಂಬತ್ತರಷ್ಟು ಪೂರ್ವಾನುಮತಿಯನ್ನು ಯುಕ್ತ ಸರ್ಕಾರವು ನಿಯಮಿಸಬಹುದಾದ ಪ್ರಕ್ರಿಯೆಯ ಮೂಲಕ ಪಡೆದಿರತಕ್ಕ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಯೋಜನೆಗಳು;

ಮತ್ತು ಪರಂತು, ಒಪ್ಪಿಗೆಯನ್ನು ಪಡೆಯುವ ಪ್ರಕ್ರಿಯೆಯು 4ನೇ ಪ್ರಕರಣದಲ್ಲಿ ಉಲ್ಲೇಖಿಸಿದ ಸಾಮಾಜಿಕ ಪರಿಣಾಮ ಮೌಲ್ಯಮಾಪನ ಅಧ್ಯಯನದೊಂದಿಗೆ ಕೈಗೊಳ್ಳತಕ್ಕದ್ದು;

ಅಲ್ಲದೇ, ಪರಂತು, ಅಂಥ ಅನುಸೂಚಿತ ಪ್ರದೇಶಗಳಲ್ಲಿ ಭೂವರ್ಗಾವಣೆಗೆ ಸಂಬಂಧಿಸಿದಂತೆ ಚಾಲ್ತಿಯಲ್ಲಿರುವ ಯಾವುದೇ ಕಾನೂನಿನ (ಒಂದು ನ್ಯಾಯಾಲಯದ ಆದೇಶ ಅಥವಾ ತೀರ್ಪು ಅಂತಿಮವಾಗಿರುವುದನ್ನು ಒಳಗೊಂಡು) ಉಲ್ಲಂಘನೆಯಾಗಿ ಅನುಸೂಚಿತ ಪ್ರದೇಶಗಳಲ್ಲಿ ಯಾವುದೇ ಭೂಮಿಯು ಸ್ವಾಧೀನದ ಮೂಲಕ ವರ್ಗಾಯಿತವಾಗತಕ್ಕದ್ದಲ್ಲ.

XX

XX

XX

24. 1894ರ ಅಧಿನಿಯಮ 1ರ ಅಡಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯು ಕೆಲವು ಪ್ರಕರಣಗಳಲ್ಲಿ ರದ್ದಾಗಿದೆ ಎಂದು ಭಾವಿಸತಕ್ಕದ್ದು.-

XX

XX

XX

(2) (1)ನೇ ಉಪ-ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ ಭೂಸ್ವಾಧೀನ ಅಧಿನಿಯಮ, 1984ರ ಅಡಿಯಲ್ಲಿ ಭೂಸ್ವಾಧೀನ ವ್ಯವಹರಣೆ ಆರಂಭವಾಗಿದ್ದ ಸಂದರ್ಭದಲ್ಲಿ, ಈ ಅಧಿನಿಯಮ ಪ್ರಾರಂಭಗೊಂಡ ಐದು ವರ್ಷಗಳಿಗಿಂತ ಅಥವಾ ಅದಕ್ಕೂ ಮೊದಲು ಸದರಿ 11ನೇ ಪ್ರಕರಣದ ಅಡಿಯಲ್ಲಿ ಐತೀರ್ಪನ್ನು ಮಾಡಿರುವಲ್ಲಿ, ಆದರೆ ಭೌತಿಕವಾಗಿ ಭೂಮಿಯ ಅನುಭೋಗವನ್ನು ಮಾಡಿರದಿದ್ದಲ್ಲಿ ಅಥವಾ ನಷ್ಟಪರಿಹಾರವನ್ನು ಪಾವತಿಸದಿದ್ದಲ್ಲಿ, ಸದರಿ ವ್ಯವಹರಣೆಗಳು ರದ್ದಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಯುಕ್ತ ಸರ್ಕಾರವು, ಹಾಗೆ ಮಾಡಬೇಕೆಂದು ಆಯ್ಕೆ ಮಾಡಿಕೊಂಡಲ್ಲಿ, ಅಂಥ ಭೂಸ್ವಾಧೀನ ವ್ಯವಹರಣೆಗಳನ್ನು ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿ ಹೊಸದಾಗಿ ಮಾಡತಕ್ಕದ್ದು.

ಪರಂತು, ಹೆಚ್ಚಿನ ಭೂಹಿಡುವಳಿಗೆ ಸಂಬಂಧಿಸಿದಂತೆ ಐತೀರ್ಪನ್ನು ಮಾಡಿರುವಲ್ಲಿ ಮತ್ತು ನಷ್ಟಪರಿಹಾರವನ್ನು ಫಲಾನುಭವಿಗಳ ಖಾತೆಗೆ ಪಾವತಿಸಿರದಿದ್ದಲ್ಲಿ, ಆಗ, ಸದರಿ ಭೂಸ್ವಾಧೀನ ಅಧಿನಿಯಮದ 4ನೇ ಪ್ರಕರಣದ ಅಡಿಯಲ್ಲಿ ಸ್ವಾಧೀನಕ್ಕಾಗಿ ಅಧಿಸೂಚಿಸಲಾದ ನಿರ್ದಿಷ್ಟಪಡಿಸಿದ ಎಲ್ಲಾ ಫಲಾನುಭವಿಗಳನ್ನು ಈ ಅಧಿನಿಯಮದ ಉಪಬಂಧಗಳ ಅನುಸಾರವಾಗಿ ನಷ್ಟಪರಿಹಾರಕ್ಕಾಗಿ ಹಕ್ಕುಳ್ಳವರನ್ನಾಗಿಸತಕ್ಕದ್ದು.

XX

XX

XX

46. ನಿರ್ದಿಷ್ಟಪಡಿಸಿದ ವ್ಯಕ್ತಿಗಳ ಹೊರತಾಗಿ ಕೆಲವು ವ್ಯಕ್ತಿಗಳ ಸಂದರ್ಭದಲ್ಲಿ ಪುನರ್ವಸತಿ ಮತ್ತು ಪುನರ್ವ್ಯವಸ್ಥೆಗೆ ಸಂಬಂಧಿಸಿದ ಉಪಬಂಧಗಳ ಅನ್ವಯವಾಗುವುದು.-

XX

XX

XX

(6) 2011ರ ಸೆಪ್ಟೆಂಬರ್ 5ನೇ ದಿನಾಂಕದಂದು ಅಥವಾ ಅದರ ತರುವಾಯ ಯಾವೊಬ್ಬ ವ್ಯಕ್ತಿಯು ಖಾಸಗಿ ಸಮಾಲೋಚನೆಗಳ ಮೂಲಕ ಯಾವುದೇ ಜಮೀನನ್ನು ಖರೀದಿಸಿದಲ್ಲಿ, ಅದು (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ಅಂಥ ಮಿತಿಗಳನ್ನು ಮೀರಿದಾಗ, ಹಾಗೂ ಅದೇ ಜಮೀನನ್ನು ಈ ಅಧಿನಿಯಮವು ಪ್ರಾರಂಭಿಸಿದ ದಿನಾಂಕದಿಂದ ಮೂರು

ವರ್ಷಗಳ ಒಳಗಾಗಿ ಸ್ವಾಧೀನಪಡಿಸಿಕೊಂಡಲ್ಲಿ, ಆಗ ಅಂಥ ಸ್ವಾಧೀನಗೊಂಡ ಜಮೀನಿಗೆ ಪಾವತಿಸುವ ನಷ್ಟ ಪರಿಹಾರದ ಶೇಕಡಾ ನಲವತ್ತರಷ್ಟನ್ನು ಮೂಲ ಭೂಮಾಲೀಕರೊಂದಿಗೆ ಹಂಚಿಕೊಳ್ಳತಕ್ಕದ್ದು.

ವಿವರಣೆ.- ಈ ಪ್ರಕರಣದ ಉದ್ದೇಶಕ್ಕಾಗಿ, ಪದಾವಳಿಯು,-

(ಎ) 'ಮೂಲ ಭೂ ಮಾಲೀಕ' ಎಂಬುದು 2011ರ ಸೆಪ್ಟೆಂಬರ್ 5ನೇ ದಿನಾಂಕದಂದು ಜಮೀನಿನ ಮಾಲೀಕನನ್ನು ಉಲ್ಲೇಖಿಸುವುದು;

(ಬಿ) "ನಿರ್ದಿಷ್ಟಪಡಿಸಿದ ವ್ಯಕ್ತಿಗಳು" ಎಂಬುದು

(i) ಯುಕ್ತ ಸರ್ಕಾರ;

(ii) ಸರ್ಕಾರಿ ಕಂಪನಿ;

(iii) ಸೊಸೈಟಿಗಳ ನೋಂದಣಿ ಅಧಿನಿಯಮ, 1860ರ (1860ರ 21) ಅಡಿಯಲ್ಲಿ ನೋಂದಾಯಿಸಿದ ವ್ಯಕ್ತಿಗಳ ಸಂಘ ಅಥವಾ ನ್ಯಾಸ ಅಥವಾ ಸೊಸೈಟಿ, ಅದು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಯುಕ್ತ ಸರ್ಕಾರದ ಮೂಲಕ ಅನುದಾನ ಹೊಂದಿದ್ದರೆ ಅಥವಾ ಯುಕ್ತ ಸರ್ಕಾರದ ಮೂಲಕ ನಿಯಂತ್ರಣದಲ್ಲಿದ್ದರೆ,

- ಇವುಗಳನ್ನು ಹೊರತಾದ ಯಾವೊಬ್ಬ ವ್ಯಕ್ತಿಯನ್ನು ಒಳಗೊಳ್ಳುವುದು.

XX XX XX

87. ಸರ್ಕಾರಿ ಇಲಾಖೆಗಳಿಂದ ಅಪರಾಧಗಳು.- (1) ಈ ಅಧಿನಿಯಮದ ಅಡಿಯಲ್ಲಿ ಒಂದು ಅಪರಾಧವನ್ನು ಸರ್ಕಾರದ ಯಾವುದೇ ಇಲಾಖೆಯು ಮಾಡಿದ್ದಲ್ಲಿ, ಇಲಾಖೆಯ ಮುಖ್ಯಸ್ಥನನ್ನು ಅಪರಾಧದ ತಪ್ಪಿತಸ್ಥನೆಂದು ಭಾವಿಸತಕ್ಕದ್ದು ಮತ್ತು ಆತನ ವಿರುದ್ಧ ಕೈಗೊಳ್ಳಲಾಘುವ ಕ್ರಮಗಳಿಗೆ ಹೊಣೆಗಾರನಾಗಿರತಕ್ಕದ್ದು ಮತ್ತು ಅದಕ್ಕನುಸಾರವಾಗಿ ದಂಡಿತನಾಗತಕ್ಕದ್ದು:

ಪರಂತು, ಈ ಪ್ರಕರಣದಲ್ಲಿ ಇರುವುದಾದರೂ, ಯಾವೊಬ್ಬ ವ್ಯಕ್ತಿಯನ್ನು ತನ್ನ ಅರಿವಿಗೆ ಬಾರದೆ ಅಪರಾಧವು ನಡೆದಿದೆ ಮತ್ತು ಅಂಥ ಅಪರಾಧ ನಡೆಯುವುದನ್ನು ತಪ್ಪಿಸಲು ಎಲ್ಲಾ ಯುಕ್ತ ಕ್ರಮಗಳನ್ನು ಮಾಡಲಾಗಿದೆ ಎಂದು ಸಾಬೀತು ಪಡಿಸಿದಲ್ಲಿ, ಅಂಥ ವ್ಯಕ್ತಿಯನ್ನು ಯಾವುದೇ ಶಿಕ್ಷೆಗೆ ಗುರಿಯಾಗಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಈ ಅಧಿನಿಯಮದ ಅಡಿಯಲ್ಲಿ ಸರ್ಕಾರದ ಇಲಾಖೆಯೊಂದರಿಂದ ಯಾವುದೇ ಅಪರಾಧ ನಡೆದಿದ್ದರೆ ಮತ್ತು ಇಲಾಖೆಯ ಮುಖ್ಯಸ್ಥನ ಹೊರತಾಗಿ ಯಾವೊಬ್ಬ ಅಧಿಕಾರಿಯು ಅನುಮತಿ ಅಥವಾ ಪರೋಕ್ಷ ಸಮ್ಮತಿ ಅಥವಾ ನಿರ್ಲಕ್ಷ್ಯದ ಭಾಗವಾಗಿ ಆರೋಪಿಸಬಹುದಾದ ಅಪರಾಧವನ್ನು ನಡೆದಿದೆ ಎಂದು ಸಾಬೀತಾದರೆ, ಅಂಥ ಅಧಿಕಾರಿಯನ್ನು ಸಹ ಆ ಅಪರಾಧದ ತಪ್ಪಿತಸ್ಥನನ್ನಾಗಿ ಭಾವಿಸತಕ್ಕದ್ದು ಮತ್ತು ಆತನ ವಿರುದ್ಧ ಕೈಗೊಳ್ಳಲಾದ ಕ್ರಮಗಳಿಗೆ ಹೊಣೆಗಾರನನ್ನಾಗಿಸತಕ್ಕದ್ದು ಹಾಗೂ ಅದಕ್ಕನುಸಾರವಾಗಿ ದಂಡಿತನಾಗತಕ್ಕದ್ದು.

XX XX XX

101. ಬಳಕೆ ಮಾಡಿರದ ಭೂಮಿಯನ್ನು ಹಿಂತಿರುಗಿಸುವುದು.- ಈ ಅಧಿನಿಯಮ ಅಡಿಯಲ್ಲಿ ಸ್ವಾಧೀನಪಡಿಸಿಕೊಳ್ಳಲಾದ ಯಾವುದೇ ಭೂಮಿಯು, ಸ್ವಾಧೀನಕ್ಕೆ ಒಳಪಡಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಬಳಸದೇ ಬಿಟ್ಟಿದ್ದಲ್ಲಿ, ಅದನ್ನು ಮೂಲ ಮಾಲೀಕ ಅಥವಾ ಮಾಲೀಕರು ಅಥವಾ ಸಂದರ್ಭಾನುಸಾರವಾಗಿ ಕಾನೂನುಬದ್ಧ ವಾರಸುದಾರರಿಗೆ ಯುಕ್ತ ಸರ್ಕಾರದಿಂದ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ಪುನರಾವರ್ತನೆ ಮೂಲಕ ಯುಕ್ತ ಸರ್ಕಾರದ ಭೂ ಬ್ಯಾಂಕ್‌ಗೆ ಹಿಂತಿರುಗಿಸತಕ್ಕದ್ದು.

ವಿವರಣೆ.- ಈ ಪ್ರಕರಣದ ಉದ್ದೇಶಕ್ಕಾಗಿ "ಭೂ ಬ್ಯಾಂಕ್" ಎಂದರೆ ಸರ್ಕಾರದ ಮಾಲೀಕತ್ವದಲ್ಲಿರುವ ಖಾಲಿಇರುವ, ಬಿಟ್ಟುಬಿಟ್ಟ, ಬಳಸದಿರುವ, ಸ್ವಾಧೀನಪಡಿಸಿಕೊಂಡ ಜಮೀನುಗಳು ಮತ್ತು ತೆರಿಗೆ-ಅಪರಾಧ ಸ್ವತ್ತುಗಳನ್ನು ರಚನಾತ್ಮಕ ಬಳಕೆಗೆ ಪರಿವರ್ತಿಸುವ ಕಡೆಗೆ ಬೆಳಕು ಚೆಲ್ಲುವ ಸರ್ಕಾರಿ ಘಟಕ.

XX XX XX

109. ಯುಕ್ತ ಸರ್ಕಾರದ ನಿಯಮಗಳ ರಚನಾಧಿಕಾರ.-

XX XX XX

(2) ವಿಶೇಷವಾಗಿ, ಹಾಗೂ ಸಾಮಾನ್ಯ ಅನ್ವಯಕ್ಕೆ ಬಾಧಕವಾಗದಂತೆ ಮೊದಲೇ ಹೇಳಿದ ಅಂಥ ನಿಯಮಗಳು ಮುಂದಿನ ಎಲ್ಲಾ ಅಥವಾ ಯಾವುದೇ ವಿಷಯಗಳಿಗೆ ಉಪಬಂಧಿಸಬಹುದು, ಎಂದರೆ:-

XX XX XX

(ಯು) ಈ ಅಧಿನಿಯಮದ ಅಡಿಯಲ್ಲಿ ಅಗತ್ಯಗೊಳಿಸಬೇಕಾದ ಅಥವಾ ನಿರ್ದಿಷ್ಟಪಡಿಸಬಹುದಾದ ಯಾವುದೇ ಇತರ ವಿಷಯ.

XX XX XX

ದಂಡ ಪ್ರಕ್ರಿಯಾ ಸಂಹಿತೆ, 1973ರ (1974ರ ಕೇಂದ್ರ ಅಧಿನಿಯಮ 02) ಉದ್ಭೂತ ಭಾಗ

XX

XX

XX

197. ನ್ಯಾಯಾಧೀಶರ ಮತ್ತು ಲೋಕ ನೌಕರರ ಪ್ರಾಸಿಕ್ಯೂಷನ್.- (1) ಸರ್ಕಾರದ ಮಂಜೂರಾತಿಯ ಮೂಲಕವಲ್ಲದೆ ಅಥವಾ ಮಂಜೂರಾತಿ ಪಡೆದಲ್ಲದೆ ಯಾವನನ್ನು ಅವನ ಪದದಿಂದ ತೆಗೆದುಹಾಕಲಾಗುವುದಿಲ್ಲವೋ ನ್ಯಾಯಾಧೀಶ ಅಥವಾ ಮ್ಯಾಜಿಸ್ಟ್ರೇಟ್ ಅಥವಾ ಲೋಕ ನೌಕರನಾಗಿರುವ ಅಥವಾ ಆಗಿದ್ದ ಯಾವನೇ ವ್ಯಕ್ತಿಯು, ತನ್ನ ಪದೀಯ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅಥವಾ ನಿರ್ವಹಿಸುತ್ತಿರುವನೆಂದು ತಾತ್ಪರ್ಯವಾಗುವಾಗ ಅವನು ಮಾಡಿದ್ದಾನೆಂದು ಆರೋಪಿತವಾದ ಯಾವುದೇ ಅಪರಾಧದ ಬಗ್ಗೆ ಆಪಾದಿತನಾದಾಗ,-

(ಎ) ಒಕ್ಕೂಟದ ಅಥವಾ ಕೇಂದ್ರ ಸರ್ಕಾರದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ನಿಯೋಜಿತನಾಗಿರುವ ಅಥವಾ ಸಂದರ್ಭಾನುಸಾರವಾಗಿ ಆರೋಪಿತ ಅಪರಾಧವನ್ನು ಎಸಗುವ ಸಮಯದಲ್ಲಿ ನಿಯೋಜಿತನಾದ ವ್ಯಕ್ತಿಯ ಸಂದರ್ಭದಲ್ಲಿ,

(ಬಿ) ರಾಜ್ಯ ಅಥವಾ ರಾಜ್ಯ ಸರ್ಕಾರದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ನಿಯೋಜಿತನಾಗಿರುವ ಅಥವಾ ಸಂದರ್ಭಾನುಸಾರವಾಗಿ ಆರೋಪಿತ ಅಪರಾಧವನ್ನು ಎಸಗುವ ಸಮಯದಲ್ಲಿ ನಿಯೋಜಿತನಾದ ವ್ಯಕ್ತಿಯ ಸಂದರ್ಭದಲ್ಲಿ,

- ಲೋಕಪಾಲ ಮತ್ತು ಲೋಕಾಯುಕ್ತ ಅಧಿನಿಯಮ, 2013ರಲ್ಲಿ ಅನ್ಯಥಾ ಉಪಬಂಧಿಸಿದುದನ್ನುಳಿದು, ಪೂರ್ವಾನುಮತಿಯ ಹೊರತು, ಯಾವುದೇ ನ್ಯಾಯಾಲಯವು ಅಂಥ ಅಪರಾಧದ ಸಂಜ್ಞೆಯತೆಯನ್ನು ತೆಗೆದುಕೊಳ್ಳತಕ್ಕದ್ದಲ್ಲ:

ಪರಂತು, ರಾಜ್ಯದಲ್ಲಿ ಸಂವಿಧಾನದ ಅನುಚ್ಛೇದ 356ರ (1)ನೇ ಖಂಡದ ಅಡಿಯಲ್ಲಿ ಹೊರಡಿಸಲಾದ ಉದ್ದೋಷಣೆಯು ಜಾರಿಯಲ್ಲಿರುವ ಅವಧಿಯಲ್ಲಿ (ಬಿ) ಖಂಡದಲ್ಲಿ ಉಲ್ಲೇಖಿಸಲಾದ ಯಾವುದೇ ವ್ಯಕ್ತಿಯಿಂದ ಅಪರಾಧವು ಎಸಗಿದೆ ಎಂದು ಆರೋಪಿಸಲಾಗಿದ್ದರೆ, (ಬಿ) ಖಂಡವು ಅನ್ವಯಿಸುವಲ್ಲಿ ಅದರಲ್ಲಿ 'ರಾಜ್ಯ ಸರ್ಕಾರ' ಎಂಬ ಪದಾವಳಿಯು ಬರುವ ಕಡೆ, 'ಕೇಂದ್ರ ಸರ್ಕಾರ' ಎಂಬ ಪದಾವಳಿಯನ್ನು ಪ್ರತಿಯೋಜಿಸುವುದು.

ವಿವರಣೆ: ಸಂದೇಹಗಳನ್ನು ನಿವಾರಿಸುವುದಕ್ಕಾಗಿ ಭಾರತೀಯ ದಂಡ ಸಂಹಿತೆಯ (1860ರ 45) 166ಎ ಪ್ರಕರಣ, 166ಬಿ ಪ್ರಕರಣ, 354ನೇ ಪ್ರಕರಣ, 354ಎ ಪ್ರಕರಣ, 354ಬಿ ಪ್ರಕರಣ, 354ಸಿ ಪ್ರಕರಣ, 354ಡಿ ಪ್ರಕರಣ, 370ನೇ ಪ್ರಕರಣ, 375ನೇ ಪ್ರಕರಣ, 376ನೇ ಪ್ರಕರಣ, 376ಎ ಪ್ರಕರಣ, 376ಎಬಿ ಪ್ರಕರಣ, 376ಸಿ ಪ್ರಕರಣ, 376ಡಿ ಪ್ರಕರಣ, 376ಡಿಎ ಪ್ರಕರಣ, 376ಡಿಬಿ ಪ್ರಕರಣ ಅಥವಾ 509ನೇ ಪ್ರಕರಣದ ಅಡಿಯಲ್ಲಿ ಲೋಕನೌಕರನು ಯಾವುದೇ ಅಪರಾಧವನ್ನು ಎಸಗಿದ್ದಾನೆಂದು ಆರೋಪವಿದ್ದ ಸಂದರ್ಭದಲ್ಲಿ ಯಾವುದೇ ಮಂಜೂರಾತಿಯ ಅಗತ್ಯವಿಲ್ಲ ಎಂದು ಈ ಮೂಲಕ ಘೋಷಿಸಿದೆ.

(2) ಒಕ್ಕೂಟದ ಸಶಸ್ತ್ರ ಪಡೆಗಳ ಯಾವುದೇ ಸದಸ್ಯನು, ಅಧಿಕೃತ ಕರ್ತವ್ಯವನ್ನು ನಿರ್ವಹಿಸುವ ಸಂದರ್ಭದಲ್ಲಿ ಆತನ ಕಾರ್ಯನಿರ್ವಹಿಸುವಾಗ ಅಥವಾ ಕಾರ್ಯನಿರ್ವಹಿಸುವನೆಂದು ತಾತ್ಪರ್ಯಗೊಂಡಾಗ, ಯಾವುದೇ ಅಪರಾಧವನ್ನು ಎಸಗಿರುವನೆಂದು ಆರೋಪಿತನಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿಯ ಹೊರತು, ಯಾವುದೇ ನ್ಯಾಯಾಲಯವು ಅಪರಾಧದ ಸಂಜ್ಞೆಯತೆಯನ್ನು ತೆಗೆದುಕೊಳ್ಳತಕ್ಕದ್ದಲ್ಲ.

(3) ನಿರ್ದಿಷ್ಟಪಡಿಸಬಹುದಾದಂತೆ ಸಾರ್ವಜನಿಕ ಸುವ್ಯವಸ್ಥೆಯನ್ನು ನಿರ್ವಹಿಸುವ ಹೊಣೆಹೊತ್ತ ಪಡೆಗಳ ಅಂಥ ವರ್ಗ ಅಥವಾ ಪ್ರವರ್ಗದ ಸದಸ್ಯರಿಗೆ (2)ನೇ ಉಪಪ್ರಕರಣದ ಉಪಬಂಧಗಳು ಅನ್ವಯಿಸತಕ್ಕದ್ದೆಂದು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ನಿರ್ದೇಶಿಸಬಹುದು, ಅವರು ಎಲ್ಲೆಲ್ಲಿ ಸೇವೆ ಸಲ್ಲಿಸುವರೋ ಮತ್ತು ಆ ಉಪ-ಪ್ರಕರಣದ ಉಪಬಂಧಗಳು ಅನ್ವಯಿಸುವುದರ ಮೇಲೆ ಅದರಲ್ಲಿ "ಕೇಂದ್ರ ಸರ್ಕಾರ" ಎಂಬ ಪದಾವಳಿಯು ಬರುವ ಕಡೆಯಲ್ಲಿ "ರಾಜ್ಯ ಸರ್ಕಾರ" ಎಂಬ ಪದಾವಳಿಯನ್ನು ಪ್ರತಿಯೋಜಿಸುವುದು.

(3ಎ) (3)ನೇ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಸಂವಿಧಾನದ 356ನೇ ಅನುಚ್ಛೇದದ (1)ನೇ ಖಂಡದ ಅಡಿಯಲ್ಲಿ ಹೊರಡಿಸಿದ ಒಂದು ಉದ್ದೋಷಣೆಯು ಜಾರಿಯಲ್ಲಿರುವ ಅವಧಿಯಲ್ಲಿ, ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸುವ ಹೊಣೆ ಹೊತ್ತ ಪಡೆಗಳ ಯಾವುದೇ ಸದಸ್ಯನು, ಅಧಿಕೃತ ಕರ್ತವ್ಯವನ್ನು ನಿರ್ವಹಿಸುವ ಸಂದರ್ಭದಲ್ಲಿ ಆತನ ಕಾರ್ಯನಿರ್ವಹಿಸುವಾಗ ಅಥವಾ ಹಾಗೆಂದು ತಾತ್ಪರ್ಯಗೊಂಡಾಗ ಯಾವುದೇ ಅಪರಾಧವನ್ನು ಎಸಗಿರುವನೆಂದು ಆರೋಪಿತನಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿಯ ಹೊರತು ಯಾವುದೇ ನ್ಯಾಯಾಲಯವು ಅಪರಾಧದ ಸಂಜ್ಞೆಯತೆಯನ್ನು ತೆಗೆದುಕೊಳ್ಳತಕ್ಕದ್ದಲ್ಲ.

(3ಬಿ) ಈ ಸಂಹಿತೆಯಲ್ಲಿ ಅಥವಾ ಯಾವುದೇ ಇತರ ಕಾನೂನಿನಲ್ಲಿ ಇದಕ್ಕೆ ವಿರುದ್ಧವಾದುದು ಏನೇ ಒಳಗೊಂಡಿದ್ದರೂ, ರಾಜ್ಯ ಸರ್ಕಾರವು ಒಪ್ಪಿರುವ ಯಾವುದೇ ಅನುಮತಿ ಅಥವಾ ಅಂಥ ಅನುಮತಿಯ ಮೇಲೆ ನ್ಯಾಯಾಲಯವು ತೆಗೆದುಕೊಂಡಿರುವ ಯಾವುದೇ ಸಂಜ್ಞೆಯತೆಯು, 1991ರ ಆಗಸ್ಟ್ 20ನೇ ದಿನಾಂಕದಂದು ಪ್ರಾರಂಭವಾಗುವ ಮತ್ತು ದಂಡ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) ಅಧಿನಿಯಮ, 1991ರ ನಿಕಟ ಪೂರ್ವದ ದಿನಾಂಕದಂದು ಮುಕ್ತಾಯವಾಗುವ ಅವಧಿಯಲ್ಲಿ ರಾಷ್ಟ್ರಾಧ್ಯಕ್ಷರ ಸಮ್ಮತಿಯನ್ನು ಪಡೆದು, ರಾಜ್ಯದಲ್ಲಿ ಸಂವಿಧಾನದ 356ನೇ ಅನುಚ್ಛೇದದ

(1)ನೇ ಖಂಡದ ಅಡಿಯಲ್ಲಿ ಹೊರಡಿಸಿದ ಒಂದು ಉದ್ಘೋಷಣೆಯ ಜಾರಿಯಲ್ಲಿರುವ ಅವಧಿಯಲ್ಲಿ ಅಪರಾಧವನ್ನು ಎಸಗಲಾಗಿದೆಯೆಂದು ಆರೋಪಿತವಾದ ಸಂದರ್ಭದಲ್ಲಿ, ಅದು ಅಸಿಂಧುವಾಗಿರತಕ್ಕದ್ದು ಎಂದು ಈ ಮೂಲಕ ಘೋಷಿಸುವುದು ಹಾಗೂ ಅಂಥ ವಿಷಯದಲ್ಲಿ ಕೇಂದ್ರ ಸರ್ಕಾರವು ಅನುಮತಿಯನ್ನು ನೀಡಲು ಮತ್ತು ನ್ಯಾಯಾಲಯವು ಅದರ ಮೇಲೆ ಸಂಜ್ಞೆಯತೆಯನ್ನು ತೆಗೆದುಕೊಳ್ಳಲು ಸಕ್ಷಮವಾಗಿರತಕ್ಕದ್ದು.

(4) ಕೇಂದ್ರ ಸರ್ಕಾರವು ಅಥವಾ ಸಂದರ್ಭಾನುಸಾರವಾಗಿ, ರಾಜ್ಯ ಸರ್ಕಾರವು ಅಂಥ ನ್ಯಾಯಾಧೀಶ, ಮ್ಯಾಜಿಸ್ಟ್ರೇಟ್ ಅಥವಾ ಲೋಕ ನೌಕರನ ಮೇಲೆ ಅಭಿಯೋಜನೆ ನಡೆಸಲು ಮತ್ತು ನ್ಯಾಯಾಲಯದಿಂದ ನಿರ್ದಿಷ್ಟಪಡಿಸಬಹುದಾದಂತೆ ಯಾವ ವ್ಯಕ್ತಿಯಿಂದ, ಯಾವ ವಿಧಾನದಲ್ಲಿ ಮತ್ತು ಯಾವ ಅಪರಾಧ ಅಥವಾ ಅಪರಾಧಗಳ ಬಗ್ಗೆ ವಿಚಾರಣೆ ನಡೆಸಬೇಕೆಂದು ನಿರ್ಧರಿಸಬಹುದು.

**KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION**

**THE RIGHT TO FAIR COMPENSATION AND TRANSPARENCY IN LAND ACQUISITION,
REHABILITATION AND RESETTLEMENT (KARNATAKA AMENDMENT) BILL, 2019
(LA Bill No. 03 of 2019)**

A Bill to amend the Right to Fair Compensation and Transparency in Land Acquisition, Rehabilitation and Resettlement Act, 2013 in its application to the State of Karnataka.

Whereas, it is expedient to amend the Right to Fair Compensation and Transparency in Land Acquisition, Rehabilitation and Resettlement Act, 2013 (Central Act 30 of 2013), in its application to the State of Karnataka for the purposes hereinafter appearing;

Be it enacted by the Karnataka State Legislature in the Seventieth year of the Republic of India as follows:-

1. Short title and commencement.- (1) This Act may be called the Right to Fair Compensation and Transparency in Land Acquisition, Rehabilitation and Resettlement (Karnataka Amendment) Act, 2019.

(2) It shall come into force at once.

2. Amendment of section 2.- In the Right to Fair Compensation and Transparency in Land Acquisition, Rehabilitation and Resettlement Act, 2013 (hereinafter referred to as the Principal Act), in section 2, in sub-section (2), after the second proviso, the following proviso shall be inserted, namely:-

"Provided also that the acquisition of land for the projects listed in section 10A and the purposes specified therein shall be exempted from the provisions of the first proviso to this sub-section."

3. Insertion of new Chapter III-A.- In the principal Act, after Chapter III, the following new chapter III-A shall be inserted, namely:-

"CHAPTER III-A

Provisions of chapter II and chapter III not to apply to certain projects

10-A. Power of State Government to exempt certain projects.- The State Government may in the public interest, by notification in the Official Gazette, exempt any of the following projects from the application of the provisions of Chapter II and Chapter III of this Act, namely:-

- (a) such projects vital to national security or defence of India and every part thereof, including preparation for defence or defence production;
- (b) infrastructure projects including educational institutions, Hospitals, Government or Local Self Government Offices electrification, irrigation projects and drinking water projects; and
- (c) affordable housing and housing for the poor people."
- (d) industrial corridors set up by the State Government and its undertaking (in which case the land shall be acquired up to such distance on both sides of designated railway lines or roads and as specified by the State Government for specific projects from time to time and notified as such in State Gazette); and

- (e) infrastructure projects, including projects under public-private partnership where the ownership of the land continues to vest with the State Government:
 Provided that, the State Government shall, before the issue of notification, ensure the extent of land for the proposed acquisition keeping in view the minimum land required for such project”

4. Insertion of new section 23-A.- In the principal Act, after section 23, the following section shall be inserted, namely:-

“23-A. Award of Deputy Commissioner without enquiry in case of agreement of interested persons:- (1) Notwithstanding anything contained in section 23, if at any stage of the proceedings, the Deputy Commissioner is satisfied that all the persons interested in the land who appeared before him have agreed in writing on the matters to be included in the award of the Deputy Commissioner in the form prescribed by rules made by the State Government, he may, without making further enquiry, make an award according to the terms of such agreement”.

(2) The determination of compensation for any land under sub-section (1) shall not in any way affect the determination of compensation in respect of other land in the same locality or elsewhere in accordance with the other provisions of this Act.

(3) Notwithstanding anything contained in the Registration Act, 1908(Central Act 16 of 1908), no agreement made under sub-section (1) shall be liable to registration under that Act.

5. Amendment of section 24.- In the principal Act, in section 24, in sub-section (2),-

(1) in the existing proviso for the words "where an award has been made" the words "where the said award has been made five years or more prior to the commencement of this Act" shall be substituted; and

(2) after the existing proviso, the following proviso shall be inserted, namely:-

“Provided further that in computing the period referred to in this sub-section, any period or periods during which the proceedings for acquisition of the land were held up on account of any order, stay, suspension or injunction issued by any Court or the period specified in the award of a Tribunal for taking possession or such period where possession has been taken but the compensation is lying deposited in a Court or in any designated account maintained for this purpose, shall be excluded.”

6. Insertion of new Chapter IV-A.- In the principal Act, after Chapter-IV, the following new Chapter IV-A shall be inserted, namely:-

“CHAPTER IV-A Voluntary acquisition of land

30-A. Acquisition of land by the State Government by entering into agreement voluntary Acquisition of Land.- (1) Notwithstanding anything contained in this Act, or any other law, whenever it appears to the State Government that the land is needed in any area for any public purpose, the State Government or its Authorised Officer may enter into an agreement with the willing land owner to sell the land in favour of the State Government for the matters specified therein in a prescribed form.

(2) The State Government or its authorized officer shall pass an order in terms of agreement under sub-section (1) for acquisition, and the substance of the order shall be notified in the official Gazette. On such publication of notification, the title, ownership and all interests of the land owner who enters into agreement shall vest with the State Government free from all encumbrances.

(3) Notwithstanding anything contained in the Registration Act, 1908(Central Act 16 of 1908) no agreement entered under sub-section (1) shall be liable for registration under that Act.

(4) If any family, other than the family of the land owner who entered into an agreement, is affected by the acquisition of land under this section, the State Government shall pay a lump-sum amount towards rehabilitation and resettlement if any, as prescribed in the rules made thereunder:

Provided that, no agreement or the lump-sum amount towards rehabilitation and resettlement as may be prescribed, shall be abnormally at variance to the disadvantage of the land owners.

7. Insertion of new section 31-A.- In the principal Act, after section 31, the following section shall be inserted, namely:-

"31-A. Payment of Lump-sum amount by State Government.- Notwithstanding anything contained in this Act, whenever the land is to be acquired for any projects as notified in section 10-

A, it shall be competent for the State Government to pay such lump sum amount as may be prescribed in the rules in lieu of Rehabilitation and Resettlement:

Provided that the payment of such lump-sum amount in lieu of Rehabilitation and Resettlement as may be prescribed, shall not be abnormally at variance to the disadvantage of the affected families.

8. Insertion of new section 33-A.- In the principal Act, after section 33, the following new section 33A shall be inserted, namely:-

"33-A. Recovery of the amount wrongfully paid.- Notwithstanding anything contained in any other law, the authority in a reference under section 64 or the High Court in appeal under-section 74, or any other authority in any legal proceedings find that the money has been wrongfully paid to any person under this Act, the State Government or its authorised person or the Deputy Commissioner shall recover the same as arrears of land revenue."

9. Amendment of section 46.- In the principal Act, in section 46, in sub-section (6), in the Explanation, in clause (b), the words "any person other than" shall be omitted.

10. Substitution of section 87.- In the Principal Act, for section 87 the following shall be substituted, namely:-

"87. Offences by Government Officials.- Where any offence under this Act has been committed by any person who is or was employed in the Central Government or the State Government, as the case may be, at the time of commission of such alleged offence, the Court shall take cognizance of such offence provided the procedure laid down in section 197 of the Code of Criminal Procedure, 1973 (Central Act 2 of 1974) is followed."

11. Amendment of Section 101.- In the principal Act, in section 101, for the words "a period of five years", the words "a period specified for setting up of any project or for five years, whichever is later," shall be substituted.

12. Amendment of Section 109.- In the principal Act in section 109, in sub-section (2), after clause (u) the following clause shall be inserted, namely:-

"(v) to give effect to the Right to Fair compensation and Transparency in Land Acquisition Rehabilitation and Resettlement (Karnataka Amendment) Act, 2019".

13. Insertion of new section of 105-A.- In the principal Act after section 105 the following section shall be inserted, namely:-

"105-A. Provisions of this Act not to apply to certain Karnataka Acts or to apply with certain modifications.- (1) Subject to sub-section(2), the provisions of this Act Shall not apply to acquisition of land under the enactments specified in the Fifth Schedule.

(2) The state Government may, by notification, within one year from the date of commencement of the Right to Fair Compensation and Transparency in Land Acquisition, Rehabilitation and Resettlement (Karnataka Amendment) Act, 2019, direct that any of the provisions of this Act, relating to the determination of compensation in accordance with the first schedule and rehabilitation and resettlement specified in the second and third schedules, being beneficial to the affected families, shall apply to the cases of land acquisition under the enactments specified in the fifth schedule or shall apply with such exceptions or modifications that do not reduce the compensation or dilute the provisions of this Act relating to the compensation, rehabilitation and resettlement as may be specified in the notification, as the case may be

(3) a copy of the Notification proposed to be issued under sub-section(2) shall be laid in draft before each houses of the State Legislature. if the both houses of the State legislature agrees in disapproving the issue of the notification or the both houses of the State legislature agrees in making any modifications in the notification, the notification shall not be issued or, as the case may be, shall be issued only in such modified form as may be agreed upon by both the houses of the State legislature."

14. Insertion of fifth Schedule.- In the principal Act, after fourth schedule the following schedule shall be inserted, namely:-

"FIFTH SCHEDULE

(See section 105-A)

LIST OF KARNATAKA ENACTMENTS REGULATING LAND ACQUISITION IN THE STATE OF KARNATAKA

- (1) The Karnataka Acquisition of Lands for Grant of House Sites Act, 1972 (Karnataka Act 18 of 1973);
- (2) The Karnataka Housing board Act, 1962) (Karnataka Act 10 of 1963);

- (3) The Karnataka Highways Act, 1964 (Karnataka Act 44 of 1964);
- (4) The Karnataka town and Country planning Act, 1961(Karnataka Act 11 of 1963);
- (5) The Karnataka Industrial Areas Development Act, 1966 (Karnataka Act 18 of 1966); and
- (6) The Karnataka Ancient and Historical Monuments and Archaeological Sites and Remains Act, 1961(Karnataka Act 7 of 1962)".

15. Act to override any Judgement, decree or order of any court or Authority.- The provisions of the Right to Fair Compensation and Transparency in Land Acquisition, Rehabilitation and Resettlement (Karnataka Amendment) Act, 2019 shall have effect notwithstanding anything contained in any law of judgement or order of any Court or authority.

STATEMENT OF OBJECTS AND REASONS

The State Governments of Gujarat, Telangana, Tamilnadu, Maharashtra and Andhra Pradesh have made certain amendments to the Right to Fair Compensation and Transparency in Land Acquisition, Rehabilitation and Resettlement Act, 2013 (Central Act 30 of 2013) (hereinafter referred to as the Principal Act) its application to the concerned States.

The State of Karnataka aims to grow at very fast rate. For this purpose with the help of Government of India, various mega projects in the sectors of infrastructure, communications, constructions of national highways, new railway lines and drinking water projects etc., have been sanctioned. All these projects require that the land be made available immediately, otherwise there will be high escalation in the costs and also the benefits of development will be delayed considerably harming the interest of general public.

The State of Karnataka is facing difficulties in acquiring land under the provisions of the Principal Act. Therefore, in order to facilitate land acquisition for various development projects of Karnataka in the public interest, considered necessary to amend the Right to Fair Compensation and Transparency in Land Acquisition, Rehabilitation and Resettlement Act, 2013 (Central Act 30 of 2013) in its application to the State of Karnataka inter alia seeks to,-

- (i) exempt certain projects vital to national security, defence, irrigation, drinking water projects and other projects from the requirement of Chapter-II and III of the Principal Act;
- (ii) enable the Deputy Commissioner to pass an award for acquiring the land without making further enquiry;
- (iii) exclude the period during which land acquisition proceedings were held up on account of any proceedings of the Court from computing the period specified in sub-section (2) of Section 24;
- (iv) enable the State Government by entering into agreement voluntary acquisition of land for the public purpose;
- (v) enable the State Government to acquire the land specified for projects by paying lump sum amount in lieu of rehabilitation and resettlement;
- (vi) enable the State Government to recovery of the amount wrongfully paid to any person under the Principal Act;
- (vii) make a provision for prosecution for offences by Government officials, after getting sanction under the provisions of section 197 of the Code of Criminal procedure, 1973 (Central Act 02 of 1974);
- (viii) make a provision regarding the provisions of the Principal Act not to apply to certain Karnataka Acts or to apply with certain modifications;
- (ix) certain other amendments incidental to or consequential thereof are also made.

Hence the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 4:	Section 23A proposed to be inserted by clause 4, empowers the State Government to prescribe by rules the form of award.
Clause 6:	Section 30-A propose to be a inserted by clause(6),- (1) sub-section (1), empowers the State Government to prescribe by rules the form in which an agreement with the willing land owner to sell the land in favour of the State may be entered; (2) sub-section (4),- (i) empowers the State Government to make rules regarding the manner of payment of lump-sum amount towards rehabilitation and resettlement: and (ii) empowers the State Government to make rules regarding the matters to be specified in an agreement entered into between the State Government or its authorized officer and the willing land owner who intends to sell the land in favour of the State Government.
Clause 7:	Section 31-A proposed to be inserted by clause 7, empowers the State Government to prescribe by rules the manner of payment of such lump sum amount in lieu of rehabilitation and resettlement.

The proposed delegation of Legislative power is normal in character.

R.V. DESHPANDE

Minister for Revenue

M.K. Vishalakshi

Secretary (I/c)

Karnataka Legislative Assembly

ANNEXURE

EXTRACT FROM THE RIGHT TO FAIR COMPENSATION AND TRANSPARENCY IN LAND ACQUISITION, REHABILITATION AND RESETTLEMENT ACT, 2013

[Central Act 30 of 2013]

XX

XX

XX

2. Application of Act.-

XX

XX

XX

(2) The provisions of this Act relating to land acquisition, consent, compensation, rehabilitation and resettlement, shall also apply, when the appropriate Government acquires land for the following purposes, namely:-

(a) for public private partnership projects, where the ownership of the land continues to vest with the Government, for public purpose as defined in sub-section (1);

(b) for private companies for public purpose, as defined in sub-section (1):

Provided that in the case of acquisition for--

(i) private companies, the prior consent of at least eighty per cent. of those affected families, as defined in sub-clauses (i) and (v) of clause (c) of section 3; and

(ii) public private partnership projects, the prior consent of at least seventy per cent. of those affected families, as defined in sub-clauses (i) and (v) of clause (c) of section 3, shall be obtained through a process as may be prescribed by the appropriate Government:

Provided further that the process of obtaining the consent shall be carried out along with the Social Impact Assessment study referred to in section 4:

Provided also that no land shall be transferred by way of acquisition, in the Scheduled Areas in contravention of any law (including any order or judgment of a court which has become final) relating to land transfer, prevailing in such Scheduled Areas.

XX**XX****XX**

"24. Land acquisition process under Act No 1 of 1894 shall be deemed to have lapsed in certain cases,-

XX**XX****XX**

(2) Notwithstanding anything contained in sub-section (1), in case of land acquisition proceedings initiated under the Land Acquisition Act, 1894, where an award under the said section 11 has been made five years or more prior to the commencement of this Act but the physical possession of the land has not been taken or the compensation has not been paid the said proceedings shall be deemed to have lapsed and the appropriate Government, if it so chooses, shall initiate the proceedings of such land acquisition afresh in accordance with the provisions of this Act:

Provided that, where an award has been made and compensation in respect of a majority of land holdings has not been deposited in the account of the beneficiaries, then, all beneficiaries specified in the notification for acquisition under section 4 of the said Land Acquisition Act, shall be entitled to compensation in accordance with the provisions of this Act.

XX**XX****XX**

46. Provisions relating to rehabilitation and resettlement to apply in case of certain persons other than specified persons.-

XX**XX****XX**

(6) If any land has been purchased through private negotiations by a person on or after the 5th day of September, 2011, which is more than such limits referred to in sub-section (1) and, if the same land is acquired within three years from the date of commencement of this Act, then, forty per cent. of the compensation paid for such land acquired shall be shared with the original land owners.

Explanation: For the purpose of this section, the expression--

(a) "original land owner" refers to the owner of the land as on the 5th day of September, 2011;

(b) "specified persons" includes any person other than--

(i) appropriate Government;

(ii) Government company;

(iii) association of persons or trust or society as registered under the Societies Registration Act, 1860 (21 of 1860), wholly or partially aided by the appropriate Government or controlled by the appropriate Government.

XX**XX****XX**

87. Offences by Government departments.- (1) Where an offence under this Act has been committed by any department of the Government, the head of the department, shall be deemed to be guilty of the offence and shall be liable to be proceeded against and punished accordingly:

Provided that, nothing contained in this section shall render any person liable to any punishment if such person proves that the offence was committed without his knowledge or that such person exercised all due diligence to prevent the commission of such offence.

(2) Notwithstanding anything contained in sub-section (1), where any offence under this Act has been committed by a Department of the Government and it is proved that the offence has been committed with the consent or connivance of, or is attributable to any neglect on the part of any officer, other than the head of the department, such officer shall also be deemed to be guilty of that offence and shall be liable to be proceeded against and punished accordingly.

XX**XX****XX**

101. Return of unutilised land.- When any land acquired under this Act remains unutilised for a period of five years from the date of taking over the possession, the same shall be returned to the original owner or owners or their legal heirs, as the case may be, or to the Land Bank of the appropriate Government by reversion in the manner as may be prescribed by the appropriate Government.

Explanation: For the purpose of this section, "Land Bank" means a governmental entity that focuses on the conversion of Government owned vacant, abandoned, unutilised acquired lands and tax-delinquent properties into productive use.

XX**XX****XX**

109 - Power of appropriate Government to make rules.-

XX**XX****XX**

(2) In particular, and without prejudice to the generality of the foregoing, such rules may provide for all or any of the following matters, namely:-

XX

XX

XX

(u) any other matter which is required to be or may be specified under this Act.

XX

XX

XX

EXTRACT FROM THE CODE OF CRIMINAL PROCEDURE, 1973

(Central Act 02 of 1974)

197. Prosecution of Judges and Public Servants.- (1) When any person who is or was a Judge or Magistrate or a public servant not removable from his office save by or with the sanction of the Government is accused of any offence alleged to have been committed by him while acting or purporting to act in the discharge of his official duty, no Court shall take cognizance of such offence except with the previous sanction save as otherwise provided in the Lokpal and Lokayuktas Act, 2013

- (a) in the case of a person who is employed or, as the case may be, was at the time of commission of the alleged offence employed, in connection with the affairs of the Union, of the Central Government;
- (b) in the case of a person who is employed or, as the case may be, was at the time of commission of the alleged offence employed, in connection with the affairs of a State, of the State Government:

Provided that, where the alleged offence was committed by a person referred to in clause (b) during the period while a Proclamation issued under clause (1) of Article 356 of the Constitution was in force in a State, clause (b) will apply as if for the expression "State Government" occurring therein, the expression "Central Government" were substituted.

Explanation: for the removal of doubts it is hereby declared that no sanction shall be required in case of a public servant accused of any offence alleged to have been committed under section 166A, section 166B, section 354, section 354A, section 354B, section 354C, section 354D, section 370, section 375, section 376, section 376A, section 376AB, section 376C, section 376D, section 376DA, section 376DB or section 509 of the Indian Penal Code (45 of 1860).

(2) No Court shall take cognizance of any offence alleged to have been committed by any member of the Armed Forces of the Union while acting or purporting to act in the discharge of his official duty, except with the previous sanction of the Central Government.

(3) The State Government may by notification, direct that the provisions of sub-section (2) shall apply to such class or category of the members of the Forces charged with the maintenance of public order as may be specified therein, wherever they may be serving, and thereupon the provisions of that sub-section will apply as if for the expression "Central Government" occurring therein, the expression "State Government" were substituted.

(3A) Notwithstanding anything contained in sub-section (3), no Court shall take cognizance of any offence, alleged to have been committed by any member of the Forces charged with the maintenance of public order in a State while acting or purporting to act in the discharge of his official duty during the period while a Proclamation issued under clause (1) of article 356 of the Constitution was in force therein, except with the previous sanction of the Central Government

(3B) Notwithstanding anything to the contrary contained in this Code or any other law, it is hereby declared that any sanction accorded by the State Government or any cognizance taken by a Court upon such sanction, during the period commencing on the 20th day of August, 1991 and ending with the date immediately preceding the date on which the Code of Criminal Procedure (Amendment) Act, 1991, receives the assent of the President, with respect to an offence alleged to have been committed during the period while a Proclamation issued under clause (1) of article 356 of the Constitution was in force in the State, shall be invalid and it shall be competent for the Central Government in such matter to accord sanction and for the Court to take cognizance thereon.

(4) The Central Government or the State Government, as the case may be, may determine the person by whom, the manner in which, and the offence or offences for which, the prosecution of such Judge, Magistrate or public servant is to be conducted, and may specify the Court before which the trial is to be held.

XX

XX

XX



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೨
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 112

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/06/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-06)

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ನ್ನು (2001ರ ಕರ್ನಾಟಕ ಅಧಿನಿಯಮ 29) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-(1) ಈ ಅಧಿನಿಯಮವನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 3ನೇ ಪ್ರಕರಣದ ತಿದ್ದುಪಡಿ. ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ (2001ರ ಕರ್ನಾಟಕ ಅಧಿನಿಯಮ 29) (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 3ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದ (ಎಫ್) ಖಂಡದಲ್ಲಿ "ಮಂಡ್ಯ" ಎಂಬ ಪದಕ್ಕೆ "ಸರ್ಕಾರಿ ಕಾಲೇಜು (ಸ್ವಾಯತ್ತ), ಮಂಡ್ಯ ಇದನ್ನು ಹೊರತುಪಡಿಸಿ ಮಂಡ್ಯ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು;

(ii) (1ಎಫ್) ಉಪಪ್ರಕರಣದಲ್ಲಿ "ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಮತ್ತು" ಎಂಬ ಪದಗಳ ತರುವಾಯ, "ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಬೆಂಗಳೂರು; ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜು, ಬೆಂಗಳೂರು ಮತ್ತು ಶ್ರೀಮತಿ ವಿ.ಎಚ್.ಡಿ. ಕೇಂದ್ರೀಯ ಗೃಹವಿಜ್ಞಾನ ಸಂಸ್ಥೆ, ಬೆಂಗಳೂರು, ಇವುಗಳನ್ನು ಹೊರತುಪಡಿಸಿ," ಎಂಬ ಪದಗಳು ಅಲ್ಪವಿರಾಮ ಚಿಹ್ನೆ ಮತ್ತು ಅಕ್ಷರಗಳನ್ನು ಸೇರಿಸತಕ್ಕದ್ದು.

(iii) (1ಜಿ) ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(1ಎಚ್) ಬೆಂಗಳೂರಿನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಮತ್ತು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಬೆಂಗಳೂರು; ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜು, ಬೆಂಗಳೂರು ಮತ್ತು ಶ್ರೀಮತಿ ವಿ.ಎಚ್.ಡಿ ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆ, ಬೆಂಗಳೂರು ಇವುಗಳ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಏಕಾತ್ಮಕ ಸ್ವರೂಪದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ, ಬೆಂಗಳೂರು ಇದನ್ನು ಸ್ಥಾಪಿಸತಕ್ಕದ್ದು.

ವಿವರಣೆ:- ಈ ಉಪಪ್ರಕರಣದ ಉದ್ದೇಶಕ್ಕಾಗಿ "ಕ್ಲಸ್ಟರ್" ಎಂದರೆ, (1ಎಚ್) ಉಪಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ಮೂರು ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲಾದ ಒಂದು ಏಕ ಘಟಕ.

(1ಐ) ಮಂಡ್ಯದಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಮತ್ತು ಸರ್ಕಾರಿ ಕಾಲೇಜು (ಸ್ವಾಯತ್ತ), ಮಂಡ್ಯ ಇದರ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಒಂದು ಏಕಾತ್ಮಕ ಸ್ವರೂಪದ ಮಂಡ್ಯ ವಿಶ್ವವಿದ್ಯಾನಿಲಯ, ಮಂಡ್ಯ ಇದನ್ನು ಸ್ಥಾಪಿಸತಕ್ಕದ್ದು."

3. 4ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 4ನೇ ಪ್ರಕರಣದ (xiii)ನೇ ಖಂಡದ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಅಂಚೆ ತೆರಪಿನ ಶಿಕ್ಷಣ ಕೋರ್ಸುಗಳಿಗೆ ಸಂಬಂಧಿಸಿದಂತೆ, (i) ನೇ ಖಂಡದಲ್ಲಿ, (xix) ಮತ್ತು (xxii)ನೇ ಖಂಡಗಳಲ್ಲಿ ಇರುವುದು ಯಾವುದೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ, ಬೆಂಗಳೂರು ಹಾಗೂ ಮಂಡ್ಯ ವಿಶ್ವವಿದ್ಯಾನಿಲಯ, ಮಂಡ್ಯ ಇವುಗಳಿಗೆ ಅನ್ವಯಿಸತಕ್ಕದ್ದಲ್ಲ."

4. 5ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 5ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದಲ್ಲಿ ಮೂರನೇ ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಅಲ್ಲದೇ ಪರಂತು, ಸಂಯೋಜನೆ ಮತ್ತು ಅಂಚೆ ತೆರಪಿನ ಶಿಕ್ಷಣ ಕೋರ್ಸುಗಳಿಗೆ ಸಂಬಂಧಿಸಿದಂತೆ, ಈ ಉಪಪ್ರಕರಣದಲ್ಲಿ ಇರುವುದಾದುದೂ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾನಿಲಯ, ಮಂಡ್ಯ ಇವುಗಳಿಗೆ ಅನ್ವಯವಾಗತಕ್ಕದ್ದಲ್ಲ."

(ii) (8)ನೇ ಉಪಪ್ರಕರಣದ ತರುವಾಯ, 2015ರ ಅಧಿನಿಯಮ 34ರ ಮೂಲಕ ಸೇರಿಸಲಾದ ಈಗ ಇರುವ (6) ಮತ್ತು (7)ನೇ ಉಪಪ್ರಕರಣಗಳಿಗೆ ಅನುಕ್ರಮವಾಗಿ (9) ಮತ್ತು (10)ನೇ ಉಪಪ್ರಕರಣಗಳೆಂದು ಮರುಸಂಖ್ಯೆ ನೀಡತಕ್ಕದ್ದು; ಮತ್ತು

(iii) ಹಾಗೆ ಮರುಸಂಖ್ಯೆ ನೀಡಲಾದ (10)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(11) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2019ರ ಪ್ರಾರಂಭಕ್ಕೆ ಮೊದಲು ಕರ್ನಾಟಕ ವಿಧಾನಸಭಾ ಕ್ಷೇತ್ರವಾದ ಗಾಂಧಿನಗರದಲ್ಲಿ ಇರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಬೆಂಗಳೂರು, ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜು, ಬೆಂಗಳೂರು ಮತ್ತು ಶ್ರೀಮತಿ ವಿ.ಎಚ್.ಡಿ ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆ, ಬೆಂಗಳೂರು ಇವುಗಳು ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು, ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಬೆಂಗಳೂರು, ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜು, ಬೆಂಗಳೂರು ಮತ್ತು ಶ್ರೀಮತಿ ವಿ.ಎಚ್.ಡಿ ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆ, ಬೆಂಗಳೂರು ಇವುಗಳು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು ಅಥವಾ ವಿದ್ಯಾಲಯಗಳಾಗಿ ಸದರಿ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿದೆ ಎಂದು ಭಾವಿಸತಕ್ಕದ್ದು.

(12) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2019ರ ಪ್ರಾರಂಭಕ್ಕೆ ಮೊದಲು ಸರ್ಕಾರಿ ಕಾಲೇಜು (ಸ್ವಾಯತ್ತ) ಮಂಡ್ಯ ಇದು ಮೈಸೂರು ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು, ರಾಜ್ಯ ಸರ್ಕಾರವು ಈ ಸಂಬಂಧದಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಸರ್ಕಾರಿ ಕಾಲೇಜು (ಸ್ವಾಯತ್ತ) ಮಂಡ್ಯ ಇದು ಮಂಡ್ಯ ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಅಥವಾ ವಿದ್ಯಾಲಯವಾಗಿ ಸದರಿ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಭಾವಿಸತಕ್ಕದ್ದು."

5. 6ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 6ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ ಪರಂತುಕದಲ್ಲಿ "ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು" ಎಂಬ ಪದಗಳ ತರುವಾಯ "ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು" ಎಂಬ ಪದಗಳನ್ನು ಸೇರಿಸತಕ್ಕದ್ದು.

6. 11ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 11ನೇ ಪ್ರಕರಣದ (ಎಮ್) ಖಂಡದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ, ವಿಶ್ವವಿದ್ಯಾಲಯಗಳ ಅಧಿಕಾರಿಗಳು (ಎಫ್) ಖಂಡವನ್ನು ಹೊರತುಪಡಿಸಿ ಮೇಲೆ ನಿರ್ದಿಷ್ಟಪಡಿಸಿದ ಅಧಿಕಾರಿಗಳೊಂದಿಗೆ ಹೆಚ್ಚುವರಿಯಾಗಿ ವಿದ್ಯಾಲಯಗಳ ನಿರ್ದೇಶಕರುಗಳನ್ನು ಸಹ ಒಳಗೊಳ್ಳತಕ್ಕದ್ದು.

ವಿವರಣೆ.- ಈ ಪರಂತುಕದ ಉದ್ದೇಶಕ್ಕಾಗಿ "ವಿದ್ಯಾಲಯ" ಎಂದರೆ, ಮೇಲೆ ನಿರ್ದಿಷ್ಟಪಡಿಸಲಾದಂತೆ ನಿರ್ದೇಶಕರೊಂದಿಗೆ ಒಂದೇ ರೀತಿಯ ಶಿಕ್ಷಣ ಕ್ರಮದ ಸಮೂಹದ ವಿಭಾಗಗಳು ಅಥವಾ ಕೇಂದ್ರಗಳು."

7. 21ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 21ನೇ ಪ್ರಕರಣದಲ್ಲಿ (1)ನೇ ಉಪಪ್ರಕರಣದ ಮೂರನೇ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಅಲ್ಲದೆ ಪರಂತು, ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಇವುಗಳಿಗೆ ಸಂಬಂಧಿಸಿದಂತೆ ಡೀನ್‌ರನ್ನು ವಿದ್ಯಾಲಯಗಳ ನಿರ್ದೇಶಕರು ಎಂದು ಹಾಗೂ ವ್ಯಾಸಂಗ ವಿಭಾಗವನ್ನು ವಿದ್ಯಾಲಯಗಳು ಎಂಬುದಾಗಿ ಕರೆಯತಕ್ಕದ್ದು."

8. 28ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 28ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ,-

(ಎ) (ಕೆ) ಖಂಡದ ಪರಂತುಕದಲ್ಲಿ "ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು" ಎಂಬ ಪದಗಳ ತರುವಾಯ "ಮತ್ತು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯವು" ಎಂಬ ಪದಗಳನ್ನು ಸೇರಿಸತಕ್ಕದ್ದು.

(ಬಿ) ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಕೊನೆಯಲ್ಲಿ ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ ಸಿಂಡಿಕೇಟು, ಮೇಲೆ (ಬಿ), (ಸಿ), (ಡಿ), (ಎಫ್), (ಐ), (ಜೆ) ಮತ್ತು (ಕೆ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸದಸ್ಯರನ್ನು ಒಳಗೊಳ್ಳತಕ್ಕದ್ದಲ್ಲ. ಆದರೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ಅವರ ನಾಮ ನಿರ್ದೇಶಿತರು, ಉನ್ನತ ಶಿಕ್ಷಣ ಇಲಾಖೆ ಮತ್ತು ಜ್ಯೇಷ್ಠತೆಯ ಆಧಾರದಲ್ಲಿ ಸರದಿಯ ಮೇರೆಗೆ ಒಂದು ವರ್ಷದ ಅವಧಿಯವರೆಗೆ ಕುಲಪತಿಯು ನಾಮನಿರ್ದೇಶಿಸಿದ ವಿದ್ಯಾಲಯಗಳ ಇಬ್ಬರು ನಿರ್ದೇಶಕರನ್ನು ಒಳಗೊಳ್ಳತಕ್ಕದ್ದು."

9. 29ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 29ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿನ (ಡಬ್ಲ್ಯು) ಖಂಡದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, (ಜೆ) ಖಂಡದ ಉಪಬಂಧಗಳು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ ಅನ್ವಯವಾಗತಕ್ಕದ್ದಲ್ಲ."

10. 30ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 30ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ ಎರಡನೇ ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತೂ ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ ವಿದ್ಯಾವಿಷಯಕ ಪರಿಷತ್ತು ಮೇಲೆ ನಿರ್ದಿಷ್ಟಪಡಿಸಿದ (vi), (ix)ನೇ ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸದಸ್ಯರನ್ನು ಒಳಗೊಳ್ಳತಕ್ಕದ್ದಲ್ಲ, ಆದರೆ ಜ್ಯೇಷ್ಠತೆಯ ಆಧಾರದಲ್ಲಿ ಸರದಿಯ ಮೇರೆಗೆ ಪ್ರತಿ ಎರಡು ವರ್ಷದ ಅವಧಿಯವರೆಗೆ ಕುಲಪತಿಯು ನಾಮನಿರ್ದೇಶಿಸಿದ ವಿದ್ಯಾಲಯಗಳ ಐವರು ನಿರ್ದೇಶಕರುಗಳನ್ನು ಒಳಗೊಳ್ಳತಕ್ಕದ್ದು."

11. 31ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 31ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿನ (xx)ನೇ ಉಪಖಂಡದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ ಸಂಯೋಜನೆಗೆ ಸಂಬಂಧಿತ ಉಪಬಂಧಗಳು ಅನ್ವಯವಾಗತಕ್ಕದ್ದಲ್ಲ."

12. 34ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 34ನೇ ಪ್ರಕರಣದಲ್ಲಿನ (10)ನೇ ಉಪಪ್ರಕರಣದ ತರುವಾಯ ಈ ಮುಂದಿನ ಉಪಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

"(11) ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಮತ್ತು ಇವುಗಳ ಸಂದರ್ಭದಲ್ಲಿ ವ್ಯಾಸಂಗ ವಿಭಾಗವನ್ನು ವಿದ್ಯಾಲಯಗಳು ಎಂದು ಹಾಗೂ ಡೀನರುಗಳನ್ನು ವಿದ್ಯಾಲಯಗಳ ನಿರ್ದೇಶಕರುಗಳೆಂದು ಕರೆಯತಕ್ಕದ್ದು."

13. 36ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 36ನೇ ಪ್ರಕರಣದ (2)ನೇ ಉಪಪ್ರಕರಣದ ಕೊನೆಯಲ್ಲಿ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ ಮೇಲೆ (iii), (v) ಮತ್ತು (vi)ನೇ ಖಂಡಗಳನ್ನು ಹೊರತುಪಡಿಸಿ (i), (ii) ಮತ್ತು (iv)ನೇ ಖಂಡಗಳಲ್ಲಿ ನಿರ್ದಿಷ್ಟಪಡಿಸಿದವರೊಡನೆ ಹೆಚ್ಚುವರಿಯಾಗಿ ಕುಲಪತಿಯು ನಾಮನಿರ್ದೇಶಿಸಿದ ವಿದ್ಯಾಲಯಗಳಲ್ಲಿ ಸಂಬಂಧಿತ ಅಧ್ಯಯನಗಳ ವಿಭಾಗದೊಳಗೆ ವಿಷಯಗಳನ್ನು ಬೋಧಿಸುವ ಇಬ್ಬರು ಅಧ್ಯಾಪಕರನ್ನು ಒಳಗೊಳ್ಳತಕ್ಕದ್ದು."

14. 40ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 40ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ (ಪಿ) ಖಂಡದ ತರುವಾಯ ಈ ಮುಂದಿನ ಖಂಡಗಳು ಮತ್ತು ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"(ಕ್ಯು) ವಿಶ್ವವಿದ್ಯಾಲಯದ ರಚನೆಯ ಸಮಯದಲ್ಲಿ, ಕಾಲೇಜುಗಳ ಸಿಬ್ಬಂದಿಯು ವಿಶ್ವವಿದ್ಯಾಲಯದ ಸೇವೆಗಳಲ್ಲಿ ಉಳಿಯಬೇಕೆ ಅಥವಾ ಇಲ್ಲವೇ ಎಂಬುದು ಸಿಬ್ಬಂದಿಯ ಆಯ್ಕೆಯಾಗಿರುವುದು;

(ಆರ್) ವಿಶ್ವವಿದ್ಯಾಲಯದ ರಚನೆಯ ಸಮಯದಲ್ಲಿ, ವಿಶ್ವವಿದ್ಯಾಲಯದಲ್ಲಿ ಉಳಿಯುವ ಆಯ್ಕೆ ಮಾಡಿಕೊಂಡಿರುವ ಸಿಬ್ಬಂದಿಯ ಸೇವಾ ಷರತ್ತುಗಳು;

(ಎಸ್) ಹಿಂದಿನ ಸೇವೆಯಿಂದ ಮುಂದುವರಿಯುತ್ತಿರುವ ಅಥವಾ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಅಥವಾ ಮಂಡ್ಯ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಮತ್ತು ಇತರ ನೌಕರರ ಪ್ರಯೋಜನಕ್ಕಾಗಿ ಮತ್ತು ಇತರ ಚಾಲ್ತಿಯಲ್ಲಿರುವ ಸೇವಾ ಪ್ರಯೋಜನಕ್ಕಾಗಿ ಪಿಂಚಣಿ ಅಥವಾ ಸಾಮಾನ್ಯ ಭವಿಷ್ಯ ನಿಧಿ ಅಥವಾ ಚಂದಾ ಪಿಂಚಣಿ ಯೋಜನೆ ಅಥವಾ ಹೊಸ ಪಿಂಚಣಿ ಯೋಜನೆಯನ್ನು ಮುಂದುವರಿಸುವುದು; ಮತ್ತು

(ಟಿ) ಅಧ್ಯಾಪಕರಿಗೆ ವೃತ್ತಿ ಪ್ರಗತಿ ಸೇವೆಯನ್ನು (career advancement service) ಮತ್ತು ಕಾಲೇಜುಗಳಿಂದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಅಥವಾ ಮಂಡ್ಯ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಆಯ್ಕೆ ಮಾಡಿರುವ ಅಧ್ಯಾಪಕರಿಗಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಮಾರ್ಗಸೂಚಿಗಳ ಅನುಸಾರವಾಗಿ ವಯೋನಿವೃತ್ತಿ ಪ್ರಯೋಜನವನ್ನು ಮುಂದುವರಿಸುವುದು;

ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ (ಜಿ) ಖಂಡವು ಅನ್ವಯವಾಗತಕ್ಕದ್ದಲ್ಲ."

15. 42ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 42ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ (ಎನ್) ಖಂಡದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳ ಸಂದರ್ಭದಲ್ಲಿ (ಜೆ) ಖಂಡವು ಅನ್ವಯವಾಗತಕ್ಕದ್ದಲ್ಲ."

16. 58ಎ ಹೊಸ ಪ್ರಕರಣದ ಸೇರ್ಪಡೆ.- ಮೂಲ ಅಧಿನಿಯಮದ 58ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"58ಎ. 59ರಿಂದ 67ನೇ ಪ್ರಕರಣದ ಉಪಬಂಧಗಳ ಅನ್ವಯ.- ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, 59ರಿಂದ 67ನೇ ಪ್ರಕರಣದ ಉಪಬಂಧಗಳು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವುಗಳಿಗೆ ಅನ್ವಯವಾಗತಕ್ಕದ್ದಲ್ಲ."

17. ವಿಶೇಷಾಧಿಕಾರಿಯ ಅಧಿಕಾರಗಳು.- ಪ್ರಥಮ ಕುಲಪತಿಯನ್ನು ನೇಮಿಸುವವರೆಗೆ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇದರ ಸ್ಥಾಪನೆಗೆ ಕ್ರಮಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ, ರಾಜ್ಯ ಸರ್ಕಾರವು ನೇಮಿಸಿದ ವಿಶೇಷಾಧಿಕಾರಿಯು, ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂತೆ ಅನುಕ್ರಮವಾಗಿ ವಿಶ್ವವಿದ್ಯಾಲಯದ ಮತ್ತು ಕುಲಪತಿಗಳ ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

18. ಪ್ರಥಮ ಕುಲಪತಿಯ ಕರ್ತವ್ಯಗಳು.- (1) ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಅಧಿನಿಯಮ, 2019 (ಇಲ್ಲಿ ಇನ್ನು ಮುಂದೆ ತಿದ್ದುಪಡಿ ಅಧಿನಿಯಮ ಎಂದು ಉಲ್ಲೇಖಿಸಿದೆ) ಜಾರಿಯಾದ ದಿನಾಂಕದಿಂದ ಆರು ತಿಂಗಳೊಳಗೆ ಅಥವಾ ಕುಲಾಧಿಪತಿಯು ನಿರ್ದೇಶಿಸಬಹುದಾದ ಒಂದು ವರ್ಷಕ್ಕೂ ಮೀರದ ಅಂಥ ದೀರ್ಘಾವಧಿಯೊಳಗೆ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇದರ ಸಿಂಡಿಕೇಟ್, ವಿದ್ಯಾ ವಿಷಯಕ ಪರಿಷತ್ತು ಮತ್ತು ಇತರ ಪ್ರಾಧಿಕಾರಗಳನ್ನು ರಚಿಸುವುದಕ್ಕಾಗಿ ವ್ಯವಸ್ಥೆಗಳನ್ನು ಮಾಡುವುದು ಪ್ರಥಮ ಕುಲಪತಿಯ ಕರ್ತವ್ಯವಾಗಿರತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ರಚಿಸಲಾದ ಪ್ರಾಧಿಕಾರಗಳು, ಈ ಬಗ್ಗೆ ಕುಲಾಧಿಪತಿಯವರು ನಿರ್ದಿಷ್ಟಪಡಿಸಬಹುದಾದ ಅಂಥ ದಿನಾಂಕದಿಂದ ಅವುಗಳು ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನಿರ್ವಹಿಸಲು ಪ್ರಾರಂಭಿಸತಕ್ಕದ್ದು.

19. ತಾತ್ಕಾಲಿಕ ಉಪಬಂಧಗಳು.- (1) ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಪ್ರಥಮ ಕುಲಪತಿಯವರು ಕುಲಾಧಿಪತಿಯವರ ಪೂರ್ವಾನುಮೋದನೆಯೊಂದಿಗೆ ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇದರ ಎಲ್ಲಾ ಅಥವಾ ಯಾವುದೇ ಪ್ರಕಾರ್ಯಗಳನ್ನು ನಿರ್ವಹಿಸಬಹುದು ಮತ್ತು ಆ ಉದ್ದೇಶಕ್ಕಾಗಿ, ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಮೂಲಕ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ಚಲಾಯಿಸಬೇಕಾದ ಅಥವಾ ನಿರ್ವಹಿಸಬೇಕಾದ ಯಾವುದೇ ಅಧಿಕಾರಗಳನ್ನು ಅಥವಾ ಕರ್ತವ್ಯಗಳನ್ನು ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದಲ್ಲಿ ಉಪಬಂಧಿಸಿದಂತೆ ಅಂಥ ಪ್ರಾಧಿಕಾರವು ಅಸ್ತಿತ್ವಕ್ಕೆ ಬರುವವರೆಗೆ ಚಲಾಯಿಸಬಹುದು ಅಥವಾ ನೆರವೇರಿಸಬಹುದು.

(2) ಮೂಲ ಅಧಿನಿಯಮದ 5ನೇ ಪ್ರಕರಣದ ಅಡಿಯಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇದರ ಘಟಕ ಕಾಲೇಜುಗಳಿಗೆ ಅಥವಾ ಇತರ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗತಕ್ಕ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಅಥವಾ ಮೈಸೂರು ವಿಶ್ವವಿದ್ಯಾಲಯವು ರಚಿಸಿದ ಎಲ್ಲ ಪರಿನಿಯಮಗಳು, ಆರ್ಡಿನೆನ್ಸಗಳು, ವಿನಿಯಮಗಳು ಮತ್ತು ನಿಯಮಗಳನ್ನು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವು ರಚಿಸಿದ ಪರಿನಿಯಮಗಳು, ಆರ್ಡಿನೆನ್ಸಗಳು, ವಿನಿಯಮಗಳು ಮತ್ತು ನಿಯಮಗಳೆಂದು ಭಾವಿಸತಕ್ಕದ್ದು ಮತ್ತು ಅವು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಇವು ತನ್ನದೇ ಆದ ಪರಿನಿಯಮಗಳು, ಆರ್ಡಿನೆನ್ಸಗಳು, ವಿನಿಯಮಗಳು ಮತ್ತು ನಿಯಮಗಳನ್ನು ರಚಿಸುವವರೆಗೆ ಹಾಗೆಯೇ ಮುಂದುವರಿಯತಕ್ಕದ್ದು:

ಪರಂತು, ಕುಲಪತಿಯವರು, ಕುಲಾಧಿಪತಿಯವರ ಅನುಮೋದನೆಯೊಂದಿಗೆ, ತಾವು ಅವಶ್ಯಕವೆಂದು ಪರಿಗಣಿಸಬಹುದಾದಂಥ ಮಾರ್ಪಾಡುಗಳನ್ನು ಅಥವಾ ಅಳವಡಿಕೆಗಳನ್ನು ಅದರಲ್ಲಿ ಮಾಡಬಹುದು.

20. ಕೆಲವು ಪರೀಕ್ಷೆಗೆ ಸಂಬಂಧಿಸಿದಂತೆ ಉಳಿಸುವಿಕೆಗಳು.- ತಿದ್ದುಪಡಿ ಅಧಿನಿಯಮದ ಮೂಲಕ ತಿದ್ದುಪಡಿಯಾದ ಮೂಲ ಅಧಿನಿಯಮದಲ್ಲಿ ಅಥವಾ ತಿದ್ದುಪಡಿ ಅಧಿನಿಯಮವು ಜಾರಿಗೆ ಬರುವ ನಿಕಟಪೂರ್ವದಲ್ಲಿ ಅದರ ಅಡಿಯಲ್ಲಿ ರಚಿಸಿದ ಪರಿನಿಯಮಗಳಲ್ಲಿ, ಆರ್ಡಿನೆನ್ಸಗಳು, ವಿನಿಯಮಗಳು ಮತ್ತು ನಿಯಮಗಳಲ್ಲಿ ಏನೇ ಇದ್ದರೂ,-

(ಎ) ಜಾರಿಯಲ್ಲಿದ್ದ ಪರಿನಿಯಮಗಳಿಗೆ, ಆರ್ಡಿನೆನ್ಸಗಳಿಗೆ, ವಿನಿಯಮಗಳಿಗೆ ಮತ್ತು ನಿಯಮಗಳಿಗೆ ಅನುಸಾರವಾಗಿ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಅಥವಾ ಮೈಸೂರು ವಿಶ್ವವಿದ್ಯಾಲಯದ ಪದವಿಗಾಗಿ ವ್ಯಾಸಂಗ ಮಾಡುತ್ತಿರುವ ಯಾವೊಬ್ಬ ವಿದ್ಯಾರ್ಥಿಯು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಬೆಂಗಳೂರು ಅಥವಾ ಸಂದರ್ಭಾನುಸಾರವಾಗಿ ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ಅಂಥ ಪರೀಕ್ಷೆಯನ್ನು ವ್ಯವಸ್ಥೆಗೊಳಿಸುವವರೆಗೆ, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಅಥವಾ ಮೈಸೂರು ವಿಶ್ವವಿದ್ಯಾಲಯದ ಪರೀಕ್ಷೆಗೆ ಪ್ರವೇಶ ನೀಡತಕ್ಕದ್ದು ಮತ್ತು ಅಂಥ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಅವನು ಅರ್ಹನಾಗುವ ಪದವಿ ಅಥವಾ ಡಿಪ್ಲೊಮಾವನ್ನು ಅವನಿಗೆ ಪ್ರದಾನ ಮಾಡತಕ್ಕದ್ದು.

(ಬಿ) ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಅಥವಾ ಮೈಸೂರು ವಿಶ್ವವಿದ್ಯಾಲಯವು ಯಾವುದೇ ಪರೀಕ್ಷೆಯನ್ನು ನಡೆಸಿ ಅದರ ಫಲಿತಾಂಶವು ಪ್ರಕಟಿಸಿದ್ದು ಆದರೆ, ಅದಕ್ಕೆ ಸಂಬಂಧಪಟ್ಟ ಪದವಿ ಅಥವಾ ಡಿಪ್ಲೊಮಾವನ್ನು ಪ್ರದಾನ ಮಾಡಿರದಿದ್ದರೆ ಅಥವಾ ನೀಡಿರದಿದ್ದರೆ ಅಥವಾ ಯಾವುದೇ ಅಂಥ ಪರೀಕ್ಷೆಯ ಫಲಿತಾಂಶವನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಅಥವಾ ಮೈಸೂರು ವಿಶ್ವವಿದ್ಯಾಲಯವು ಪ್ರಕಟಿಸಿರದಿದ್ದರೆ, ಆಗ ಅಂಥ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಅಥವಾ ಮೈಸೂರು ವಿಶ್ವವಿದ್ಯಾಲಯವೇ ನಡೆಸಿದೆ ಎಂದು ಭಾವಿಸತಕ್ಕದ್ದು.

21. ತೊಂದರೆಗಳ ನಿವಾರಣೆ.- ತಿದ್ದುಪಡಿ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯ ಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ, ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಾಗದಂತೆ ತೊಂದರೆಯನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯವೆಂದು ಅಥವಾ ಯುಕ್ತವೆಂದು ತನಗೆ ಕಂಡುಬರಬಹುದಾದಂಥ ಉಪಬಂಧವನ್ನು ರಚಿಸಬಹುದು:

ಪರಂತು, ತಿದ್ದುಪಡಿ ಅಧಿನಿಯಮವು ಜಾರಿಯಾದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯವಾದ ತರುವಾಯ ಅಂಥ ಯಾವುದೇ ಅಧಿಸೂಚನೆಯನ್ನು ಅಥವಾ ಆದೇಶವನ್ನು ಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಉನ್ನತ ಶಿಕ್ಷಣ ವಲಯಕ್ಕಾಗಿ ಅತ್ಯುತ್ತಮ ಮಹಾತ್ವಾಕಾಂಕ್ಷಿ ನಿಯೋಗ ಮಂಡಲಿ ಮತ್ತು ಸಮಗ್ರ ಯೋಜನೆಯಾಗಿರುವ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಆರ್‌ಯುಎಸ್‌ಎ) ಇದು, ರಾಜ್ಯಗಳುದ್ದಕ್ಕೂ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಾದೇಶಿಕ ಹಂಚಿಕೆಯಲ್ಲಿನ ತೀವ್ರ ಅಂತರಗಳನ್ನು ಕಡಿಮೆಗೊಳಿಸುವುದನ್ನು ಪರಿಗಣಿಸಿ ಕ್ಲಸ್ಟರ್ ವಿಶ್ವವಿದ್ಯಾನಿಲಯಗಳನ್ನು ಸೃಜಿಸುವುದಕ್ಕೆ ಪ್ರಾರಂಭ ಮಾಡಿದೆ. ಆದುದರಿಂದ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000 ಅನ್ನು (2001ರ ಕರ್ನಾಟಕ ಅಧಿನಿಯಮ 29) ಈ ಮುಂದಿನವುಗಳಿಗಾಗಿ ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ, ಎಂದರೆ:-

(1) ಮೂರು ಮಹಿಳಾ ಕಾಲೇಜುಗಳ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ, ಬೆಂಗಳೂರು ಇದನ್ನು ಸ್ಥಾಪಿಸುವುದು, ಅವುಗಳೆಂದರೆ:-

(i) ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಬೆಂಗಳೂರು;

(ii) ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ವ್ಯವಸ್ಥಾಪನಾ ಕಾಲೇಜು, ಬೆಂಗಳೂರು; ಮತ್ತು

(iii) ಶ್ರೀಮತಿ ವಿ.ಹೆಚ್.ಡಿ ಕೇಂದ್ರೀಯ ಗೃಹವಿಜ್ಞಾನ ಸಂಸ್ಥೆ, ಬೆಂಗಳೂರು,

ಈ ಸಂಸ್ಥೆಗಳನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯದಿಂದ ಪ್ರತ್ಯೇಕಗೊಳಿಸುವ ಮೂಲಕ, ಮೇಲೆ ನಮೂದಿಸಿದ ಭಾಗಿಯಾಗಿರುವ ಎಲ್ಲಾ ಕಾಲೇಜುಗಳನ್ನು ಉದ್ದೇಶಿತ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳನ್ನಾಗಿ ಒಂದೇ ಕ್ಲಸ್ಟರ್‌ನಲ್ಲಿ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜನ್ನು ಮುಖ್ಯ ಸಂಸ್ಥೆಯನ್ನಾಗಿಸಿ ಅಥವಾ ಕೇಂದ್ರ ಕೋಶವನ್ನಾಗಿಸಿ ಅದರ ಸುತ್ತ ಕ್ಲಸ್ಟರ್ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವುದು.

(2) ಮೈಸೂರು ವಿಶ್ವವಿದ್ಯಾನಿಲಯದಿಂದ ಸರ್ಕಾರಿ ಕಾಲೇಜು (ಸ್ವಾಯತ್ತ), ಮಂಡ್ಯ ಈ ಸಂಸ್ಥೆಯನ್ನು ಪ್ರತ್ಯೇಕಗೊಳಿಸುವ ಮೂಲಕ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವುದರೊಂದಿಗೆ ಮಂಡ್ಯದಲ್ಲಿ ಕೇಂದ್ರಸ್ಥಾನವನ್ನು ಹೊಂದಿರುವ ಏಕಾತ್ಮಕ ಸ್ವರೂಪದ ಮಂಡ್ಯ ವಿಶ್ವವಿದ್ಯಾನಿಲಯ, ಮಂಡ್ಯ ಇದನ್ನು ಸ್ಥಾಪಿಸುವುದು.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮದಿಂದಾಗಿ ಸುಮಾರು 28.18 ಕೋಟಿ ರೂಪಾಯಿಗಳ ಆವರ್ತಕ ವೆಚ್ಚವುಂಟಾಗುತ್ತದೆ.

ಜಿ.ಟಿ ದೇವೇಗೌಡ

ಉನ್ನತ ಶಿಕ್ಷಣ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ (ಪ್ರ)

ಕರ್ನಾಟಕ ವಿಧಾನ ಸಭೆ

ಅನುಬಂಧ

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ, 2000ರ

(2001ರ ಕರ್ನಾಟಕ ಅಧಿನಿಯಮ 29) ಉದ್ಘಾತ ಭಾಗ

XXX

XXX

XXX

3. ವಿಶ್ವವಿದ್ಯಾನಿಲಯಗಳ ಸ್ಥಾಪನೆ ಮತ್ತು ನಿಗಮನ.- (1) 1976ರ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮದ 3ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳನ್ನು, ಇದರಲ್ಲಿ ಇನ್ನು ಮುಂದೆ ಉಪಬಂಧಿಸಲಾದಂತೆ, ಅವುಗಳ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಡನೆ, ಈ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾದ ವಿಶ್ವವಿದ್ಯಾನಿಲಯಗಳೆಂದು ಭಾವಿಸತಕ್ಕದ್ದು, ಎಂದರೆ:-

XXX

XXX

XXX

(ಎಫ್) ಮೈಸೂರಿನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿದ ಮತ್ತು ಚಾಮರಾಜನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಪ್ರದೇಶದ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಮೈಸೂರು ವಿಶ್ವವಿದ್ಯಾನಿಲಯ.

(1ಎಫ್) ಬೆಂಗಳೂರು ಸೆಂಟ್ರಲ್ ಕಾಲೇಜು ಕ್ಯಾಂಪಸ್‌ನಲ್ಲಿ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಮತ್ತು ಕರ್ನಾಟಕ ವಿಧಾನಸಭಾ ಕ್ಷೇತ್ರಗಳಾದ ಬೆಂಗಳೂರು ಜಿಲ್ಲೆಯ ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ಮಲ್ಲೇಶ್ವರಂ, ಹೆಬ್ಬಾಳ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಬಸವನಗುಡಿ, ಬಿಟಿಎಂ ಲೇಔಟ್, ಜಯನಗರ ಮತ್ತು ರಾಜಾಜಿನಗರವನ್ನು ಒಳಗೊಂಡಿರುವ ಪ್ರದೇಶಗಳ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೊಳಿಸುವ ವಿಶ್ವವಿದ್ಯಾನಿಲಯವಾಗಿ (affiliating university) "ಬೆಂಗಳೂರು ಕೇಂದ್ರ "ವಿಶ್ವವಿದ್ಯಾನಿಲಯ" ವನ್ನು ಸ್ಥಾಪಿಸತಕ್ಕದ್ದು.

(1ಜಿ) ಜಂಗಮಕೋಟೆಯಲ್ಲಿ (ಶಿಡ್ಲಘಟ್ಟ ತಾಲ್ಲೂಕು) (ಕೋಲಾರ ಸ್ನಾತಕೋತ್ತರ ಕೇಂದ್ರದಲ್ಲಿ (P.G centre) ತಾತ್ಕಾಲಿಕ ಕ್ಯಾಂಪಸ್ ಕಛೇರಿ) ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರುವ ಮತ್ತು ಕರ್ನಾಟಕ ವಿಧಾನಸಭಾ ಕ್ಷೇತ್ರಗಳಾದ ಕೋಲಾರ ಜಿಲ್ಲೆಯ, ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ ಚಿನ್ನದ ಗಣಿ (K.G.F), ಬಂಗಾರಪೇಟೆ, ಕೋಲಾರ, ಮಾಲೂರು ಮತ್ತು ಕೋಲಾರ ಸ್ನಾತಕೋತ್ತರ ಕೇಂದ್ರ (P.G centre); ಬೆಂಗಳೂರು ಜಿಲ್ಲೆಯ ಕೆ.ಆರ್.ಪುರಂ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್‌ನಗರ ಮತ್ತು ಮಹದೇವಪುರ; ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮತ್ತು ಚಿಂತಾಮಣಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆಯ ಪ್ರದೇಶಗಳ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೊಳಿಸುವ ವಿಶ್ವವಿದ್ಯಾನಿಲಯವಾಗಿ (affiliating university) "ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ" ವನ್ನು ಸ್ಥಾಪಿಸತಕ್ಕದ್ದು.

4. ವಿಶ್ವವಿದ್ಯಾನಿಲಯದ ಅಧಿಕಾರಗಳು.- ಈ ಅಧಿನಿಯಮದ ಉಪಬಂಧಗಳು ಮತ್ತು ಪರಿನಿಯಮಗಳು ಅಥವಾ ಆರ್ಡಿನೆನ್ಸ್‌ಗಳ ಮೂಲಕ ನಿಯಮಿಸಬಹುದಾದಂಥ ಷರತ್ತುಗಳಿಗೆ ಒಳಪಟ್ಟು, ವಿಶ್ವವಿದ್ಯಾನಿಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು ಮತ್ತು ಈ ಮುಂದಿನ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು, ಎಂದರೆ:-

(xiii) ವಿದ್ಯಾರ್ಥಿನಿಯರಿಗೆ ಮತ್ತು ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವ್ಯಕ್ತಿಗಳಿಗೆ ನಿವಾಸ, ಶಿಸ್ತು ಮತ್ತು ಬೋಧನೆಗೆ ಸಂಬಂಧಿಸಿದಂತೆ ವಿಶೇಷ ಏರ್ಪಾಟುಗಳನ್ನು ಮಾಡುವುದು;

5. ಅಧಿಕಾರ ವ್ಯಾಪ್ತಿ, ವಿಶೇಷಾಧಿಕಾರ ಇತ್ಯಾದಿಗಳಿಗೆ ಪ್ರವೇಶಾವಕಾಶ. (1) ಈ ಅಧಿನಿಯಮದಲ್ಲಿ ಅನ್ಯಥಾ ಉಪಬಂಧಿಸಿದ ಹೊರತು, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಪ್ರದತ್ತವಾದ ವಿಶ್ವವಿದ್ಯಾನಿಲಯದ ಅಧಿಕಾರಗಳನ್ನು ವಿಶ್ವವಿದ್ಯಾನಿಲಯ ಪ್ರದೇಶದಲ್ಲಿ ಚಲಾಯಿಸತಕ್ಕದ್ದು ಮತ್ತು ಸದರಿ ಪ್ರದೇಶದ ಹೊರಗಡೆ ಇರುವ ಯಾವುದೇ ಶಿಕ್ಷಣ ಸಂಸ್ಥೆಯು, ವಿಶ್ವವಿದ್ಯಾನಿಲಯದ ಯಾವುದೇ ವಿಶೇಷಾಧಿಕಾರಗಳೊಡನೆ ಸಹವರ್ತಿಸತಕ್ಕದ್ದಲ್ಲ ಅಥವಾ ಅವುಗಳಿಗೆ ಪ್ರವೇಶಪಡೆಯತಕ್ಕದ್ದಲ್ಲ;

ಪರಂತು, ಅಂಚೆ ತೆರಪಿನ ಶಿಕ್ಷಣ ಮೂಲಕ, ವ್ಯಾಸಂಗ ಕ್ರಮಗಳ ಅಥವಾ ಬಾಹ್ಯ ಪದವಿ ವ್ಯಾಸಂಗ ಕ್ರಮಗಳ ಪ್ರಯೋಜನವನ್ನು ವಿಶ್ವವಿದ್ಯಾನಿಲಯವು, ವಿಶ್ವವಿದ್ಯಾನಿಲಯ ಪ್ರದೇಶದ ಹೊರಗಡೆ ಇರುವ ವಿದ್ಯಾರ್ಥಿಗಳಿಗೆ ವಿಸ್ತರಿಸಬಹುದು;

ಮತ್ತು ಪರಂತು, ಸಂಯೋಜನೆಯನ್ನು ಮಂಜೂರಾಡುವ ಮೂಲಕ ವಿಶ್ವವಿದ್ಯಾನಿಲಯದೊಡನೆ ದೇಶದ ಹೊರಗಿನ ಶಿಕ್ಷಣ ಸಂಸ್ಥೆಯು ಸಂಯೋಜಿತವಾಗತಕ್ಕದ್ದು ಮತ್ತು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆಯತಕ್ಕದ್ದು. ಆಂಥ ಅಧಿಕಾರಗಳನ್ನು ವಿಶ್ವವಿದ್ಯಾನಿಲಯವು, 59ನೇ ಪ್ರಕರಣದಲ್ಲಿ ನಿಯಮಿಸಲಾದ ರೀತಿಯಲ್ಲಿ ಚಲಾಯಿಸತಕ್ಕದ್ದು;

ಅಲ್ಲದೆ ಪರಂತು, ಒಂದು ವಿಶ್ವವಿದ್ಯಾನಿಲಯದ ಪ್ರದೇಶದೊಳಗೆ ಇರುವ ಒಂದು ಶಿಕ್ಷಣ ಸಂಸ್ಥೆಯು, ಯಾವುದೇ ಇತರ ವಿಶ್ವವಿದ್ಯಾನಿಲಯದೊಡನೆ ಸಹವರ್ತಿಸಬಹುದು ಅಥವಾ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆಯಬಹುದು ಅಥವಾ ಒಂದು ಕಾಲೇಜು ಯಾವ ವಿಶ್ವವಿದ್ಯಾನಿಲಯದ ಅಧಿಕಾರ ವ್ಯಾಪ್ತಿಯೊಳಗೆ ಇರುವುದೋ ಆ ವಿಶ್ವವಿದ್ಯಾನಿಲಯದೊಡನೆ ಸಮಾಲೋಚಿಸಿ, ಸರ್ಕಾರದ ನಿರ್ದಿಷ್ಟ ಮಂಜೂರಾತಿಯೊಡನೆ, ವಿದೇಶಿ ವಿಶ್ವವಿದ್ಯಾನಿಲಯಗಳೂ ಸೇರಿದಂತೆ, ಸ್ಥಾಪಿತವಾದ ಮತ್ತು ನಿಗಮಿತವಾದ ಯಾವುದೇ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಬಹುದು. ಅಂಥ ಮಂಜೂರಾತಿ ನೀಡುವ ರೀತಿ ಮತ್ತು ಕಾರ್ಯ ವಿಧಾನವು ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥದ್ದಾಗಿರತಕ್ಕದ್ದು.

ವಿವರಣೆ:- ಈ ಪ್ರಕರಣದ ಉದ್ದೇಶಕ್ಕಾಗಿ 'ವಿದೇಶಿ ವಿಶ್ವವಿದ್ಯಾನಿಲಯ' ಎಂದರೆ ಸಂಸತ್ತಿನ ಅಥವಾ ಒಂದು ರಾಜ್ಯ ವಿಧಾನಮಂಡಲದ ಅಧಿನಿಯಮದ ಅಡಿಯಲ್ಲಿ ಭಾರತದ ಒಳಗಡೆ ಸ್ಥಾಪಿತವಾದ ವಿಶ್ವವಿದ್ಯಾನಿಲಯವಾಗಿರದ ಒಂದು ವಿಶ್ವವಿದ್ಯಾನಿಲಯ.

XXX

XXX

XXX

(6) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2015ನ್ನು ಜಾರಿಗೊಳಿಸುವುದಕ್ಕೆ ಮೊದಲು ಕರ್ನಾಟಕ ವಿಧಾನಸಭಾ ಕ್ಷೇತ್ರಗಳಾದ ಬೆಂಗಳೂರು ಜಿಲ್ಲೆಯ ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ಮಲ್ಲೇಶ್ವರಂ, ಹೆಬ್ಬಾಳ, ಶಿವಾಜಿನಗರ, ಗಾಂಧಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಬಸವನಗುಡಿ, ಬಿಟಿಎಂ ಲೇಔಟ್, ಜಯನಗರ ಮತ್ತು ರಾಜಾಜಿನಗರ ಇಲ್ಲಿರುವ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು ಈ ಸಂಬಂಧದಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂಬ ಭಾವಿಸತಕ್ಕದ್ದು ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ ಎಲ್ಲ ಅಂಥ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು ಬೆಂಗಳೂರು ಕೇಂದ್ರ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿವೆ ಎಂದು ಭಾವಿಸತಕ್ಕದ್ದು.

(7) ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2015ನ್ನು ಜಾರಿಗೊಳಿಸುವುದಕ್ಕೆ ಮೊದಲು ಕರ್ನಾಟಕ ವಿಧಾನಸಭಾ ಕ್ಷೇತ್ರಗಳಾದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಮುಳಬಾಗಿಲು, ಕೋಲಾರ ಚಿನ್ನದ ಗಣಿ, ಬಂಗಾರ ಪೇಟೆ, ಕೋಲಾರ, ಮಾಲೂರು ಮತ್ತು ಕೋಲಾರ ಸ್ನಾತಕೋತ್ತರ ಕೇಂದ್ರ; ಬೆಂಗಳೂರು ಜಿಲ್ಲೆಯ ಕೆ.ಆರ್.ಪುರಂ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ.ರಾಮನ್ ನಗರ ಮತ್ತು ಮಹಾದೇವಪುರ; ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮತ್ತು ಚಿಂತಾಮಣಿ; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ಇಲ್ಲಿರುವ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಬೆಂಗಳೂರು “ವಿಶ್ವವಿದ್ಯಾನಿಲಯದಿಂದ ಅನುಭವಿಸುತ್ತಿರುವ ಯಾವುದೇ ವಿಶೇಷಾಧಿಕಾರವನ್ನು, ಈ ಸಂಬಂಧದಲ್ಲಿ ರಾಜ್ಯ ಸರ್ಕಾರವು ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು ಮತ್ತು ಬೆಂಗಳೂರು “ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಈ ಹಿಂದೆ ಪ್ರವೇಶ ಪಡೆದುಕೊಂಡಿದ್ದ ಅಥವಾ ಸಂಯೋಜಿತವಾಗಿದ್ದ ಎಲ್ಲ ಅಂಥ ಕಾಲೇಜುಗಳು ಅಥವಾ ಶೈಕ್ಷಣಿಕ ಸಂಸ್ಥೆಗಳು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ವಿಶೇಷಾಧಿಕಾರಗಳಿಗೆ ಪ್ರವೇಶ ಪಡೆದುಕೊಂಡಿವೆ ಎಂದು ಅಥವಾ ಅದಕ್ಕೆ ಸಂಯೋಜಿತವಾಗಿವೆ ಎಂದು ಭಾವಿಸತಕ್ಕದ್ದು.

XXX

XXX

XXX

6. ವಿಶ್ವವಿದ್ಯಾನಿಲಯವು ಎಲ್ಲಾ ವರ್ಗಗಳ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು.- (1) ವಿಶ್ವ ವಿದ್ಯಾನಿಲಯವು, ಎಲ್ಲಾ ವ್ಯಕ್ತಿಗಳಿಗೆ, ಅವರು ಹೆಣ್ಣಾಗಿರಲಿ ಅಥವಾ ಗಂಡಾಗಿರಲಿ ಮತ್ತು ಯಾವುದೇ ಜನಾಂಗ, ಪಂಥ, ಜಾತಿ ಅಥವಾ ವರ್ಗಕ್ಕೆ ಸೇರಲಿ, ಮುಕ್ತವಾಗಿರತಕ್ಕದ್ದು ಮತ್ತು ಅದಕ್ಕೆ ಅಧ್ಯಾಪಕನಾಗಿ ಅಥವಾ ವಿದ್ಯಾರ್ಥಿಯಾಗಿ ಪ್ರವೇಶ ಪಡೆಯಲು ಅಥವಾ ಅದರಲ್ಲಿ ಯಾವುದೇ ಹುದ್ದೆಯನ್ನು ಧಾರಣ ಮಾಡಲು ಅಥವಾ ಅದರಲ್ಲಿ ಪದವೀಧರನಾಗಲು ಅಥವಾ ಅದರ ಯಾವುದೇ ವಿಶೇಷಾಧಿಕಾರವನ್ನು ಅನುಭವಿಸಲು ಅಥವಾ ಚಲಾಯಿಸಲು ಹಕ್ಕುಳ್ಳವನಾಗಿರುವುದಕ್ಕೆ ಯಾವುದೇ ಧಾರ್ಮಿಕ ನಂಬಿಕೆ ಅಥವಾ ನಿಷ್ಠೆಯ ಬಗ್ಗೆ ಯಾವನೇ ವ್ಯಕ್ತಿಯ ಮೇಲೆ ಯಾವುದೇ ಅರ್ಹತೆಯನ್ನು ವಿಶ್ವವಿದ್ಯಾನಿಲಯವು ವಿಧಿಸುವುದು ಕಾನೂನು ಬದ್ಧವಾಗಿರತಕ್ಕದ್ದಲ್ಲ.

ಪರಂತು, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು, ಎಲ್ಲಾ ಮಹಿಳೆಯರಿಗೆ ಅವರು ಯಾವುದೇ ಜನಾಂಗ, ಪಂಥ, ಜಾತಿ ಅಥವಾ ವರ್ಗಕ್ಕೆ ಸೇರಲಿ, ಮುಕ್ತವಾಗಿರತಕ್ಕದ್ದು ಮತ್ತು ಯಾವೊಬ್ಬ ಮಹಿಳೆಯು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕಳಾಗಿ ಅಥವಾ ವಿದ್ಯಾರ್ಥಿನಿಯಾಗಿ ಪ್ರವೇಶ ಪಡೆಯಲು ಅಥವಾ ಅದರಲ್ಲಿ ಯಾವುದೇ ಹುದ್ದೆಯನ್ನು ಧಾರಣ ಮಾಡಲು ಅಥವಾ ಅದರಲ್ಲಿ ಪದವೀಧರಳಾಗಲು ಅಥವಾ ಅದರ ಯಾವುದೇ ವಿಶೇಷಾಧಿಕಾರವನ್ನು ಅನುಭವಿಸಲು ಅಥವಾ ಚಲಾಯಿಸಲು ಹಕ್ಕುಳ್ಳವಳಾಗಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ಧಾರ್ಮಿಕ ನಂಬಿಕೆ ಅಥವಾ ನಿಷ್ಠೆಯ ಬಗ್ಗೆ ಯಾವ ಮಹಿಳೆಯ ಮೇಲೆಯೂ ಯಾವುದೇ ರೀತಿಯ ಪರೀಕ್ಷೆಯನ್ನು ವಿಧಿಸುವುದು ವಿಶ್ವವಿದ್ಯಾನಿಲಯಕ್ಕೆ ಕಾನೂನುಬದ್ಧವಾಗಿರತಕ್ಕದ್ದಲ್ಲ.

XXX

XXX

XXX

11. ವಿಶ್ವವಿದ್ಯಾನಿಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾನಿಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

XXX

XXX

XXX

(ಎಫ್) ಡೀನರುಗಳು;

XXX

XXX

XXX

(ಎಮ್) ರಾಜ್ಯ ಸರ್ಕಾರದ ಶಿಫಾರಸಿನ ಮೇಲೆ ಕುಲಪತಿಯು ಕಾಲಕಾಲಕ್ಕೆ ಹೆಸರಿಸಬಹುದಾದ ವಿಶ್ವವಿದ್ಯಾನಿಲಯದ ಅಂಥ ಇತರ ಅಧಿಕಾರಿಗಳು.

XXX

XXX

XXX

21. ಡೀನ್.- (1) ಜ್ಯೇಷ್ಠತೆಯ ಅನುಸಾರ ಪ್ರತಿಯೊಂದು ವ್ಯಾಸಂಗ ವಿಭಾಗದಲ್ಲಿ ಒಬ್ಬ ಪ್ರಾಧ್ಯಾಪಕನು ಸರದಿಯ ಪ್ರಕಾರ ಎರಡು ವರ್ಷಗಳ ಅವಧಿಗೆ ವ್ಯಾಸಂಗ ವಿಭಾಗದ ಡೀನ್ ಆಗಿ ಕಾರ್ಯನಿರ್ವಹಿಸತಕ್ಕದ್ದು;

ಪರಂತು, ಪ್ರಾಧ್ಯಾಪಕರಿಲ್ಲದಿದ್ದರೆ, ಜ್ಯೇಷ್ಠತೆಯ ರೀಡರನು, ಡೀನ್ ಆಗಿ ಕಾರ್ಯ ನಿರ್ವಹಿಸತಕ್ಕದ್ದು;

ಮತ್ತು ಪರಂತು, ಯಾವುದೇ ವ್ಯಾಸಂಗ ವಿಭಾಗದಲ್ಲಿ ಯಾರೇ ಪ್ರಾಧ್ಯಾಪಕ ಅಥವಾ ರೀಡರ್ ಇಲ್ಲದಿದ್ದರೆ, ಆಗ ಕುಲಪತಿಯು, ತನ್ನ ವಿವೇಚನಾನುಸಾರ, ಡೀನ್ ಆಗಿ ಕಾರ್ಯ ನಿರ್ವಹಿಸಲು ಯಾರೇ ಇತರ ಸೂಕ್ತ ಅಧ್ಯಾಪಕರನ್ನು ನಿಯೋಜಿಸಬಹುದು.

ಅಲ್ಲದೆ ಪರಂತು, ವ್ಯಾಸಂಗ ವಿಭಾಗದಲ್ಲಿ ಡೀನ್ ಆಗಿ ಕಾರ್ಯ ನಿರ್ವಹಿಸಲು ವ್ಯಾಸಂಗ ವಿಭಾಗದಲ್ಲಿ ಯಾವ ವ್ಯಕ್ತಿಯೂ ದೊರೆಯದಿದ್ದಲ್ಲಿ ಅಥವಾ ವಿಶ್ವವಿದ್ಯಾನಿಲಯವು ಯಾವುದೇ ವ್ಯಾಸಂಗ ವಿಭಾಗಕ್ಕೆ ಅಧ್ಯಯನಗಳ ವಿಭಾಗವನ್ನು ಹೊಂದಿಲ್ಲದಿದ್ದರೆ, ಆಗ, ಕುಲಪತಿಯು, ಜ್ಯೇಷ್ಠತೆಯ ಆಧಾರದ ಮೇಲೆ ವ್ಯಾಸಂಗ ವಿಭಾಗದ ಡೀನ್ ಆಗಿ ಕಾರ್ಯ ನಿರ್ವಹಿಸಲು ಯಾವುದೇ ಸಂಯೋಜಿತ ಕಾಲೇಜಿನ ಅಧ್ಯಯನಗಳ ವಿಭಾಗದಲ್ಲಿ ಅಂಥ ಅಧ್ಯಾಪಕನನ್ನು ನಾಮನಿರ್ದೇಶನ ಮಾಡಬಹುದು.

(2) ಪ್ರತಿಯೊಂದು ವ್ಯಾಸಂಗ ವಿಭಾಗದ ಡೀನರು ವ್ಯಾಸಂಗ ವಿಭಾಗದ ಕಾರ್ಯನಿರ್ವಹಣಾ ಅಧಿಕಾರಿಯಾಗಿರತಕ್ಕದ್ದು ಮತ್ತು ವ್ಯಾಸಂಗ ವಿಭಾಗದ ಸಭೆಗಳ ಅಧ್ಯಕ್ಷತೆ ವಹಿಸತಕ್ಕದ್ದು.

(3) ಡೀನರು ಪರಿನಿಯಮಗಳು ಅಥವಾ ಆರ್ಡಿನೆನ್ಸ್‌ಗಳ ಮೂಲಕ ನಿಯಮಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಇತರ ಪ್ರಕಾರ್ಯಗಳನ್ನು ನಿರ್ವಹಿಸತಕ್ಕದ್ದು.

28. ಸಿಂಡಿಕೇಟ್.- (1) ಸಿಂಡಿಕೇಟ್ ಈ ಮುಂದಿನ ಸದಸ್ಯರನ್ನು ಒಳ ಗೊಂಡಿರತಕ್ಕದ್ದು; ಎಂದರೆ:-

(ಎ) ಕುಲಪತಿ;

(ಬಿ) ಕಾಲೇಜು ಶಿಕ್ಷಣ ಕಮೀಷನರ್ ಅಥವಾ ಜಂಟಿ ನಿರ್ದೇಶಕನ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅವನ ನಾಮನಿರ್ದೇಶಿತ;

(ಸಿ) ತಾಂತ್ರಿಕ ಶಿಕ್ಷಣ ನಿರ್ದೇಶಕ ಅಥವಾ ಜಂಟಿ ನಿರ್ದೇಶಕನ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅವನ ನಾಮನಿರ್ದೇಶಿತ;

(ಡಿ) ಜ್ಯೇಷ್ಠತೆಯ ಆಧಾರದ ಮೇಲೆ ಸರದಿಯ ಮೇಲೆ ಒಂದು ವರ್ಷದ ಅವಧಿಗಾಗಿ ಕುಲಪತಿಯವರಿಂದ ನಾಮನಿರ್ದೇಶಿತನಾದ ಒಬ್ಬ ಡೀನ್;

(ಇ) ಖ್ಯಾತ ಶಿಕ್ಷಣ ತಜ್ಞರ, ವಾಣಿಜ್ಯ, ಬ್ಯಾಂಕಿಂಗ್, ಕೈಗಾರಿಕೆ ಅಥವಾ ಇತರ ವೃತ್ತಿಗಳ ಪೈಕಿಯಿಂದ ಕುಲಾಧಿಪತಿಯವರು ನಾಮನಿರ್ದೇಶನ ಮಾಡಿದ ಇಬ್ಬರು ಸದಸ್ಯರು;

(ಎಫ್) ಜ್ಯೇಷ್ಠತೆಗನುಸಾರವಾಗಿ ಸರದಿಯ ಮೇಲೆ ಒಂದು ವರ್ಷದ ಅವಧಿಗಾಗಿ ಕುಲಪತಿಯವರಿಂದ ನಾಮನಿರ್ದೇಶಿತರಾದ ಸಂಯೋಜಿತ ಕಾಲೇಜುಗಳ ನಾಲ್ಕು ಪ್ರಾಂಶುಪಾಲರು, ಅವರಲ್ಲಿ ಒಬ್ಬರು ಮಹಿಳಾ ಪ್ರಾಂಶುಪಾಲರಾಗಿರತಕ್ಕದ್ದು;

(ಜಿ) ರಾಜ್ಯ ಸರ್ಕಾರವು ನಾಮನಿರ್ದೇಶನ ಮಾಡಿದ ಆರು ಜನ ಖ್ಯಾತ ಶಿಕ್ಷಣ ತಜ್ಞರು, ಅವರಲ್ಲಿ,-

(i) ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಗಳಿಗೆ ಸೇರಿದ ಒಬ್ಬರು;

(ii) ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬರು;

(iii) ಮಹಿಳೆಯರು ಒಬ್ಬರು;

(iv) ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದ ಒಬ್ಬರು;

(v) ಇತರ ಇಬ್ಬರು;

- ಇರತಕ್ಕದ್ದು:

ಪರಂತು, ಸಂಯೋಜಿತ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾನಿಲಯದಲ್ಲಿ ಯಾವುದೇ ಸಾಮರ್ಥ್ಯದಲ್ಲಿ ನಿಯೋಜನೆಯಲ್ಲಿರುವ ಯಾವೊಬ್ಬ ವ್ಯಕ್ತಿಯು ನಾಮನಿರ್ದೇಶನಕ್ಕೆ ಅರ್ಹನಾಗಿರತಕ್ಕದ್ದಲ್ಲ.

(ಹೆಚ್) ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ಕುಲಪತಿಯು, ಜ್ಯೇಷ್ಠತೆಗನುಸಾರವಾಗಿ ಸರದಿಯ ಮೇಲೆ ಒಂದು ವರ್ಷದ ಅವಧಿಗೆ ನಾಮನಿರ್ದೇಶನ ಮಾಡಿದ ಸ್ನಾತಕೋತ್ತರ ಅಧ್ಯಯನಗಳ ಒಬ್ಬ ಪ್ರಾಧ್ಯಾಪಕ;

(ಐ) ವೈದ್ಯಕೀಯ ಶಿಕ್ಷಣದ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರ ದರ್ಜೆಗೆ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು;

(ಜೆ) ಸಾರ್ವಜನಿಕ ಶಿಕ್ಷಣದ ಆಯುಕ್ತರು ಅಥವಾ ಜಂಟಿ ನಿರ್ದೇಶಕರ ದರ್ಜೆಗೆ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು;

(ಕೆ) ಪದವಿ ಪೂರ್ವ ಶಿಕ್ಷಣದ ನಿರ್ದೇಶಕರು ಅಥವಾ ಜಂಟಿ ನಿರ್ದೇಶಕರ ದರ್ಜೆಗೆ ಕಡಿಮೆಯಲ್ಲದ ಅವರ ನಾಮನಿರ್ದೇಶಿತರು:

ಪರಂತು, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಸಿಂಡಿಕೇಟು, ಮೇಲೆ ನಿರ್ದಿಷ್ಟಪಡಿಸಿದ ಸದಸ್ಯರ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರದಲ್ಲಿರುವ ಕಾರ್ಯದರ್ಶಿಯವರನ್ನು ಅಥವಾ ಉಪಕಾರ್ಯದರ್ಶಿಯವರ ದರ್ಜೆಗೆ ಕಡಿಮೆಯಲ್ಲದ ಅವರ ನಾಮನಿರ್ದೇಶಿತರನ್ನು ಸಹ ಒಳಗೊಂಡಿರತಕ್ಕದ್ದು.

29. ಸಿಂಡಿಕೇಟಿನ ಅಧಿಕಾರಗಳು.- (1) ಸಿಂಡಿಕೇಟು, ವಿಶ್ವವಿದ್ಯಾಲಯದ ನಿಧಿಗಳ ಮತ್ತು ಸ್ವತ್ತುಗಳ ನಿರ್ವಹಣೆಯ ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಆಡಳಿತದ ಅಧಿಕಾರವನ್ನು ಹೊಂದಿರತಕ್ಕದ್ದು.

(2) ಹಿಂದೆ ಹೇಳಿದ ಸಾಮಾನ್ಯ ಅನ್ವಯಕ್ಕೆ ಬಾಧಕವಾಗದಂತೆ, ಸಿಂಡಿಕೇಟು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

(ಎಫ್) ವಿಶ್ವವಿದ್ಯಾಲಯದ ನಿಧಿಗಳು ಮತ್ತು ಸ್ವತ್ತುಗಳಿಗೆ ಸಂಬಂಧಿಸಿದ ಸರಿಯಾದ ಲೆಕ್ಕಪತ್ರಗಳನ್ನು ಇಡುವಂತೆ ಮಾಡುವುದು;

(ಡಬ್ಲ್ಯು) ಈ ಅಧಿನಿಯಮ, ಪರಿನಿಯಮಗಳು, ಆರ್ಡಿನೆನ್ಸಗಳು ಅಥವಾ ವಿನಿಯಮಗಳ ಮೂಲಕ ತನಗೆ ಪ್ರದಾನ ಮಾಡಬಹುದಾದ ಅಥವಾ ವಿಧಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸುವುದು ಮತ್ತು ಅಂಥ ಇತರ ಕರ್ತವ್ಯಗಳನ್ನು ನಿರ್ವಹಿಸುವುದು.

30. ವಿದ್ಯಾವಿಷಯಕ ಪರಿಷತ್ತು.- (1) ವಿದ್ಯಾವಿಷಯಕ ಪರಿಷತ್ತು ಈ ಕೆಳಕಂಡ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(i) ಕುಲಪತಿ;

(iv) ವಿಶ್ವವಿದ್ಯಾಲಯದ ಪ್ರದೇಶ ವ್ಯಾಪ್ತಿಯೊಳಗೆ ಬರುವ ಪ್ರತಿಯೊಂದು ಜಿಲ್ಲೆಗೆ ಸಂಬಂಧಪಟ್ಟಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ನಾಮನಿರ್ದೇಶನ ಮಾಡಿದ ಒಬ್ಬ ಕರ್ನಾಟಕ ವಿಧಾನ ಸಭಾ ಸದಸ್ಯ;

(ix) ಕುಲಪತಿಯವರು, ಜ್ಯೇಷ್ಠತೆಗನುಸಾರವಾಗಿ, ಎರಡು ವರ್ಷಗಳ ಅವಧಿಗಾಗಿ ಸರದಿಯ ಮೇಲೆ ನಾಮನಿರ್ದೇಶನ ಮಾಡಿದ ವ್ಯಾಸಂಗ ವಿಭಾಗಗಳ ಐವರು ಡೀನರುಗಳು;

(x) ಎರಡು ವರ್ಷಗಳ ಅವಧಿಗಾಗಿ ಕುಲಪತಿಯವರಿಂದ ನಾಮನಿರ್ದೇಶನ ಮಾಡಲಾಗುವ ಆರು ವಿದ್ಯಾರ್ಥಿಗಳು, ಅವರ ಪೈಕಿ, ಪದವಿ ವ್ಯಾಸಂಗದ ಒಬ್ಬ ವಿದ್ಯಾರ್ಥಿ, ಸ್ನಾತಕೋತ್ತರ ಪದವಿಯ ಒಬ್ಬ ವಿದ್ಯಾರ್ಥಿ, ವೃತ್ತಿಪರ ವ್ಯಾಸಂಗದ ಒಬ್ಬ ವಿದ್ಯಾರ್ಥಿ, ನ್ಯಾಷನಲ್ ಕೆಡೆಟ್ ಕೋರ್ಸ್ ಒಬ್ಬ ಅಭ್ಯರ್ಥಿ, ನ್ಯಾಷನಲ್ ಸೋಷಿಯಲ್ ಸರ್ವಿಸ್ ಒಬ್ಬ ಅಭ್ಯರ್ಥಿ, ಅರ್ಹತೆಯ ಆಧಾರದ ಮೇಲೆ ಒಬ್ಬ ಕ್ರೀಡಾಪಟು, ಮತ್ತು ಅವರಲ್ಲಿ ಕನಿಷ್ಠ ಪಕ್ಷ ಒಬ್ಬ ಮಹಿಳೆ ಇರತಕ್ಕದ್ದು, ಮತ್ತು ಒಬ್ಬ ಸಂಶೋಧನಾ ವಿದ್ಯಾರ್ಥಿ ಇರತಕ್ಕದ್ದು: ಪರಂತು, ಯಾವೊಬ್ಬ ವಿದ್ಯಾರ್ಥಿಯು,-

(ಎ) ವಿಶ್ವವಿದ್ಯಾಲಯದ ಅಥವಾ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ಹಾಜರಿಪಟ್ಟಿಯಲ್ಲಿ ಅವನ ಹೆಸರು ಕಂಡು ಬರದಿದ್ದ ಹೊರತು,

(ಬಿ) ಒಂದು ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಡಿಪ್ಲೋಮಾಕ್ಕೆ ಅವಕಾಶ ಕೊಡುವ ವಿಶ್ವವಿದ್ಯಾಲಯದಲ್ಲಿ ಅಥವಾ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನಲ್ಲಿ ವ್ಯಾಸಂಗ ಕ್ರಮವನ್ನು ನಡೆಸುತ್ತಿದ್ದ ಹೊರತು,

(ಸಿ) ಬೆಳಗಿನ ಕಾಲೇಜಿನಲ್ಲಿ ಅಥವಾ ಸಂಜೆ ಕಾಲೇಜಿನಲ್ಲಿ ಅಥವಾ ಬಾಹ್ಯ ಅಭ್ಯರ್ಥಿಯಾಗಿ ಅಥವಾ ಅಂಚೆ ತೆರಪಿನ ಶಿಕ್ಷಣದ ಮೂಲಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದರೆ,

ಪರಂತು, ಸಂಯೋಜಿತ ಕಾಲೇಜಿನಲ್ಲಿ ಅಥವಾ ವಿಶ್ವವಿದ್ಯಾಲಯದಲ್ಲಿ ಯಾವುದೇ ಸಾಮರ್ಥ್ಯದಲ್ಲಿ ನಿಯೋಜಿತನಾದ ಯಾವೊಬ್ಬ ವ್ಯಕ್ತಿಯು ನಾಮನಿರ್ದೇಶಿತನಾಗಲು ಅರ್ಹನಾಗತಕ್ಕದ್ದಲ್ಲ.

ಪರಂತು, ಮಹಿಳಾ ವಿಶ್ವವಿದ್ಯಾಲಯದ ಸಂದರ್ಭದಲ್ಲಿ, ವಿದ್ಯಾವಿಷಯಕ ಪರಿಷತ್ತು, ಮೇಲೆ ನಿರ್ದಿಷ್ಟಪಡಿಸಿದ ಸದಸ್ಯರ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ನಿರ್ದೇಶಕರನ್ನು ಸಹ ಒಳಗೊಂಡಿರತಕ್ಕದ್ದು.

XXX XXX XXX

31. ವಿದ್ಯಾವಿಷಯಕ ಪರಿಷತ್ತಿನ ಅಧಿಕಾರಗಳು.- (1) XXX XXX XXX

(2) ಹಿಂದೆ ಹೇಳಿದವುಗಳ ಸಾಮಾನ್ಯ ಅನ್ವಯಕ್ಕೆ ಬಾಧಕವಾಗದಂತೆ ಹಾಗೂ ಈ ಅಧಿನಿಯಮದ ಉಪಬಂಧಗಳ ಮೂಲಕ ಅಥವಾ ಮೇರೆಗೆ ನಿರ್ದಿಷ್ಟಪಡಿಸಬಹುದಾದಂಥ ಷರತ್ತುಗಳಿಗೊಳಪಟ್ಟು, ವಿದ್ಯಾವಿಷಯಕ ಪರಿಷತ್ತು ಈ ಮುಂದಿನ ಅಧಿಕಾರಗಳನ್ನು ಚಲಾಯಿಸತಕ್ಕದ್ದು, ಎಂದರೆ:-

(XX) ಸಾಮಾನ್ಯವಾಗಿ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳ ಬಗ್ಗೆ ವಿಶ್ವವಿದ್ಯಾನಿಲಯಕ್ಕೆ ಸಲಹೆ ನೀಡುವುದು.
XXX XXX XXX

34. ವ್ಯಾಸಂಗ ವಿಭಾಗಗಳು.- (1) ವಿಶ್ವವಿದ್ಯಾನಿಲಯವು ಕಲೆ, ವಾಣಿಜ್ಯ, ಶಿಕ್ಷಣ, ಇಂಜಿನಿಯರಿಂಗ್, ಕಾನೂನು, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕಾಲಕಾಲಕ್ಕೆ ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ಇತರ ವ್ಯಾಸಂಗ ವಿಭಾಗಗಳನ್ನು ಹೊಂದಿರತಕ್ಕದ್ದು.

(10) ವ್ಯಾಸಂಗ ವಿಭಾಗಗಳು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂತಹ ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು.
XXX XXX XXX

36. ಪರೀಕ್ಷಕರ ನೇಮಕಾತಿ ಮಂಡಲಿ.- (1) XXX XXX XXX

(2) ಅಂಥ ಪ್ರತಿಯೊಂದು ಪರೀಕ್ಷಕರ ನೇಮಕಾತಿ ಮಂಡಲಿಯು, ಈ ಮುಂದಿನ ಸದಸ್ಯರನ್ನು ಹೊಂದಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರಾಗಿರತಕ್ಕದ್ದು.
- (ii) ರಿಜಿಸ್ಟ್ರಾರ್ (ಮೌಲ್ಯಮಾಪನ);
- (iii) ಸಂಬಂಧಪಟ್ಟ ವ್ಯಾಸಂಗ ವಿಭಾಗದ ಡೀನ್;
- (iv) ನಿರ್ದಿಷ್ಟ ವಿಷಯದಲ್ಲಿನ ಅಧ್ಯಯನ ಮಂಡಲಿಯ ಅಧ್ಯಕ್ಷ;
- (v) ಕುಲಪತಿಯವರು ನಾಮನಿರ್ದೇಶನ ಮಾಡಿದ, ವ್ಯಾಸಂಗ ವಿಭಾಗದಲ್ಲಿನ ಸಂಬಂಧಪಟ್ಟ ಅಧ್ಯಯನ ವಿಭಾಗದಲ್ಲಿರುವ ಪದವಿಪೂರ್ವ ವಿಷಯಗಳನ್ನು ಬೋಧಿಸುವ ಇಬ್ಬರು ಅಧ್ಯಾಪಕರು;
- (vi) ಕುಲಪತಿಯವರು ನಾಮನಿರ್ದೇಶನದ ಮಾಡಿದ ವ್ಯಾಸಂಗ ವಿಭಾಗದಲ್ಲಿನ ಸಂಬಂಧಪಟ್ಟ ಅಧ್ಯಯನ ವಿಭಾಗದಲ್ಲಿರುವ ಸ್ನಾತಕೋತ್ತರ ಪದವಿಯ ವಿಷಯಗಳನ್ನು ಬೋಧಿಸುವ ಇಬ್ಬರು ಅಧ್ಯಾಪಕರು.

40. ಪರಿನಿಯಮಗಳು.-(1) ಈ ಅಧಿನಿಯಮದ ಉಪಬಂಧಗಳಿಗೊಳಪಟ್ಟು, ಪರಿನಿಯಮಗಳು ಈ ಮುಂದಿನ ಎಲ್ಲ ಅಥವಾ ಯಾವುವೇ ವಿಷಯಗಳಿಗೆ ಉಪಬಂಧಿಸಬಹುದು, ಎಂದರೆ:-

(ಪಿ) ಈ ಅಧಿನಿಯಮದ ಮೂಲಕ ಅಥವಾ ಪರಿನಿಯಮಗಳ ಮೂಲಕ ಉಪಬಂಧಿಸಬೇಕಾದ ಅಥವಾ ಉಪಬಂಧಿಸಬಹುದಾದ ಎಲ್ಲ ಇತರ ವಿಷಯಗಳು.
XXX XXX XXX

42. ಆರ್ಡಿನೆನ್ಸ್‌ಗಳು.- (1) ಈ ಅಧಿನಿಯಮದ ಮತ್ತು ಪರಿನಿಯಮಗಳ ಉಪಬಂಧಗಳಿಗೊಳಪಟ್ಟು, ಆರ್ಡಿನೆನ್ಸ್‌ಗಳು ಈ ಮುಂದಿನ ಎಲ್ಲ ಅಥವಾ ಯಾವುವೇ ವಿಷಯಗಳ ಬಗ್ಗೆ ಉಪಬಂಧಿಸಬಹುದು, ಎಂದರೆ:-

(ಎನ್) ಈ ಅಧಿನಿಯಮದ ಅಥವಾ ಪರಿನಿಯಮಗಳ ಮೂಲಕ, ಆರ್ಡಿನೆನ್ಸ್‌ಗಳಿಂದ ಉಪಬಂಧಿಸಬೇಕಾದ ಅಥವಾ ಉಪಬಂಧಿಸಬಹುದಾದ ಇತರ ಎಲ್ಲ ವಿಷಯಗಳು;
XXX XXX XXX

**KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION**

**THE KARNATAKA STATE UNIVERSITIES (AMENDMENT) BILL, 2019
(LA Bill No. 06 of 2019)**

A Bill further to amend the Karnataka State Universities Act, 2000.

Whereas it is expedient further to amend the Karnataka State Universities Act, 2000 (Karnataka Act 29 of 2001) for the purposes hereinafter appearing:

Be it enacted by the Karnataka State Legislature in the seventieth year of the Republic of India as follows:-

1. Short title and commencement.- (1) This Act may be called the Karnataka State Universities (Amendment) Act, 2019.

(2) It shall come into force at once.

2. Amendment of section 3.- In the Karnataka State Universities Act, 2000 (Karnataka Act 29 of 2001) (hereinafter referred to as principal Act), in section 3, -

(i) in sub-section (1), in clause (f), for the word "Mandya", the words "Mandya, except Government College (Autonomous), Mandya " shall be substituted;

(ii) in sub-section (1F), after the words "Bengaluru District", the words and letters "except Maharani's Science College for Women, Bengaluru; Maharani's Women Arts, Commerce and Management College, Bengaluru and Smt. V.H.D. Central Institute of Home Science, Bengaluru" shall be inserted;

(iii) after sub-section (1G), the following sub-sections shall be inserted, namely:-

"(1H) There shall be established the Maharani Cluster University, Bengaluru of unitary in nature with head quarters at Bangaluru and territorial jurisdiction extending over Maharani's Science College for Women, Bengaluru; Maharani's Women Arts, Commerce and Management College, Bengaluru and Smt. V.H.D. Central Institute of Home Science, Bengaluru.

Explanation.- For the purpose of this sub-section "cluster" means upgraded a single unit of the three colleges as specified in sub-section (1H).

(1I) There shall be established the Mandya University, Mandya of unitary in nature with head quarters at Mandya and territorial jurisdiction extending over the Government College (Autonomous), Mandya."

3. Amendment of section 4.- In section 4 of the principal Act after clause (xiii), after the proviso the following proviso shall be inserted, namely:-

"Provided further that, nothing in clause (i), pertaining to correspondence courses, clause (xix) and (xxii) shall apply to the Maharani Cluster University, Bengaluru and the Mandya University, Mandya."

4. Amendment of section 5.- In section 5 of the principal Act,-

(i) in sub-section (1), after third proviso the following shall be inserted, namely:-

"Provided also that, nothing in this sub-section pertaining to affiliation and correspondence courses shall be applicable to the Maharani Cluster University, Bengaluru and the Mandya University, Mandya."

(ii) after sub-section (8), the existing sub-sections (6) and (7) inserted by Act 34 of 2015 shall be renumbered as sub-sections (9) and (10) respectively; and

(iii) after sub-section (10) as so renumbered, the following shall be inserted, namely:-

"(11) Any privilege enjoyed from the Bengaluru Central University by the Maharani's Science College for women, Maharani's Women Arts, Commerce and Management College, Bengaluru and Smt. V.H.D Central Institute of Home Science, Bengaluru, situated in the Karnataka Legislative Assembly Constituency of Gandhinagar, before the date of commencement of the Karnataka State Universities (Amendment) Act, 2019 shall, with effect from such date as may be specified by the State Government in this behalf, be deemed to be withdrawn and Maharani's Science College for Women, Maharani's Women Arts, Commerce and Management College, Bengaluru, Smt. V.H.D Central Institute of Home Science, Bengaluru previously admitted to the privileges of, or affiliated to,

the Bengaluru Central University shall be deemed to be admitted to the privileges of the Maharani Cluster University as constituent colleges or a schools of the said University.

(12) Any privilege enjoyed from the Mysuru University by the Government College(Autonomous), Mandya before the date of commencement of the Karnataka State Universities (Amendment) Act, 2019 shall, with effect from such date as may be specified by the State Government in this behalf, be deemed to be withdrawn and the Government College (Autonomous), Mandya shall be deemed to be admitted to the privileges of the Mandya University as constituent college or a school of the said University .”

5. Amendment of section 6.- In section 6 of the principal Act, in sub-section (1), in the proviso, after the words “Akkamahadevi Women University”, the words “and the Maharani Cluster University” shall be inserted.

6. Amendment of section 11.- In section 11 of the principal Act, after clause (m), the following proviso shall be inserted, namely:-

“Provided that, in the case of the Maharani Cluster University, Bengaluru and the Mandya University, Mandya, the officers of the Universities shall, in addition to the officers specified above except clause (f), also consists of the Directors of schools.

Explanation.- For the purpose of this proviso “school” means departments or centers with similar disciplines group together with a Director as specified above.”

7. Amendment of section 21.- In section 21 of the principal Act, in sub-section (1) after the third proviso, the following proviso shall be inserted, namely:-

"Provided also that, in respect of the Mandya University, Mandya and the Maharani Cluster University, Bengaluru, the Dean shall be called as Director of schools and faculty shall be called schools."

8. Amendment of section 28.- In section 28 of the principal Act, in sub-section (1), -

(a) in the proviso after clause (k), after the words "Akkamahadevi Woman University" the words "Maharani cluster University" shall be inserted;

(b) after the proviso, the following proviso shall be inserted at the end, namely:-

“Provided further that in the case of the Maharani Cluster University, Bengaluru and the Mandya University, Mandya, the Syndicate shall not consist of the members specified in clauses (b), (c), (d), (f), (i), (j) and (k) specified above but shall consists of the Principal Secretary to Government, Higher Education or his nominee not below the rank of Deputy Secretary to Government, two directors of the schools nominated by the Vice-chancellor for a period of one year by rotation according to seniority.”

9. Amendment of section 29.- In section 29 of the principal Act, in sub-section (2), after clause (w), the following proviso shall be inserted, namely:-

“Provided that the provisions of clause (j) shall not be applicable in respect of the Maharani Cluster University, Bengaluru and the Mandya University, Mandya.”

10. Amendment of section 30.- In section 30 of the principal Act, in sub-section (1), after the second proviso, the following proviso shall be inserted, namely:-

“Provided also that in the case of the Maharani Cluster University, Bengaluru and the Mandya University, Mandya, the Academic Council shall not consists of members specified in clauses (vi), (ix) but shall consists of the five directors of the schools nominated by the Vice-chancellor by the rotation in the order of seniority, each for a term of two years.”

11. Amendment of section 31.- In section 31 of the principal Act, in sub-section(2), after clause (xx), the following proviso shall be inserted, namely:-

"Provided that in respect of the Maharani Cluster University, Bengaluru and the Mandya University, Mandya, the provisions pertaining to affiliation shall not be applicable."

12. Amendment of section 34.- In section 34 of the principal Act, after sub-section (10), the following sub-section shall be inserted, namely:-

"(11) Notwithstanding anything contained in this section, in respect of the Maharani Cluster University, Bengaluru and Mandya University, Mandya, the faculty shall be called as schools and the Deans shall be called as Director of schools."

13. Amendment of section 36.- In section 36 of the principal Act, in sub-section (2), the following proviso shall be inserted at the end, namely:-

“Provided that in the case of the Maharani Cluster University, Bengaluru and the Mandya University, Mandya, in addition to clauses (i), (ii) and (iv) except clauses (iii), (v) and (vi), specified

above also consists of two teachers teaching the subjects within concerned departments of studies in the school nominated by the Vice-chancellor.”

14. Amendment of section 40.- In section 40 of the principal Act, in sub-section (1), after clause (p), the following clauses and proviso shall be inserted, namely:-

- "(q) option for the employees of the colleges to remain in the Universities Service or not, at the time of formation of the University;
- (r) the service conditions of the employees who opt to remain in the University at the time of formation of the University;
- (s) the continuation of Pension or General Provident Fund or Contributory Provident Fund or New Pension Scheme for the benefit and other existing service benefit of the Officers, Teachers and other Servants continued from previous service or employed by the Maharani Cluster University or Mandya Unitary University; and
- (t) extending the career advancement service for the Teachers and superannuation benefit as per UGC guide lines for the Teacher who opted Maharani Cluster University or Mandya Unitary University from colleges:

Provided that in the case of the Maharani Cluster University, Bengaluru and the Mandya University, Mandya, clause (g), shall not be applicable."

15. Amendment of section 42.- In section 42 of the principal Act, in sub-section (1), after clause (n), the following proviso shall be inserted, namely:-

"Provided that, in the case of the Maharani Cluster University, Bengaluru and the Mandya University, Mandya, clause (j) shall not be applicable."

16. Insertion of new section 58A.- After section 58 of the principal Act, the following new section shall be inserted, namely:-

"58A. Application of provision of sections 59 to 67.- Notwithstanding anything contained in this Act, the provisions of sections 59 to 67 shall not be applicable to the Maharani Cluster University, Bengaluru and the Mandya University, Mandya."

17. Powers of special officer.- The Special officer appointed by the State Government for the purpose of taking steps to establish the Maharani Cluster University, Bengaluru and the Mandya University, Mandya respectively shall exercise such of the powers and perform such of the functions of the University and the Vice-Chancellors as may be specified by the State Government, until the first Vice Chancellor is appointed.

18. Duties of the first Vice-Chancellor.- (1) It shall be the duty of the first Vice-Chancellor to make arrangements for constituting the Syndicate, Academic Council and other authorities of the Maharani Cluster University, Bengaluru and the Mandya University, Mandya, as the case may be within six months from the date of commencement of the Karnataka State Universities (Amendment) Act, 2019 (hereinafter referred to as the Amendment Act) or such longer period not exceeding one year as the Chancellor may direct.

(2) The Authorities constituted under sub-section (1) shall commence to exercise, their powers and perform their functions on such date as the Chancellor may specify in this behalf.

19. Transitory provisions.- (1) Notwithstanding anything contained in the Principal Act as amended by the amendment Act, the first Vice-Chancellors may, with the previous approval of the Chancellor, discharge all or any of the functions of the Maharani Cluster University, Bengaluru or the Mandya University, Mandya, as the case may be, for the purpose of carrying out the provisions of the Principal Act as amended by the amendment Act and for that purpose may exercise any power or perform any duty which by the principal Act as amended by the Amendment Act is to be exercised or performed by any Authority of the University until such Authority comes into existence as provided by the principal Act as amended by the Amendment Act.

(2) All statutes, ordinances, regulations and rules made by the Bengaluru Central University or the Mysuru university as applicable to the colleges or other educational institutions which are deemed to be the constituent colleges or schools of the Maharani Cluster University, Bengaluru or the Mandya University, Mandya, as the case may be, under section 5 of the principal Act shall be deemed to be the Statutes, ordinances, regulations and rules made by the Maharani Cluster University, Bengaluru or the Mandya University, Mandya, as the case may be, and shall continue as such till the Maharani Cluster University, Bengaluru or the Mandya University, Mandya respectively makes its own statutes, ordinances, regulations and rules:

Provided that, the Vice-Chancellor may with the approval of the Chancellor make such modification and adaptations therein as he may consider necessary.

20. Savings of certain examination.- Notwithstanding anything contained in the Principal Act as amended by the amendment Act or the statutes, ordinances, regulations and rules made thereunder, where immediately before the commencement of the amendment Act,-

- (a) any student studying for a degree of the Bengaluru Central University or the Mysuru University in accordance with the statutes, ordinances, regulations and rules in force he may until such examination is provided by the Maharani Cluster University, Bengaluru or the Mandya University, Mandya as the case may be admitted to the examination of the Bengaluru central University or the Mysuru University and be conferred with the degrees or diplomas for which he qualifies on the result of such examination; and
- (b) The Bengaluru Central University or the Mysuru University has held any examination, the result of which has been published but the degrees or diplomas relating thereto have not been conferred or issued or the result of any such examination has not been published by the Bengaluru Central University or the Mysuru University then such examination shall be deemed to have been held by the Bengaluru Central University or the Mysuru University.

21. Removal of difficulties.- If any difficulty arises in giving effect to the provisions of this amendment Act, the State Government may, by order published in the Official Gazette, make such provision as may appear to it be necessary or expedient for the purposes of removing the difficulty:

"Provided that, no such order shall be made after the expiry of the period of two years from the date of commencement of the Amendment Act."

STATEMENT OF OBJECTS AND REASONS

Rashtriya Uchchatar Shiksha Abiyan (RUSA), which is the most ambitious mission and comprehensive scheme for Higher Education Sector, took the initiative of creating Cluster Universities in consideration of addressing the critical gaps in the spatial distribution of Higher Education Institutions across the States. Therefore it is considered necessary to amend the Karnataka State Universities Act, 2000 (Karnataka Act 29 of 2001) to,-

(1) establish the Maharani Cluster University, Bengaluru of unitary nature by pooling the resources of three women colleges, namely:-

- (i) Maharani's Science College for Women, Bengaluru;
- (ii) Maharani's Women Arts, Commerce and Management College, Bengaluru; and
- (iii) Smt. V.H.D Central Institute of Home Science, Bengaluru.

by separating these institutions from Bengaluru Central University, all the aforementioned participating colleges in a Cluster will be the constituent colleges of proposed Cluster University with Maharani's Science Colleges for women as the lead institutions or nucleus around which the Cluster University is established.

(2) establish the Mandya University, Mandya of unitary in nature with head quarters at Mandya with territorial jurisdiction extending over the Government college (Autonomous), Mandya by separating that institution from the Mysuru University.

Hence the Bill.

FINANCIAL MEMORANDUM

There will be an approximate recurring expenditure of Rs.28.18 Crores by the proposed legislative measure.

G.T.DEVEGOWDA

Minister for Higher Education

M.K. Vishalakshi

Secretary (I/c)

Karnataka Legislative Assembly

ANNEXURE

**EXTRACT FROM THE KARNATAKA STATE UNIVERSITIES ACT, 2000
(KARNATAKA ACT 29 OF 2001)**

XX

XX

XX

3. Establishment and Incorporation of Universities.- (1) The Universities established under section 3 of the Karnataka State Universities Act, 1976 shall be deemed to have been established under this Act with their territorial jurisdictions as hereinafter provided namely:-

XX

XX

XX

(f) The Mysore University with headquarters at Mysore and territorial jurisdiction extending over the districts of Chamaraajanagar, Hassan, Mandya and Mysore.

XX

XX

XX

(1F) There shall be established the "Bengaluru Central University, as an affiliating University with headquarters at Bengaluru Central College Campus with territorial jurisdiction comprising of the Karnataka Legislative Assembly Constituencies of Shanthinagar, Byatarayanapura, Yelahanka, Malleshwaram, Hebbal, Shivajinagar, Gandhinagar, Chamarajpet, Chickpet, Basavangudi, BTM Layout, Jayanagar and Rajajinagar of Bengaluru District.

XX

XX

XX

(1G) There shall be established the "Bengaluru North University, as an affiliating University with headquarters at Jangamakote (Sidalaghatta Taluk) (temporary Camp Office at Kolar P G Centre) with territorial jurisdiction comprising of the Karnataka Legislative Assembly Constituencies of Srinivaspura, Mulbagal, Kolar Gold Field, Bangarapet, Kolar, Malur and 14 Kolar PG centre of Kolar District; K.R.Puram, Pulakeshinagar, Sarvagnanagar, C V Raman Nagar and Mahadevpura of Bengaluru District; Gowribidanur, Bagepalli, Chikkaballapur, Sidalaghatta and Chintamani of Chikkaballapur District; Devanahalli, Doddaballapura and Hoskote of Bengaluru Rural District

XX

XX

XX

4. Powers of the University.- Subject to the provisions of this Act and such conditions as may be prescribed by the Statutes or Ordinances, 15 the University shall have the following powers and shall perform the following duties, namely:-

XX

XX

XX

(xiii) to make special arrangements in respect of residence, discipline and teaching of women students and persons belonging to the Scheduled Castes and Scheduled Tribes and other Backward Classes;

XX

XX

XX

5. Jurisdiction, admission to privileges, etc.- (1) Save as otherwise provided in this Act, the powers of the University conferred by or under this Act shall be exercised in the University area and no educational institution beyond the said area shall be associated with or admitted to any privileges of the University:

Provided that the benefit of correspondence courses or external degree courses may be extended by the University to students outside the University area: Provided further that an educational institution situated outside the country may be associated with or admitted to the privilege of the University by sanctioning affiliation and the powers in this behalf shall be exercised by the University in the manner specified in section 59:

Provided also that an educational institution situated within the University area may be associated with, or admitted to, any privileges in any other University or affiliated to a University established and incorporated including foreign Universities with the specific sanction of the State Government and in consultation with the University within whose jurisdiction the institution is situated. The manner and procedure for grant of such sanction shall be as prescribed in the statutes.

Explanation.- For the purpose of this section 'foreign university' means a university which is not a university established under an Act of Parliament or of a State Legislature within India.

XX

XX

XX

(6) Any privilege enjoyed from the Bengaluru University by the college or educational institutions situated in the Karnataka Legislative Assembly Constituencies of Shanthinagar, Byatarayanapura, Yelahanka, Malleshwaram, Hebbal, Shivajinagar, Gandhinagar, Chamarajpet, Chickpet, Basavangudi, BTM Layout, Jayanagar and Rajajinagar of Bengaluru District before the commencement of the Karnataka State Universities (Amendment) Act, 2015 shall with effect from such date as may be specified by the State Government in this behalf, be deemed to be withdrawn and all such colleges or educational institutions previously admitted to the privileges of, or affiliated to Bengaluru University shall be deemed to be admitted to the privilege of, or affiliated, to the Bengaluru Central University.

(7) Any privilege enjoyed from the Bengaluru University by the college or educational institutions situated in the Karnataka Legislative Assembly Constituencies of Srinivaspura, Mulbagal, Kolar Gold Field, Bangarapet, Kolar, Malur and Kolar PG centre of Kolar District; K.R.Puram, Pulakeshinagar, Sarvagnanagar, C V Raman Nagar and Mahadevpura of Bengaluru District; Gowribidanur, Bagepalli, Chikkaballapur, Sidalaghatta and Chintamani of Chikkaballapur District; Devanahalli, Doddaballapura and 20 Hoskote of Bengaluru Rural District before the commencement of the Karnataka State Universities (Amendment) Act 2015 shall with effect from such date as may be specified by the State Government in this behalf, be deemed to be withdrawn and all such colleges or educational institutions previously admitted to the privileges of, or affiliated to Bengaluru University shall be deemed to be admitted to the privilege of, or affiliated, to the Bengaluru North University,

xx

xx

xx

6. University open to all classes of persons.- (1) The University shall be open to all persons of either sex and of whatever race, creed, caste or class and it shall not be lawful for the University to impose on any person any test whatsoever of religious belief or profession in order to entitle him to be admitted thereto as a teacher or a student or to hold any office therein or to graduate thereat or to enjoy or exercise any privilege thereof.

Provided that the Akkamahadevi Women University shall be open to all women of whatever race, creed, caste or class and it shall not be lawful for the University to impose on any woman any test whatsoever of religious belief or profession in order to entitle her to be admitted thereto as a teacher or a student or to hold any office therein or to graduate there at or to enjoy or exercise any privilege thereof.

xx

xx

xx

11. Officers of the University.- The following shall be the officers of the University, namely:-

xx

xx

xx

(f) the Deans;

xx

xx

xx

(m) such other officers of the University as the Chancellor may, on the recommendation of the State Government from time to time, designate.

xx

xx

xx

xx

xx

xx

21. Dean.- (1) A Professor in each faculty according to seniority shall by rotation, act as Dean of faculty for a period of two years:

Provided that if there is no Professor the senior most Reader shall act as Dean:

Provided further that if in any Faculty there is no Professor or Reader, then the Vice-Chancellor may in his discretion designate any other suitable Teacher to act as Dean:

Provided also that where no person is available in a Faculty to act as Dean of the Faculty or where the University does not have such a Department of Studies for any Faculty, then such teacher in a Department of Studies in any affiliated college may be nominated by the Vice-Chancellor on the basis of seniority to act as the Dean of Faculty.

(2) The Dean of each faculty shall be the Executive Officer of the Faculty and shall preside over the meetings of the Faculty.

(3) The Dean shall exercise such other powers and discharge such other functions as may be prescribed by the Statutes or Ordinances.

xx

xx

xx

28. Syndicate.- (1) The Syndicate shall consist of the following Members, namely:-

(a) the Vice-Chancellor;

(b) the Commissioner for Collegiate Education or his nominee not below the rank of a Joint Director;

(c) the Director of Technical Education or his nominee not below the rank of a Joint Director;

(d) one Dean nominated by the Vice-Chancellor for a period of one year by rotation according to seniority.

(e) two members nominated by the Chancellor from among eminent educationists, or persons from Commerce, Banking, Industry or other professions;

(f) four Principals of affiliated colleges nominated by the Vice-Chancellor for a period of one year by rotation in the order of seniority, of whom one shall be a woman principal.

(g) six persons nominated by the State Government from amongst eminent educationists of whom,-

(i) one shall be a person belonging to the Scheduled Castes or the Scheduled Tribes;

(ii) one a person belonging to the Other Backward Classes;

(iii) one a Woman;

(iv) one a person belonging to Religious Minorities, and

(v) two others:

Provided that no person who is in the employment of an affiliated college or in the University in whatever capacity shall be eligible for nomination.

(h) One person who is a Professor of Post-Graduate Studies nominated by the Vice-Chancellor with approval of State Government for a period of one year by rotation in the order of seniority.

(i) the Director of Medical Education or his nominee not below the rank of Joint Director;

(j) the Commissioner for Public Instruction or his nominee not below the rank of Joint Director; and

(k) the Director of Pre-University Education or his nominee not below the rank of Joint Director;

Provided that in the case of Akkamahadevi Women University the Syndicate shall in addition to the members specified above also consist of the Secretary incharge of Women and Child Development Department or his nominee not below the rank of a Deputy Secretary.

xx

xx

xx

29. Powers of the Syndicate.- (1) The Syndicate shall have the power to manage the affairs of the University, in particular, to administer the funds and properties of the University.

(2) Without prejudice to the generality of the foregoing, the Syndicate shall have the following powers, namely:-

xx

xx

xx

(f) to cause to be maintained proper accounts of the properties and funds of the University;

xx

xx

xx

(w) to exercise such other powers and perform such other duties as may be conferred or imposed upon it by this Act, Statutes, Ordinances or Regulations.

xx

xx

xx

30. Academic Council.- (1) The Academic Council shall consist of the following members, namely:-

(i) the Vice-Chancellor;

xx

xx

xx

(iv) one Member of the Karnataka Legislative Assembly in respect of each district falling within the University area, nominated by the Speaker Karnataka Legislative Assembly;

XX

XX

XX

(ix) five Deans of the Faculties nominated by the Vice-Chancellor by rotation in the order of seniority each for a term of two years.

XX

XX

XX

(x) six students to be nominated by the Vice-Chancellor for a period of two years of whom one shall be a student of a degree course, one, a student of a post-graduate course, one, a student of a professional course one, a candidate of National Cadet Corps, one a candidate National Social Service, one sports candidate on the basis of merit and of them at least one shall be a woman and one a research student: Provided that no student shall be eligible for nomination,-

(a) unless his name appears on the rolls of the University or a college affiliated to the University;

(b) unless he is following a course in the University or a college affiliated to the University leading to a degree or a postgraduate degree or post-graduate diploma of the University;

(c) if he is studying in a morning college or an evening college or having examination as an external candidate or through correspondence courses;

XX

XX

XX

Provided that no person who is in the employment of an affiliated college or in the University in whatever capacity shall be eligible for nomination:

Provided that in the case of the Akkamahadevi Women University the Academic Council shall, in addition to the members specified above also consist of the Director, Women and Child Development.

XX

XX

XX

31. Powers of the Academic Council.-

XX

XX

XX

(2) Without prejudice to the generality of the foregoing and subject to such conditions as may be specified by or under the provisions of this Act, the Academic Council shall exercise the following powers, namely:-

XX

XX

XX

(xx) generally to advise the University in all academic matters.

XX

XX

XX

34. Faculties.- (1) The University shall have the Faculties of Arts Commerce, Education, Engineering, Law, Science and Technology and such other subjects as may be prescribed by the Statutes from time to time.

XX

XX

XX

(10) The Faculties shall exercise such powers and perform such functions as may be prescribed by the Statutes.

XX

XX

XX

36. Board of Appointment of Examiners.-

XX

XX

XX

(2) Each Such Board of Appointment of Examiners shall consist of the following members, namely:-

(i) the Vice-Chancellor who shall be the Chairman;

(ii) the Registrar (Evaluation);

(iii) the Dean of the Faculty concerned;

(iv) the Chairman of the Board of Studies in the particular subject;

(v) two teachers teaching under-graduate subjects within the concerned Department of Studies in the Faculty nominated by the Vice-Chancellor; and

(vi) two teachers teaching Post graduate Subjects within concerned Department of Studies in the Faculty nominated by the Vice-Chancellor.

XX

XX

XX

40. Statutes.- (1) Subject to the provisions of this Act, the Statutes may provide for all or any of the following matters, namely:-

xx

xx

xx

(p) all other matters which by this Act are to be or may be provided for by the Statutes.

xx

xx

xx

42. Ordinances.- (1) Subject to the provisions of this Act and the Statutes, the Ordinances may provide for all or any of the following matters, namely:-

xx

xx

xx

(n) all other matters which by this Act or by the Statutes are to be or may be provided for by the Ordinance.

xx

xx

xx



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರಿಕೆ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೩
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 113

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/07/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಆದಿಚುಂಚನಗಿರಿ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-07)

ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012ನ್ನು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012ನ್ನು (2013ರ ಕರ್ನಾಟಕ ಅಧಿನಿಯಮ 18) ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಆದಿಚುಂಚನಗಿರಿ ವಿಶ್ವವಿದ್ಯಾಲಯ (ತಿದ್ದುಪಡಿ) ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 23ನೇ ಪ್ರಕರಣದ ತಿದ್ದುಪಡಿ.- ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012ರ (2013ರ ಕರ್ನಾಟಕ ಅಧಿನಿಯಮ 18) 23ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿನ,-

(1) (vi)ನೇ ಖಂಡದಲ್ಲಿ "ಇಬ್ಬರು ವ್ಯಕ್ತಿಗಳು" ಎಂಬ ಪದಗಳಿಗೆ "ಮೂವರು ವ್ಯಕ್ತಿಗಳು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು; ಮತ್ತು

(2) (viii)ನೇ ಖಂಡದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“(ix) ಕುಲಾಧಿಪತಿಯವರು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣತಜ್ಞರು”.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012ಕ್ಕೆ (2013ರ ಕರ್ನಾಟಕ ಅಧಿನಿಯಮ 18) ಈ ಮುಂದಿನವುಗಳಿಗಾಗಿ, ಎಂದರೆ:-

- (i) ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತ ಸದಸ್ಯರ ಸಂಖ್ಯೆಯನ್ನು ಎರಡರಿಂದ ಮೂರಕ್ಕೆ ಹೆಚ್ಚಿಸಲು;
- (ii) ಕುಲಾಧಿಪತಿಯರು ನಾಮನಿರ್ದೇಶಿಸಿದ ಇಬ್ಬರು ಶಿಕ್ಷಣ ತಜ್ಞರನ್ನು ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಒಳಗೊಳ್ಳಲು,
- ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಜಿ.ಟಿ ದೇವೇಗೌಡ
ಉನ್ನತ ಶಿಕ್ಷಣ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

ಅನುಬಂಧ

ಆದಿಚುಂಚನಗಿರಿ ವಿಶ್ವವಿದ್ಯಾಲಯ ಅಧಿನಿಯಮ, 2012ರ (2013ರ ಕರ್ನಾಟಕ ಅಧಿನಿಯಮ 18) ಉದ್ಘಾತ ಭಾಗ.

23. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.- (1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(vi) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಇಬ್ಬರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;

Xx

xx

xx

Xx

xx

xx

KARNATAKA LEGISLATIVE ASSEMBLY

FIFTEENTH LEGISLATIVE ASSEMBLY

THIRD SESSION

THE ADICHUNCHANAGIRI UNIVERSITY (AMENDMENT) BILL, 2019

(LA Bill No. 07 of 2019)

A Bill to amend the Adichunchanagiri University Act, 2012.

Whereas it is expedient to amend the Adichunchanagiri University Act, 2012 (Karnataka Act 18 of 2013) for the purposes hereinafter appearing;

Be it enacted by the Karnataka State Legislature in the seventieth year of the Republic of India, as follows:-

1. Short title and commencement.- (1) This Act may be called the Adichunchanagiri University (Amendment) Act, 2019.

(2) It shall come into force at once.

2. Amendment of section 23.- In section 23 of the Adichunchanagiri University Act, 2012 (Karnataka Act 18 of 2013), in sub-section (1),-

(1) in clause (vi), for the words "two persons", the words "three persons" shall be substituted; and

(2) after clause (viii), the following shall be inserted, namely:-

"(ix) Two academicians nominated by the Chancellor".

STATEMENT OF OBJECTS AND REASONS

It is considered necessary to amend the Adichunchanagiri University Act, 2012 (Karnataka Act 18 of 2013) to,-

- (i) increase the number of nominated persons by the Sponsoring Body from two to three;
- (ii) include two academicians nominated by the Chancellor as members to the Board of Governors.

Hence the Bill.

FINANCIAL MEMORANDUM

There is no extra expenditure involved in the proposed Legislative measure.

G.T. DEVEGOWDA

Minister for Higher Education

M.K. Vishalakshi

Secretary (I/c)
Karnataka Legislative Assembly

ANNEXURE

EXTRACT FROM THE ADICHUNCHANAGIRI UNIVERSITY ACT, 2012

(KARNATAKA ACT 18 OF 2013)

xx

xx

xx

23. The Board of Governors and its powers.-(1) The Board of Governors shall consist of the following, namely:-

xx

xx

xx

(vi) Two persons nominated by the Sponsoring Body of whom one shall be woman.

xx

xx

xx



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಬುಧವಾರ, ಫೆಬ್ರವರಿ ೧೩, ೨೦೧೯ (ಮಾಘ ೨೪, ಶಕ ವರ್ಷ ೧೯೪೦)	ನಂ. ೧೧೪
Part-IVA	Bengaluru, Wednesday, February 13, 2019 (Magha 24, Shaka Varsha 1940)	No. 114

KARNATAKA LEGISLATIVE ASSEMBLY SECRETARIAT NOTIFICATION

No: KLA/LGA/08/Bill/2019, Bengaluru, Dated: 13.02.2019

The following Bill was introduced in Legislative Assembly on 13.02.2019

ಕರ್ನಾಟಕ ವಿಧಾನ ಸಭೆ
ಹದಿನೈದನೇ ವಿಧಾನಸಭೆ
ಮೂರನೇ ಅಧಿವೇಶನ
ಆರ್.ವಿ ವಿಶ್ವವಿದ್ಯಾಲಯ ವಿಧೇಯಕ, 2019
(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-08)

ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ಶಾಖೆಗಳು, ಕಲೆ, ವ್ಯವಸ್ಥಾಪನೆ, ಆರೋಗ್ಯ, ವೈದ್ಯಕೀಯ, ವಾಣಿಜ್ಯ, ಕಾನೂನು, ಔಷಧ ಶಾಸ್ತ್ರ (ಫಾರ್ಮಸಿ) ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ಇತರ ವಿಷಯಗಳಿಗಾಗಿ ಅನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣದ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸಲು ಒಂದು ವಿಧೇಯಕ.

ಇಲ್ಲಿ ಇನ್ನು ಮುಂದೆ ಕಂಡುಬರುವ ಉದ್ದೇಶಗಳಿಗಾಗಿ ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ಶಾಖೆಗಳು, ಕಲೆ, ವ್ಯವಸ್ಥಾಪನೆ, ಆರೋಗ್ಯ, ವೈದ್ಯಕೀಯ, ವಾಣಿಜ್ಯ, ಕಾನೂನು, ಔಷಧ ಶಾಸ್ತ್ರ (ಫಾರ್ಮಸಿ) ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ಇತರ ವಿಷಯಗಳಿಗಾಗಿ ಅನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣದ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ಮತ್ತು ಕೈಗೊಳ್ಳಲು ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಮೂಲಕ ಖಾಸಗಿ ವಲಯದಲ್ಲಿ ಏಕಾತ್ಮಕ ಸ್ವರೂಪದ ಒಂದು ವಿಶ್ವವಿದ್ಯಾಲಯವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಿ ನಿಗಮಿತಗೊಳಿಸುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

ಅಧ್ಯಾಯ - I

ಪ್ರಾರಂಭಿಕ

1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಆರ್.ವಿ ವಿಶ್ವವಿದ್ಯಾಲಯ ಅಧಿನಿಯಮ, 2019 ಎಂದು ಕರೆಯತಕ್ಕದ್ದು.

(2) ಇದು ಇಡೀ ಕರ್ನಾಟಕ ರಾಜ್ಯಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು ರಾಜ್ಯ ಸರ್ಕಾರವು ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.

2. ಪರಿಭಾಷೆಗಳು.- ಈ ಅಧಿನಿಯಮದಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

- (ಎ) “ಶೈಕ್ಷಣಿಕ ಪರಿಷತ್ತು (ಅಕೆಡೆಮಿಕ್ ಕೌನ್ಸಿಲ್)” ಎಂದರೆ, 26ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿಸಲಾದ ವಿಶ್ವವಿದ್ಯಾಲಯದ ಶೈಕ್ಷಣಿಕ ಪರಿಷತ್ತು;
- (ಬಿ) “ಕಾರ್ಯಸೂಚಿ ವಿಷಯಗಳು”, ಎಂದರೆ, ಪರಿನಿಯಮಗಳಲ್ಲಿ ಹೆಸರಿಸಬಹುದಾದ ಮತ್ತು ಒಂದು ಸಭೆಯಲ್ಲಿ ಆ ವಿಷಯಗಳನ್ನು ಮತ್ತು ಕಲಾಪಗಳನ್ನು ಅನುಮೋದಿಸಬಹುದೆಂದು ತಮ್ಮ ಸಮ್ಮತಿ ಸೂಚಿಸಿ ಕುಲಾಧಿಪತಿಯವರು ಮುಂಚಿತವಾಗಿಯೇ ಲಿಖಿತ ಅನುಮೋದನೆಯನ್ನು ಕೊಟ್ಟಿದ್ದಾಗ ಮಾತ್ರವೇ, ಪ್ರಬಂಧಕರ ಮಂಡಳಿ ಅಥವಾ ವ್ಯವಸ್ಥಾಪನಾ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ಯಾವುದೇ ಸಮಿತಿಯವರು ಕಾರ್ಯಸೂಚಿಯಲ್ಲಿ ಸೇರಿಸಬಹುದಾದ ಅಥವಾ ಸಭೆಯಲ್ಲಿ ಚರ್ಚೆಗೆ ತೆಗೆದುಕೊಂಡು ನಿರ್ಣಯವನ್ನು ಕೊಡಬಹುದಾದ ಎಲ್ಲಾ ವಿಷಯಗಳು ಮತ್ತು ಕಲಾಪಗಳು;
- (ಸಿ) “ಪ್ರಬಂಧಕರ ಮಂಡಳಿ” ಎಂದರೆ, 24ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಪ್ರಬಂಧಕರ ಮಂಡಳಿ;
- (ಡಿ) “ವ್ಯವಸ್ಥಾಪನಾ ಮಂಡಳಿ” ಎಂದರೆ 25ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದಂತೆ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ;
- (ಇ) “ಕುಲಾಧಿಪತಿ”, “ಕುಲಪತಿ”, “ಸಹಕುಲಪತಿ” ಎಂದರೆ, ಅನುಕ್ರಮವಾಗಿ ವಿಶ್ವವಿದ್ಯಾಲಯದ ಕುಲಾಧಿಪತಿ, ಕುಲಪತಿ ಮತ್ತು ಸಹಕುಲಪತಿ;
- (ಎಫ್) “ಕ್ಯಾಂಪಸ್” ಎಂದರೆ, ಅದು ಎಲ್ಲಿಯೇ ಇದ್ದರೂ, ವಿಶ್ವವಿದ್ಯಾಲಯವು ಸ್ಥಾಪಿಸಿದ, ನಿರ್ವಹಿಸುವ ಒಂದು ಕ್ಯಾಂಪಸ್;
- (ಜಿ) “ಸಮಿತಿಗಳು” ಎಂದರೆ, ಈ ಅಧಿನಿಯಮದಡಿಯಲ್ಲಿ ರೂಪಿಸಲಾದ ಸಮಿತಿಗಳು ಅಥವಾ ಸಂದರ್ಭಾನುಸಾರವಾಗಿ ವಿಶ್ವವಿದ್ಯಾಲಯದ ವಿವಿಧ ಕಾರ್ಯಕರ್ತರು ರಚಿಸಿರುವ ಸಮಿತಿಗಳು ಮತ್ತು ಅದರಲ್ಲಿ ನಾಮನಿರ್ದೇಶನ ಸಮಿತಿ, ಹಣಕಾಸು ಸಮಿತಿ ಮತ್ತು ಅಂಥ ಇತರ ಸಮಿತಿಗಳು ಒಳಗೊಳ್ಳುತ್ತವೆ;
- (ಎಚ್) “ಘಟಕ ಕಾಲೇಜು” ಎಂದರೆ, ವಿಶ್ವವಿದ್ಯಾಲಯವು ಸ್ಥಾಪಿಸಿ ನಿರ್ವಹಿಸುತ್ತಿರುವ ಒಂದು ಕಾಲೇಜು ಅಥವಾ ಸಂಸ್ಥೆ;
- (ಐ) “ಹಣಕಾಸು ಸಮಿತಿ” ಎಂದರೆ, 28ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ವಿಶ್ವವಿದ್ಯಾಲಯದ ಹಣಕಾಸು ಸಮಿತಿ;
- (ಜೆ) “ಸರ್ಕಾರ” ಎಂದರೆ, ಕರ್ನಾಟಕ ಸರ್ಕಾರ;
- (ಕೆ) “ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳು” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಭಾರತೀಯ ವೈದ್ಯಕೀಯ ಪರಿಷತ್ತು, ಭಾರತೀಯ ಔಷಧ ವಿಜ್ಞಾನ ಪರಿಷತ್ತು, ಭಾರತೀಯ ವೈದ್ಯಪದ್ಧತಿಯ ರಾಷ್ಟ್ರೀಯ ಪರಿಷತ್ತು, ಭಾರತೀಯ ದಂತ ವೈದ್ಯಕೀಯ ಪರಿಷತ್ತು, ಶಿಕ್ಷಕರ ಶಿಕ್ಷಣದ ರಾಷ್ಟ್ರೀಯ ಪರಿಷತ್ತು, ಭಾರತೀಯ ಬಾರ್ ಕೌನ್ಸಿಲ್, ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಪರಿಷತ್ತು, ವಾಸ್ತುಶಿಲ್ಪ ಪರಿಷತ್ತು, ಭಾರತೀಯ ನರ್ಸಿಂಗ್ ಪರಿಷತ್ತು, ಇಂಥವುಗಳಲ್ಲಿ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದಕ್ಕಾಗಿ ಗುಣಮಟ್ಟಗಳು ಮತ್ತು ಷರತ್ತುಗಳನ್ನು ವಿಧಿಸುವುದಕ್ಕಾಗಿ, ಕೇಂದ್ರ ಸರ್ಕಾರವು ಸ್ಥಾಪಿಸಿರುವ ಒಂದು ಸಂಸ್ಥೆ ಮತ್ತು ಇದು ಸರ್ಕಾರವನ್ನು ಒಳಗೊಳ್ಳುತ್ತದೆ;
- (ಎಲ್) “ನಿಯಮಿಸಲಾದುದು” ಎಂದರೆ, ಈ ಅಧಿನಿಯಮದಡಿಯಲ್ಲಿ ಸರ್ಕಾರವು ರಚಿಸಿದ ನಿಯಮಗಳ ಮೂಲಕ ನಿಯಮಿಸಲಾದುದು;
- (ಎಂ) “ಒಂದು ಘಟಕ ಕಾಲೇಜಿಗೆ ಸಂಬಂಧಪಟ್ಟಂತೆ ಪ್ರಾಂಶುಪಾಲರು” ಎಂದರೆ, ಘಟಕ ಕಾಲೇಜಿನ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಇಲ್ಲದಿದ್ದಲ್ಲಿ ಅಥವಾ ನೇಮಕವಾದ ಪ್ರಾಂಶುಪಾಲರ ಗೈರುಹಾಜರಿಯಲ್ಲಿ, ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಲು ತಾತ್ಕಾಲಿಕವಾಗಿ ನೇಮಕಗೊಂಡಿರುವ ಉಪಪ್ರಾಂಶುಪಾಲರು ಅಥವಾ ಯಾವುದೇ ಇತರ ವ್ಯಕ್ತಿಯೂ ಇದರಲ್ಲಿ ಒಳಗೊಳ್ಳುತ್ತಾರೆ;
- (ಎನ್) “ಕುಲಸಚಿವರು” ಎಂದರೆ, ವಿಶ್ವವಿದ್ಯಾಲಯದ ಕುಲಸಚಿವರು;
- (ಒ) “ಪ್ರಾದೇಶಿಕ ಕೇಂದ್ರ” ಎಂದರೆ, ಯಾವುದೇ ಪ್ರದೇಶದಲ್ಲಿನ ಅಧ್ಯಯನ ಕೇಂದ್ರಗಳ ಕಾರ್ಯವನ್ನು ಸಮನ್ವಯಗೊಳಿಸುವ ಮತ್ತು ಮೇಲ್ವಿಚಾರಣೆ ಮಾಡುವ ಉದ್ದೇಶಕ್ಕಾಗಿ ಮತ್ತು ಅಂಥ ಕೇಂದ್ರಕ್ಕೆ ವ್ಯವಸ್ಥಾಪನಾ ಮಂಡಳಿಯು ಪ್ರದತ್ತ ಮಾಡಬಹುದಾದ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸುವುದಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಅಥವಾ ನಿರ್ವಹಿಸಿಕೊಂಡುಬರುವ ಒಂದು ಕೇಂದ್ರ;

- (ಪಿ) ಈ ಅಧಿನಿಯಮಕ್ಕೆ ಸಂಬಂಧಿಸಿದಂತೆ “ಪ್ರಾಯೋಜಕ ಪ್ರಾಧಿಕಾರ” ಅಥವಾ “ಪ್ರಾಯೋಜಕ ಸಂಸ್ಥೆ” ಎಂದರೆ ಟ್ರಸ್ಟ್;
- (ಕ್ಯೂ) “ರಾಜ್ಯ” ಎಂದರೆ, ಕರ್ನಾಟಕ ರಾಜ್ಯ;
- (ಆರ್) “ಪರಿನಿಯಮಗಳು” ಮತ್ತು “ವಿನಿಯಮಗಳು” ಎಂದರೆ, ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಅನುಕ್ರಮವಾಗಿ ವಿಶ್ವವಿದ್ಯಾಲಯದ ಪರಿನಿಯಮಗಳು ಮತ್ತು ವಿನಿಯಮಗಳು;
- (ಎಸ್) “ಅಧ್ಯಯನ ಕೇಂದ್ರ” ಎಂದರೆ, ವಿದ್ಯಾರ್ಥಿಗಳಿಗೆ ಶಿಕ್ಷಣದ ಸಂಬಂಧದಲ್ಲಿ ಸಲಹೆಗಳನ್ನು ನೀಡುವ, ಸಮಾಲೋಚನೆ ಮಾಡುವ ಅಥವಾ ಇತರ ಯಾವುದೇ ನೆರವನ್ನು ನೀಡುವ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವು ಸ್ಥಾಪಿಸಿದ ಮತ್ತು ನಿರ್ವಹಿಸಿಕೊಂಡುಬಂದ ಒಂದು ಕೇಂದ್ರ;
- (ಟಿ) “ಅಧ್ಯಾಪಕರು” ಎಂದರೆ, ಒಬ್ಬ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರು, ಸಹಾಯಕ ಪ್ರಾಧ್ಯಾಪಕರು ಅಥವಾ ವಿಶ್ವವಿದ್ಯಾಲಯದಲ್ಲಿ ಅಥವಾ ಒಂದು ಘಟಕ ಕಾಲೇಜಿನಲ್ಲಿ ಬೋಧಿಸುವುದಕ್ಕೆ ಅಥವಾ ಸಂಶೋಧನೆ ನಡೆಸುವುದಕ್ಕೆ ಅಥವಾ ಸಂಶೋಧನೆಗೆ ಮಾರ್ಗದರ್ಶನ ನೀಡುವುದಕ್ಕೆ ನೇಮಕವಾದ ಅಂಥ ಇತರ ವ್ಯಕ್ತಿ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗವು ನಿರ್ದಿಷ್ಟಪಡಿಸಿದ ಗುಣಮಟ್ಟಗಳಿಗೆ ಅನುಸಾರವಾಗಿ ಇರುವ ಘಟಕ ಕಾಲೇಜಿನ ಪ್ರಾಂಶುಪಾಲರು ಇದರಲ್ಲಿ ಒಳಗೊಳ್ಳುತ್ತಾರೆ;
- (ಯು) “ಟ್ರಸ್ಟ್” ಎಂದರೆ, ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ;
- (ವಿ) “ವಿಶ್ವವಿದ್ಯಾಲಯ ಅನುದಾನಗಳ ಆಯೋಗ” ಎಂದರೆ, ವಿಶ್ವವಿದ್ಯಾಲಯ ಅನುದಾನಗಳ ಆಯೋಗ ಅಧಿನಿಯಮ, 1956ರ (1956ರ ಕೇಂದ್ರ ಅಧಿನಿಯಮ 3) 4ನೇ ಪ್ರಕರಣದ ಅಡಿಯಲ್ಲಿ ಸ್ಥಾಪಿತವಾದ ಆಯೋಗ;
- (ಡಬ್ಲ್ಯೂ) “ವಿಶ್ವವಿದ್ಯಾಲಯ” ಎಂದರೆ, ಆರ್.ವಿ. ವಿಶ್ವವಿದ್ಯಾಲಯ;
- (ಎಕ್ಸ್) “ಸಂದರ್ಶಕರು” ಎಂದರೆ, 13ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿದ ವಿಶ್ವವಿದ್ಯಾಲಯದ ಸಂದರ್ಶಕರು.

ಅಧ್ಯಾಯ- II

ವಿಶ್ವವಿದ್ಯಾಲಯ ಮತ್ತು ಪ್ರಾಯೋಜಕ ಸಂಸ್ಥೆ

3. ವಿಶ್ವವಿದ್ಯಾಲಯದ ಸ್ಥಾಪನೆಗೆ ಪ್ರಸ್ತಾವ.- (1) ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು ಮತ್ತು ಅದಕ್ಕನುಸಾರವಾಗಿ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಹಕ್ಕನ್ನು ಟ್ರಸ್ಟ್ ಹೊಂದಿರತಕ್ಕದ್ದು.

(2) ಟ್ರಸ್ಟ್ ರಾಜ್ಯ ಸರ್ಕಾರಕ್ಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಪ್ರಸ್ತಾವವನ್ನು ಸಲ್ಲಿಸತಕ್ಕದ್ದು.

(3) ಪ್ರಸ್ತಾವವು ಈ ಮುಂದಿನ ವಿವರಗಳನ್ನು ಒಳಗೊಂಡಿರತಕ್ಕದ್ದು, ಎಂದರೆ:-

- ಟ್ರಸ್ಟಿನ ವಿವರಗಳೊಂದಿಗೆ ವಿಶ್ವವಿದ್ಯಾಲಯದ ಧೈಯೋದ್ದೇಶಗಳು;
- ವಿಶ್ವವಿದ್ಯಾಲಯದ ವ್ಯಾಪ್ತಿ ಮತ್ತು ಸ್ಥಾನಮಾನ ಹಾಗೂ ಭೂಮಿಯ ಲಭ್ಯತೆ;
- ಪ್ರಾರಂಭದ ದಿನಾಂಕದಿಂದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಯಲ್ಲಿ ವಿಶ್ವವಿದ್ಯಾಲಯವು ಕೈಗೊಳ್ಳಬೇಕೆಂದಿರುವ ಅಧ್ಯಯನ ಮತ್ತು ಸಂಶೋಧನಾ ಕಾರ್ಯಕ್ರಮಗಳ ಸ್ವರೂಪ ಮತ್ತು ಬಗೆಗಳು;
- ಪ್ರಾರಂಭಿಸಬೇಕೆಂದು ಪ್ರಸ್ತಾಪಿಸಿರುವ ವ್ಯಾಸಂಗ ವಿಭಾಗಗಳು (ಫ್ಯಾಕಲ್ಟಿಗಳು), ಅಧ್ಯಯನ ಕ್ರಮಗಳು ಮತ್ತು ಸಂಶೋಧನೆಗಳ ಸ್ವರೂಪ;
- ಕಟ್ಟಡಗಳು, ಸಲಕರಣೆಗಳು ಮತ್ತು ರಚನಾ ಸೌಕರ್ಯಗಳನ್ನು ಒದಗಿಸುವಂಥ ಕ್ಯಾಂಪಸ್ ಅಭಿವೃದ್ಧಿ;
- ಪ್ರಾರಂಭದ ದಿನಾಂಕದ ನಿಕಟ ಐದು ಶೈಕ್ಷಣಿಕ ವರ್ಷಗಳ ಅವಧಿಗಾಗಿ ಬಂಡವಾಳ ವೆಚ್ಚದ ಹಂತಗಳು;
- ಬಾಬುವಾರು ಆವರ್ತಕ ವೆಚ್ಚ, ಆರ್ಥಿಕ ಮೂಲಗಳು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಗೆ ತಗಲುವ ಅಂದಾಜು ವೆಚ್ಚ;
- ಸಂಪನ್ಮೂಲ ಸಂಗ್ರಹಣೆಗಾಗಿ ಯೋಜನೆ ಮತ್ತು ಅದಕ್ಕೆ ಬಂಡವಾಳದಿಂದ ತಗಲುವ ವೆಚ್ಚ ಹಾಗೂ ಪ್ರತಿಯೊಂದು ಮೂಲಕ್ಕೂ ಮರು ಸಂದಾಯ ಮಾಡುವ ರೀತಿ;
- ವಿದ್ಯಾರ್ಥಿಗಳಿಂದ ಶುಲ್ಕ ವಸೂಲು ಮಾಡಿ ಆಂತರಿಕವಾಗಿ ನಿಧಿ ಸಂಗ್ರಹಿಸುವ ಯೋಜನೆ, ಸಲಹಾ ಸೇವೆ ಮತ್ತು ವಿಶ್ವವಿದ್ಯಾಲಯದ ಧೈಯೋದ್ದೇಶಗಳಿಗೆ ಸಂಬಂಧಿಸಿದ ಇತರ ಚಟುವಟಿಕೆಗಳಿಂದ ನಿರೀಕ್ಷಿತ ವರಮಾನಗಳು ಮತ್ತು ಇತರ ನಿರೀಕ್ಷಿತ ವರಮಾನಗಳು;
- ಘಟಕವೊಂದಕ್ಕೆ ತಗಲುವ ವೆಚ್ಚದ ವಿವರಗಳು, ಆರ್ಥಿಕವಾಗಿ ದುರ್ಬಲವಾದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶುಲ್ಕ, ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿ ವೇತನದಲ್ಲಿ ನೀಡುವ

ರಿಯಾಯಿತಿ ಅಥವಾ ವಿನಾಯಿತಿಯ ಪರಿಮಿತಿಯ ವಿವರಗಳನ್ನು ಮತ್ತು ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳಿಗೆ ಅಥವಾ ಅನಿವಾಸಿ ಭಾರತೀಯರು ಅಥವಾ ಭಾರತೀಯ ಮೂಲದ ವ್ಯಕ್ತಿಗಳು ಪ್ರಾಯೋಜಿಸಿದ ವಿದ್ಯಾರ್ಥಿಗಳಿಗೆ ಮತ್ತು ಭಾರತವನ್ನು ಇತರ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಶುಲ್ಕದ ದರಗಳು ಬೇರೆ ಬೇರೆ ಇದ್ದಲ್ಲಿ ಅವುಗಳನ್ನು ಸೂಚಿಸುವ ಶುಲ್ಕ ರಚನೆಯ ವಿವರಗಳು;

- (xi) ಸಂಬಂಧಪಟ್ಟ ವಿದ್ಯಾ ವಿಭಾಗದಲ್ಲಿ ಟ್ರಸ್ಟ್ ದೊರಕಿಸಿಕೊಡಲಿರುವ ವರ್ಷಗಳ ಅನುಭವ ಮತ್ತು ಪರಿಣತಿ ಹಾಗೂ ಅದರ ಹಣಕಾಸಿನ ಸಂಪನ್ಮೂಲಗಳು;
- (xii) ವಿಶ್ವವಿದ್ಯಾಲಯದಲ್ಲಿರುವ ಅಧ್ಯಯನ ಕ್ರಮಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಇರುವ ವ್ಯವಸ್ಥೆ ; ಮತ್ತು
- (xiii) ವಿಶ್ವವಿದ್ಯಾಲಯವು ಸ್ಥಾಪನೆಯಾಗುವುದಕ್ಕೆ ಮೊದಲು ನೆರವೇರಿಸಬೇಕೆಂದು ರಾಜ್ಯ ಸರ್ಕಾರವು ಅಗತ್ಯಪಡಿಸಬಹುದಾದ ಅಂಥ ಇತರ ಷರತ್ತುಗಳ ನೆರವೇರಿಕೆಯ ಹಂತ.

(4) ರಾಜ್ಯ ಸರ್ಕಾರವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪದನಿಮಿತ್ತ ಸದಸ್ಯರಾದ ಮೂವರು ಸದಸ್ಯರುಗಳನ್ನು ಒಳಗೊಂಡ ಒಂದು ಶೋಧನಾ ಸಮಿತಿಯನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡತಕ್ಕದ್ದು.

4. ವಿಶ್ವವಿದ್ಯಾಲಯದ ಸ್ಥಾಪನೆ.- (1) ರಾಜ್ಯ ಸರ್ಕಾರವು ಶೋಧನಾ ಸಮಿತಿಯು ಮಾಡಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ತರುವಾಯ ಮತ್ತು ತಾನು ಅವಶ್ಯವೆಂದು ಭಾವಿಸುವಂಥ ವಿಚಾರಣೆಯನ್ನು ನಡೆಸಿದ ತರುವಾಯ, ಈ ಮುಂದಿನವುಗಳನ್ನು ಹೊಂದಿದೆ ಎಂದು ಮನಗಾಣತಕ್ಕದ್ದು, ಎಂದರೆ:-

(i) ಸಾಕಷ್ಟು ಮೂಲ ಸೌಕರ್ಯಗಳೊಂದಿಗೆ, ವಿಶ್ವವಿದ್ಯಾಲಯವನ್ನು ನಡೆಸಲು ಟ್ರಸ್ಟ್‌ನ ಸಾಮರ್ಥ್ಯ;

(ii) ಅದು ಇರುವ ಸ್ಥಳದ ಅನುಸಾರವಾಗಿ ಕೆಳಗೆ ನಿರ್ದಿಷ್ಟಪಡಿಸಿದ ವ್ಯಾಪ್ತಿಯಲ್ಲಿ ಭೂಮಿಯ ಮಾಲಿಕತ್ವವನ್ನು ಹೊಂದಿದೆ, ಎಂದರೆ :-

(ಎ) ಅದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮಿತಿಯೊಳಗಿದ್ದರೆ ಇಪ್ಪತ್ತೈದು ಎಕರೆ ಭೂಮಿ;

(ಬಿ) ಅದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಿತಿಯ ಹೊರಗೆ ಆದರೆ ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರದೇಶದ ಒಳಗಿದ್ದರೆ ನಲವತ್ತು ಎಕರೆ ಭೂಮಿ;

(ಸಿ) (ಎ) ಮತ್ತು (ಬಿ) ಖಂಡಗಳಲ್ಲಿ ನಿರ್ದಿಷ್ಟಪಡಿಸಿದ ಸ್ಥಳಗಳನ್ನು ಹೊರತುಪಡಿಸಿ ಇತರ ಸ್ಥಳಗಳಲ್ಲಿ ಐವತ್ತು ಎಕರೆಗಳಿಗೆ ಕಡಿಮೆಯಿಲ್ಲದಷ್ಟು ಭೂಮಿ.

ಮೇಲೆ ನಿರ್ದಿಷ್ಟಪಡಿಸಿದ ಭೂಮಿಯು ಏಕ ಘಟಕ (ಸಿಂಗಲ್ ಬ್ಲಾಕ್) ದಲ್ಲಿರತಕ್ಕದ್ದು ಮತ್ತು ಇದು ಸಂಬಂಧಪಟ್ಟ ಟ್ರಸ್ಟ್ ಅಥವಾ ಸಂಸ್ಥೆ ಅಥವಾ ವಿಶ್ವವಿದ್ಯಾಲಯದ ಹೆಸರಿನಲ್ಲಿರತಕ್ಕದ್ದು. 3ನೇ ಪ್ರಕರಣದ (3)ನೇ ಉಪಪ್ರಕರಣದಲ್ಲಿ ಅಗತ್ಯಪಡಿಸಲಾದಂತೆ ಒದಗಿಸಿದ ವಿವರಗಳ ಆಧಾರದ ಮೇಲೆ ಸರ್ಕಾರವು 48ನೇ ಪ್ರಕರಣದಲ್ಲಿ ನಿರ್ದಿಷ್ಟಪಡಿಸಿರುವ ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸಬೇಕೆಂದು ಟ್ರಸ್ಟ್‌ಗೆ ನಿರ್ದೇಶನ ನೀಡಬಹುದು;

(2) ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಸ್ಥಾಪನೆಯ ತರುವಾಯ, ರಾಜ್ಯ ಸರ್ಕಾರವು, ಸರ್ಕಾರಿ ರಾಜ್ಯಪತ್ರದಲ್ಲಿ ಅಧಿಸೂಚನೆಯ ಮೂಲಕ, ಆರ್.ವಿ ವಿಶ್ವವಿದ್ಯಾಲಯ ಎಂಬ ಹೆಸರಿನ ಒಂದು ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿ ಸ್ಥಾಪಿಸುವುದಕ್ಕೆ ಮಂಜೂರಾತಿಯನ್ನು ನೀಡಬಹುದು.

(3) ವಿಶ್ವವಿದ್ಯಾಲಯದ ಕೇಂದ್ರ ಕಾರ್ಯಸ್ಥಾನವು ಬೆಂಗಳೂರಿನಲ್ಲಿ ಇರತಕ್ಕದ್ದು. ವಿಶ್ವವಿದ್ಯಾಲಯವು ತನ್ನ ಕ್ಯಾಂಪಸ್‌ಗಳನ್ನು ಅಥವಾ ಪ್ರಾದೇಶಿಕ ಕೇಂದ್ರಗಳನ್ನು, ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಎಲ್ಲಿಯಾದರೂ ಹೊಂದಿರತಕ್ಕದ್ದು ಮತ್ತು ಇದು ರಾಜ್ಯ ಸರ್ಕಾರದ ಪೂರ್ವಾನುಮತಿಯನ್ನು ಪಡೆದುಕೊಳ್ಳುವುದಕ್ಕೊಳಪಟ್ಟಿರತಕ್ಕದ್ದು ಹಾಗೂ ವಿಶ್ವವಿದ್ಯಾಲಯ ಅನುದಾನಗಳ ಆಯೋಗದ ಗುಣಮಟ್ಟಗಳಿಗನುಸಾರವಾಗಿರತಕ್ಕದ್ದು.

(4) ಮೊದಲ ಕುಲಾಧಿಪತಿಯವರು, ಮೊದಲ ಕುಲಪತಿಯವರು, ಪ್ರಬಂಧಕ ಮಂಡಳಿಯ ಮೊದಲ ಸದಸ್ಯರುಗಳು, ವ್ಯವಸ್ಥಾಪನಾ ಮಂಡಳಿಯ ಹಾಗೂ ಶೈಕ್ಷಣಿಕ ಪರಿಷತ್ತಿನ ಮೊದಲ ಸದಸ್ಯರುಗಳು ಮತ್ತು ಇನ್ನು ಮುಂದೆ, ಅಂಥ ಅಧಿಕಾರಿಗಳು ಅಥವಾ ಸದಸ್ಯರುಗಳಾಗಬಹುದಾದಂಥ ಎಲ್ಲಾ ವ್ಯಕ್ತಿಗಳು, ಅಂಥ ಪದ ಅಥವಾ ಸದಸ್ಯತ್ವವನ್ನು ಹೊಂದಿರುವುದು ಮುಂದುವರೆಯುವವರೆಗೆ, ಒಂದು ನಿಗಮಿತ ನಿಕಾಯವನ್ನು ರಚಿಸತಕ್ಕದ್ದು ಮತ್ತು ಅದು ವಿಶ್ವವಿದ್ಯಾಲಯದ ಹೆಸರಿನಲ್ಲಿ ದಾವೆ ಹೂಡಬಹುದು ಮತ್ತು ದಾವೆಗೊಳಗಾಗಬಹುದು.

(5) (2)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯವು ಸ್ಥಾಪನೆಗೆ ಮಂಜೂರಾತಿಯಾದ ಮೇಲೆ, ವಿಶ್ವವಿದ್ಯಾಲಯದ ಉದ್ದೇಶಕ್ಕಾಗಿ, ಟ್ರಸ್ಟ್ ಆರ್ಜಿಸಿದ, ಸೃಜಿಸಿದ, ಏರ್ಪಾಟು ಮಾಡಿಕೊಂಡ ಅಥವಾ ಕಟ್ಟಲ್ಪಟ್ಟ ಭೂಮಿ ಮತ್ತು ಇತರ ಸ್ಥಿರ ಮತ್ತು ಚರ ಸ್ವತ್ತು, ವಿಶ್ವವಿದ್ಯಾಲಯದಲ್ಲಿ ನಿಹಿತವಾಗಿರತಕ್ಕದ್ದು.

(6) ವಿಶ್ವವಿದ್ಯಾಲಯವು ಹೂಡಿದ ಅಥವಾ ಅದರ ವಿರುದ್ಧ ಹೂಡಲಾದ ಎಲ್ಲಾ ದಾವೆಗಳಲ್ಲಿ ಮತ್ತು ಇತರ ಕಾನೂನು ವ್ಯವಹಾರಗಳಲ್ಲಿ ವಾದ ಪತ್ರಗಳಿಗೆ ಕುಲಸಚಿವರು ಸಹಿ ಮಾಡಿ ಸತ್ಯಾಪನೆ ಮಾಡತಕ್ಕದ್ದು ಮತ್ತು ಅಂಥ ದಾವೆಗಳಲ್ಲಿನ ಮತ್ತು ವ್ಯವಹಾರಗಳಲ್ಲಿನ ಎಲ್ಲಾ ಆದೇಶಿಕೆಗಳನ್ನು ಕುಲಸಚಿವರಿಗೆ ನೀಡತಕ್ಕದ್ದು ಮತ್ತು ಅವರಿಗೆ ಜಾರಿ ಮಾಡತಕ್ಕದ್ದು.

(7) ವಿಶ್ವವಿದ್ಯಾಲಯದಲ್ಲಿನ ಭೂಮಿ, ಕಟ್ಟಡ ಮತ್ತು ಇತರ ಸ್ವತ್ತುಗಳನ್ನು ವಿಶ್ವವಿದ್ಯಾಲಯದ ಉದ್ದೇಶಗಳಿಗೆ ಅನುಷ್ಠಾನಗೊಳಿಸುವುದನ್ನು ಹೊರತುಪಡಿಸಿ ಇತರ ಯಾವುದೇ ಉದ್ದೇಶಕ್ಕಾಗಿ ಬಳಸತಕ್ಕದ್ದಲ್ಲ.

5. ಅನುದಾನಗಳು ಮತ್ತು ಹಣಕಾಸು ನೆರವು.- ವಿಶ್ವವಿದ್ಯಾಲಯವು ಸ್ವಂತ ಧನಮೂಲವುಳ್ಳ ಲಾಭರಹಿತ ಸಂಸ್ಥೆಯಾಗಿರತಕ್ಕದ್ದು ರಾಜ್ಯದಿಂದ ಅಥವಾ ರಾಜ್ಯದ ಒಡೆತನದಲ್ಲಿರುವ ಅಥವಾ ನಿಯಂತ್ರಣದಲ್ಲಿರುವ ಯಾವುದೇ ಇತರ ಸಂಸ್ಥೆ ಅಥವಾ ನಿಗಮದಿಂದ ಯಾವುದೇ ನಿರ್ವಹಣಾ ಸಹಾಯ ಅನುದಾನ ಅಥವಾ ಯಾವುದೇ ಹಣಕಾಸು ನೆರವನ್ನು ಹಕ್ಕಿನಿಂದ ಕೇಳತಕ್ಕದ್ದಲ್ಲ ಅಥವಾ ಅದನ್ನು ಪಡೆಯಲು ಹಕ್ಕನ್ನು ಹೊಂದಿರತಕ್ಕದ್ದಲ್ಲ:

ಪರಂತು, ರಾಜ್ಯವು,-

(ಎ) ಇತರ ರಾಜ್ಯ ಸರ್ಕಾರದ ಸಂಘಟನೆಗಳಿಗೆ ಹಣಕಾಸು ನೆರವನ್ನು ಒದಗಿಸುತ್ತಿರುವಂಥದ್ದೇ ಸಂಶೋಧನೆ, ಅಭಿವೃದ್ಧಿ ಮತ್ತಿತರ ಚಟುವಟಿಕೆಗಳಿಗಾಗಿ; ಅಥವಾ

(ಬಿ) ರಾಜ್ಯ ಸರ್ಕಾರದಿಂದ ನೆರವನ್ನು ಪಡೆಯುವ ಯಾವುದೇ ನಿರ್ದಿಷ್ಟ ಸಂಶೋಧನೆ ಅಥವಾ ಕಾರ್ಯಕ್ರಮಗಳಿಗಾಗಿ; ಅಥವಾ

(ಸಿ) ರಾಜ್ಯ ಕಾರ್ಯನೀತಿಯ ಬದಲಾವಣೆಗೆ ಒಳಪಟ್ಟು ಅಥವಾ ಅನ್ಯಥಾ ಇದೇ ಬಗೆಯ ವಿಶ್ವವಿದ್ಯಾಲಯಗಳ ಪ್ರಯೋಜನಕ್ಕಾಗಿ.

- ಅನುದಾನದ ಮೂಲಕ ಅಥವಾ ಅನ್ಯಥಾ ಹಣಕಾಸು ಬೆಂಬಲವನ್ನು ಒದಗಿಸಬಹುದು:

ಮತ್ತು ಪರಂತು, ವಿಶ್ವವಿದ್ಯಾಲಯವು, ಯಾವುದೇ ಇತರ ಮೂಲದಿಂದ ಯಾವುದೇ ಆರ್ಥಿಕ ನೆರವನ್ನು ಸ್ವೀಕರಿಸಬಹುದು.

6. ಘಟಕ ಕಾಲೇಜು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಅಥವಾ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸುವುದಕ್ಕೆ ಅಧಿಕಾರ.- ವಿಶ್ವವಿದ್ಯಾಲಯವು ಸ್ಥಾಪನೆಯಾದ ತರುವಾಯ ಐದು ವರ್ಷಗಳನ್ನು ಪೂರ್ಣಗೊಳಿಸಿದ ನಂತರ, ವಿಶ್ವವಿದ್ಯಾಲಯ ಅನುದಾನ ಆಯೋಗದ ಮತ್ತು ಇತರ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ಗುಣಮಟ್ಟಗಳಿಗೆ ಒಳಪಟ್ಟು, ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ, ವಿಶ್ವವಿದ್ಯಾಲಯವು, ರಾಜ್ಯದಲ್ಲಿ ತನಗೆ ಸೂಕ್ತವೆನಿಸುವಂಥ ಸ್ಥಳಗಳಲ್ಲಿ ಘಟಕ ಕಾಲೇಜುಗಳು, ಹೆಚ್ಚುವರಿ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಹೊಂದಿರಬಹುದು.

7. ವಿಶ್ವವಿದ್ಯಾಲಯದ ಧೈಯೋದ್ದೇಶಗಳು.- ವಿಶ್ವವಿದ್ಯಾಲಯವು, ತನ್ನ ಭವಿಷ್ಯದೃಷ್ಟಿ ಮತ್ತು ಧೈಯೋದ್ದೇಶಗಳನ್ನು ಸಾಧಿಸಲು ಈ ಮುಂದಿನಂತೆ ವಿವಿಧ ಬಗೆಯ ಕಾರ್ಯತಂತ್ರಗಳನ್ನು ಕೈಗೊಳ್ಳಬಹುದು:-

(i) ತಾಂತ್ರಿಕ ಶಿಕ್ಷಣ, ಹಣಕಾಸು, ವ್ಯವಸ್ಥಾಪನೆ, ಬೋಧನೆ ಕಲಿಕೆ, ಮುಕ್ತ ಕಲೆಗಳು, ಮಾನವಿಕಗಳು, ಕಲೆ, ವೈದ್ಯಕೀಯ, ದಂತವೈದ್ಯಕೀಯ, ಔಷಧ ಶಾಸ್ತ್ರ, ನರ್ಸಿಂಗ್, ಆರೋಗ್ಯ ಸಂಬಂಧಿಸಿದವುಗಳನ್ನು ಒಳಗೊಂಡ ಆರೋಗ್ಯ ರಕ್ಷಣೆ ಮತ್ತು ಇತರ ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳನ್ನು ಒಳಗೊಂಡ ಕಾನೂನು ಕ್ಷೇತ್ರಗಳಲ್ಲಿ ವಿವಿಧ ವ್ಯಾಸಂಗ ಕ್ರಮಗಳಲ್ಲಿ ಶಿಕ್ಷಣ, ಬೋಧನೆ ತರಬೇತಿ, ಸಂಶೋಧನೆ, ಸಮಾಲೋಚನೆ ಮತ್ತು ಅಭಿವೃದ್ಧಿಯನ್ನು ಕಲ್ಪಿಸುವುದು ಹಾಗೂ ಈ ಕ್ಷೇತ್ರಗಳಲ್ಲಿ ಸಂಶೋಧನೆ, ಪ್ರಗತಿ ಮತ್ತು ಜ್ಞಾನ ಪ್ರಸಾರಕ್ಕೆ ಉಪಬಂಧಗಳನ್ನು ಕಲ್ಪಿಸುವುದು;

(ii) ಉನ್ನತ ಮತ್ತು ವೃತ್ತಿ ಶಿಕ್ಷಣದಲ್ಲಿ ಬೋಧಕರಿಗಾಗಿ, ಆಡಳಿತಗಾರರಿಗಾಗಿ ಹಾಗೂ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ವೃತ್ತಿನಿರತರಿಗಾಗಿ ಮತ್ತು ಇತರ ವ್ಯವಸ್ಥೆಗಳಲ್ಲಿನ ಅಭಿವೃದ್ಧಿ ವೃತ್ತಿ ನಿರತರಿಗಾಗಿ ಉನ್ನತ ಗುಣಮಟ್ಟದ ತರಬೇತಿ, ಸಾಮರ್ಥ್ಯ ವೃದ್ಧಿ ಹಾಗೂ ಬೆಳವಣಿಗೆ ವ್ಯವಸ್ಥೆಗಳನ್ನು ವಿನ್ಯಾಸಗೊಳಿಸುವುದು ಮತ್ತು ಪ್ರಚುರಪಡಿಸುವುದು ;

(iii) ಗುಣಮಟ್ಟದ ಶಿಕ್ಷಣಕ್ಕೆ ಕೊಡುಗೆಯನ್ನು ನೀಡಲು ಸಂಪನ್ಮೂಲ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು;

(iv) ಕ್ಯಾಂಪಸ್‌ಗಳನ್ನು ಸ್ಥಾಪಿಸುವುದು ಮತ್ತು ಐದು ವರ್ಷಗಳ ತರುವಾಯ ಕರ್ನಾಟಕದ ಹಲವು ಸ್ಥಳಗಳಲ್ಲಿ ಅಧ್ಯಯನ ಕೇಂದ್ರಗಳು, ಘಟಕ ಕಾಲೇಜುಗಳು ಮತ್ತು ಪ್ರಾದೇಶಿಕ ಕೇಂದ್ರಗಳನ್ನು ಹೊಂದುವುದು ಹಾಗೂ ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ವಿಶ್ವವಿದ್ಯಾಲಯ ಅನುದಾನಗಳ ಆಯೋಗದ ರೂಢಿಗಳ ಅನುಸಾರವಾಗಿ ತಾಂತ್ರಿಕ ಮತ್ತು ವೃತ್ತಿ ಶಿಕ್ಷಣ ಹಾಗೂ ಸಾಮಾಜಿಕ ಮತ್ತು ಮಾನವ ಅಭಿವೃದ್ಧಿಗಳಲ್ಲಿ ಶೈಕ್ಷಣಿಕ ಬದಲಾವಣೆಗಾಗಿ ಕೊಡುಗೆ ನೀಡುವುದು ಮತ್ತು ಅದರ ಅರ್ಥೈಸುವಿಕೆಯನ್ನು ಅಭಿವೃದ್ಧಿಗೊಳಿಸುವುದು;

- (v) ಮೌಲ್ಯಮಾಪನದ ವಿವಿಧ ವಿಧಾನಗಳ ಮೂಲಕ ಮಾಡಿದ ಮೌಲ್ಯಮಾಪನಕ್ಕೆ ಅನುಸಾರವಾಗಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದುದರ ಆಧಾರದ ಮೇಲೆ ಪದವಿಗಳನ್ನು, ಡಿಪ್ಲೋಮೋಗಳನ್ನು, ಪ್ರಮಾಣಪತ್ರಗಳನ್ನು ಮತ್ತು ಯಶೋಪತ್ರ ಪ್ರದಾನದಂಥ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (vi) ವಿದ್ಯಾರ್ಥಿಗಳಿಗೆ, ಬೋಧಕ ವೃಂದದ (ಫ್ಯಾಕಲ್ಟಿ) ಸದಸ್ಯರಿಗೆ ಮತ್ತು ಇತರರಿಗೆ ನಿರ್ದಿಷ್ಟ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು, ತರಬೇತಿ ಕಾರ್ಯಕ್ರಮಗಳನ್ನು ಮತ್ತು ವಿನಿಮಯ ಕಾರ್ಯಕ್ರಮಗಳನ್ನು ಪರಿಕಲ್ಪಿಸಲು, ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು ಇತರ ಯಾವುದೇ ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು, ಲಾಭರಹಿತ ಸಂಸ್ಥೆಗಳು, ಕೈಗಾರಿಕಾ ಸಂಸ್ಥೆಗಳು, ವೃತ್ತಿಪರ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಸಹಯೋಗವನ್ನು ಹೊಂದುವುದು;
- (vii) ಉಪನ್ಯಾಸ ಮಾಲಿಕೆಗಳು, ವಿಚಾರ ಸಂಕರಣಗಳು, ಸಮ್ಮೇಳನಗಳು, ಕಾರ್ಯಾಂಗ ಶಿಕ್ಷಣ ಕಾರ್ಯಕ್ರಮಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು, ಪ್ರಕಟಣೆಗಳು ಮತ್ತು ತರಬೇತಿ ಕಾರ್ಯಕ್ರಮಗಳು ಮತ್ತು ಕಾರ್ಯಸೂಚಿಗಳ ಮೂಲಕ ಜ್ಞಾನ ಪ್ರಸಾರ ಮಾಡುವುದು ಮತ್ತು ಶಿಕ್ಷಣ ಮತ್ತು ತತ್ಸಂಬಂಧಿತ ಅಭಿವೃದ್ಧಿ ಕ್ಷೇತ್ರಗಳ ವಿಷಯಗಳ ಬಗ್ಗೆ ಸಾರ್ವಜನಿಕ ಚರ್ಚೆಯನ್ನು ಏರ್ಪಡಿಸುವುದು;
- (viii) ರಾಜ್ಯ ಸರ್ಕಾರದ ಪೂರ್ವ ಅನುಮತಿಯೊಂದಿಗೆ, ಉತ್ತಮ ಗುಣಮಟ್ಟದ ಇತರ ಯಾವುದೇ ಸಂಸ್ಥೆಗಳೊಂದಿಗೆ ಸಹಭಾಗಿಗಳಾಗಿ ವಿಶ್ವವಿದ್ಯಾಲಯದ ಬೋಧಕ ವೃಂದ (ಫ್ಯಾಕಲ್ಟಿ) ಮತ್ತು ಸಂಶೋಧಕರ ಅಭಿವೃದ್ಧಿ ಮತ್ತು ತರಬೇತಿಗಾಗಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು;
- (ix) ರಾಜ್ಯ ಸರ್ಕಾರದ ಪೂರ್ವ ಅನುಮೋದನೆಯೊಡನೆ, ಯಾವುದೇ ಸಂಸ್ಥೆಯೊಂದಿಗೆ ಸಹಯೋಗ ಹೊಂದಿ ಸಂಶೋಧನೆಯನ್ನು ಮತ್ತು ಹೊಸತನವನ್ನು ಬೆಳಕಿಗೆ ತರುವುದು;
- (x) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಮುಂದುವರಿಸುವುದಕ್ಕಾಗಿ ಮತ್ತು ಉತ್ತೇಜಿಸುವುದಕ್ಕಾಗಿ ಅವಶ್ಯಕವಾದ ಮತ್ತು ಯುಕ್ತವಾದ ಕ್ರಮಗಳನ್ನು ಕೈಗೊಳ್ಳುವುದು;
- (xi) ಶಿಕ್ಷಣ ಮತ್ತು ಇತರ ಅಭಿವೃದ್ಧಿ ವಲಯಗಳನ್ನು ವಿಸ್ತರಿಸುವುದಕ್ಕಾಗಿ ಸರ್ಕಾರವು ಅನುಮೋದಿಸಬಹುದಾದಂತೆ ಯಾವುದೇ ಧೈಯೋದ್ದೇಶಗಳನ್ನು ಮುಂದುವರಿಸುವುದು.

8. ವಿಶ್ವವಿದ್ಯಾಲಯದ ಅಧಿಕಾರಗಳು.- ವಿಶ್ವವಿದ್ಯಾಲಯವು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು,

ಎಂದರೆ:-

- (i) ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಮತ್ತು ವಿಶ್ವವಿದ್ಯಾಲಯದ ಅನುದಾನ ಆಯೋಗದ ಗುಣಮಟ್ಟಗಳಿಗೆ ಅನುಸಾರವಾಗಿ ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಕಾಲಕಾಲಕ್ಕೆ ವಿಶ್ವವಿದ್ಯಾಲಯವು ನಿರ್ಧರಿಸಬಹುದಾದಂತೆ ವಿಶ್ವವಿದ್ಯಾಲಯದ ಸ್ಥಾಪನೆಯ ದಿನಾಂಕದಿಂದ ಐದು ವರ್ಷಗಳ ತರುವಾಯ ಕ್ಯಾಂಪಸ್‌ಗಳು, ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವುದು ಮತ್ತು ನಿರ್ವಹಿಸುವುದು;
- (ii) ವಿಶ್ವವಿದ್ಯಾಲಯದ ಉದ್ದೇಶವನ್ನು ಕಾರ್ಯರೂಪಕ್ಕೆ ತರುವಲ್ಲಿ ಅಗತ್ಯವಾಗಬಹುದಾದ ಅಥವಾ ಕಾರ್ಯಸಾಧ್ಯವಾಗಬಹುದಾದ ಎಲ್ಲಾ ಅಂಥ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು;
- (iii) ಪರಿನಿಯಮಗಳಲ್ಲಿ ಹೇಳಲಾದ ರೀತಿಯಲ್ಲಿ ಮತ್ತು ಷರತ್ತುಗಳಿಗೊಳಪಟ್ಟು ಪದವಿಗಳು ಅಥವಾ ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರದಾನಮಾಡುವುದು;
- (iv) ಪರಿನಿಯಮಗಳನುಸಾರವಾಗಿ ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿ ವೇತನಗಳು ಮತ್ತು ಬಹುಮಾನಗಳು, ಅವಾರ್ಡ್‌ಗಳು, ಪಾರಿತೋಷಕಗಳು ಇತ್ಯಾದಿಗಳನ್ನು ಸ್ಥಾಪಿಸುವುದು ಮತ್ತು ನೀಡುವುದು;
- (v) ಪರಿನಿಯಮಗಳಲ್ಲಿ ಅಥವಾ ಸಂದರ್ಭಾನುಸಾರವಾಗಿ ನಿಯಮಗಳಲ್ಲಿ ನಿಗದಿಪಡಿಸಬಹುದಾದ ಅಂಥ ಶುಲ್ಕಗಳು, ಬಿಲ್ಲುಗಳು, ಖರೀದಿ ಪಟ್ಟಿಗಳನ್ನು ಕೇಳಿಪಡೆದುಕೊಳ್ಳುವುದು ಮತ್ತು ಸ್ವೀಕರಿಸುವುದು ಹಾಗೂ ಚಾರ್ಜ್‌ಗಳನ್ನು ವಸೂಲು ಮಾಡುವುದು;
- (vi) ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪತ್ಯೇತರ ಚಟುವಟಿಕೆಗಳಿಗೆ ಉಪಬಂಧಗಳನ್ನು ಕಲ್ಪಿಸುವುದು;
- (vii) ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ, ಕ್ಯಾಂಪಸ್‌ಗಳ, ಪ್ರಾದೇಶಿಕ ಕೇಂದ್ರಗಳ, ಅಧ್ಯಯನ ಕೇಂದ್ರಗಳ ಫ್ಯಾಕಲ್ಟಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು;
- (viii) ವಿಶ್ವವಿದ್ಯಾಲಯದ ಅಥವಾ ಒಂದು ಘಟಕ ಕಾಲೇಜಿನ ಅಥವಾ ಕ್ಯಾಂಪಸ್‌ನ, ಪ್ರಾದೇಶಿಕ ಕೇಂದ್ರದ ಮತ್ತು ಅಧ್ಯಯನ ಕೇಂದ್ರದ ಉದ್ದೇಶಕ್ಕಾಗಿ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ

ನಿಷೇಧಿಸದಿರುವ, ಯಾವುದೇ ರೀತಿಯ ಸ್ವಯಂ ದೇಣಿಗೆಗಳು ಮತ್ತು ಕೊಡುಗೆಗಳನ್ನು ಸ್ವೀಕರಿಸುವುದು ಮತ್ತು ಟ್ರಸ್ಟ್ ಮತ್ತು ದತ್ತಿ ಸ್ವತ್ತುಗಳೂ ಸೇರಿದಂತೆ, ಯಾವುದೇ ಚರ ಅಥವಾ ಸ್ಥಿರ ಸ್ವತ್ತನ್ನು ಆರ್ಜಿಸುವುದು, ಹೊಂದಿರುವುದು, ನಿರ್ವಹಿಸುವುದು, ನಡೆಸುವುದು ಮತ್ತು ಹಸ್ತಾಂತರ ಮಾಡುವುದು;

- (ix) ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸುವುದು ಮತ್ತು ನಿರ್ವಹಿಸಿಕೊಂಡು ಬರುವುದು ಹಾಗೂ ವಿಶ್ವವಿದ್ಯಾಲಯದ ಅಥವಾ ಘಟಕ ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ಸ್ಥಳಗಳನ್ನು ಗುರುತಿಸುವುದು;
- (x) ವಸತಿಯ ಮೇಲ್ವಿಚಾರಣೆ ಮಾಡುವುದು ಮತ್ತು ನಿಯಂತ್ರಣ ಮಾಡುವುದು ಹಾಗೂ ವಿದ್ಯಾರ್ಥಿಗಳು ಮತ್ತು ಎಲ್ಲಾ ಪ್ರವರ್ಗಗಳ ಸಿಬ್ಬಂದಿಗಳಲ್ಲಿ ಶಿಸ್ತು ನಿಯಂತ್ರಣ ಮಾಡುವುದು ಮತ್ತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ನಡತೆ ಸಂಹಿತೆಯನ್ನು ರೂಪಿಸುವುದೂ ಒಳಗೊಂಡಂತೆ, ಅಂಥ ಸಿಬ್ಬಂದಿಗಳ ಸೇವಾಷರತ್ತುಗಳನ್ನು ನಿರೂಪಿಸುವುದು;
- (xi) ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಬೆಂಬಲ ಸಿಬ್ಬಂದಿಯ ಹುದ್ದೆಗಳನ್ನು ಮತ್ತು ಇತರ ಅವಶ್ಯ ಹುದ್ದೆಗಳನ್ನು ಸೃಜಿಸುವುದು;
- (xii) ವಿಶ್ವವಿದ್ಯಾಲಯವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ರೀತಿಯಲ್ಲಿ ಮತ್ತು ಅಂಥ ಉದ್ದೇಶಗಳಿಗಾಗಿ ಇತರ ವಿಶ್ವವಿದ್ಯಾಲಯಗಳೊಡನೆ ಸಹಕರಿಸುವುದು ಮತ್ತು ಸಹಯೋಗ ಹೊಂದುವುದು;
- (xiii) ಶಿಕ್ಷಕರಿಗೆ, ಪಠ್ಯ ಬರಹಗಾರರಿಗೆ, ಮೌಲ್ಯಮಾಪಕರಿಗೆ ಮತ್ತಿತರ ಶೈಕ್ಷಣಿಕ ಸಿಬ್ಬಂದಿಗೆ ಪುನರ್ಮನನ ವ್ಯಾಸಂಗಕ್ರಮಗಳು, ಪರಿಚಯಾತ್ಮಕ ವ್ಯಾಸಂಗ ಕ್ರಮಗಳು, ಕಾರ್ಯಾಗಾರಗಳು, ವಿಚಾರಗೋಷ್ಠಿಗಳು ಮತ್ತಿತರ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತು ನಡೆಸುವುದು;
- (xiv) ಶೈಕ್ಷಣಿಕ ಪರಿಷತ್ತಿನ ಅನುಮೋದನೆಯೊಂದಿಗೆ ವಿಶ್ವವಿದ್ಯಾಲಯಕ್ಕೆ ಅಥವಾ ಘಟಕ ಕಾಲೇಜಿಗೆ, ಪ್ರಾದೇಶಿಕ ಕೇಂದ್ರಗಳಿಗೆ, ಅಧ್ಯಯನ ಕೇಂದ್ರಗಳಿಗೆ ಪ್ರವೇಶವನ್ನು ನೀಡುವುದಕ್ಕೆ ಮಾನಕ ಗುಣಮಟ್ಟಗಳನ್ನು ನಿರ್ಧರಿಸುವುದು ಮತ್ತು ಈ ಅಧಿನಿಯಮದಲ್ಲಿ ಕಲ್ಪಿಸಿದ ವ್ಯಾಪ್ತಿಗಿಂತ ಕಡಿಮೆಯಿಲ್ಲದಂತೆ ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ನೀಡುವುದು;
- (xv) ವಿಶ್ವವಿದ್ಯಾಲಯದ ಧೈಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರಲು ಅವಶ್ಯವಾಗಬಹುದಾದಂಥ ಇತರ ಎಲ್ಲಾ ಕ್ರಮಗಳನ್ನು ಅಥವಾ ಕಾರ್ಯಗಳನ್ನು, ಅವು ಮೇಲೆ ಹೇಳಿದ ಅಧಿಕಾರಗಳಿಗೆ ಪ್ರಾಸಂಗಿಕವಾಗಿರಲಿ ಅಥವಾ ಇಲ್ಲದಿರಲಿ, ಕೈಗೊಳ್ಳುವುದು;
- (xvi) ಪರೀಕ್ಷೆಗಳ ಆಧಾರದ ಮೇಲೆ ಅಥವಾ ಸರ್ಕಾರದಿಂದ ಅನುಮೋದಿತವಾದ ಇತರ ಯಾವುದೇ ಮೌಲ್ಯಮಾಪನ ವಿಧಾನದ ಆಧಾರದ ಮೇಲೆ ನೀಡಲು ಪದವಿಗಳು, ಡಿಪ್ಲೋಮಾಗಳು, ಪ್ರಮಾಣಪತ್ರಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳನ್ನು ಪ್ರಾರಂಭಿಸುವುದು;
- (xvii) ಫಿಲಂಗಳು, ಕ್ಯಾಸೆಟ್‌ಗಳು, ಧ್ವನಿಸುರುಳಿಗಳು, ದೃಶ್ಯಸುರುಳಿಗಳು, ಸಿ.ಡಿ., ವಿ.ಸಿ.ಡಿ. ಪೆನ್ ಡ್ರೈವ್‌ಗಳು ಮತ್ತು ಇತರ ತಂತ್ರಾಂಶಗಳೂ ಹಾಗೂ ಇತರ ಸಂಬಂಧಿತ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸೇರಿದಂತೆ ಬೋಧಕ ಸಾಮಗ್ರಿಗಳನ್ನು ತಯಾರಿಸುವುದಕ್ಕಾಗಿ ಅವಕಾಶ ಕಲ್ಪಿಸುವುದು;
- (xviii) ಪ್ರಬಂಧಕ ಮಂಡಳಿಯ ಅನುಮೋದನೆಯೊಡನೆ ವಿಶ್ವವಿದ್ಯಾಲಯದ ಉದ್ದೇಶಗಳಿಗಾಗಿ ವಿಶ್ವವಿದ್ಯಾಲಯದ ಸ್ವತ್ತುಗಳನ್ನು ಭದ್ರತೆಯಾಗಿ ನೀಡಿ ಅಥವಾ ನೀಡದೆ ಹಣವನ್ನು ಪಡೆಯುವುದು, ಸಂಗ್ರಹಿಸುವುದು, ಚಂದಾದಾರರಾಗುವುದು ಮತ್ತು ಸಾಲ ಪಡೆಯುವುದು;
- (xix) ರಾಜ್ಯ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಯಾವುದೇ ಇತರ ಶೈಕ್ಷಣಿಕ ಸಂಸ್ಥೆಗಳ ಆಡಳಿತವನ್ನು ವಶಪಡಿಸಿಕೊಳ್ಳುವುದು ಮತ್ತು ತೆಗೆದುಕೊಳ್ಳುವುದು ಹಾಗೂ ನಡೆಸುವುದು ;
- (xx) ವ್ಯವಸ್ಥಾಪನಾ ಮಂಡಳಿ ಪೂರ್ವಾನುಮೋದನೆಯೊಂದಿಗೆ ಸ್ವತ್ತುಗಳನ್ನು ಆರ್ಜಿಸುವುದು;
- (xxi) ವಿಶ್ವವಿದ್ಯಾಲಯದ ಮೇಲಿನ ಉದ್ದೇಶಗಳಿಗೆ ಸಂಬಂಧಿಸಿದ ಅಥವಾ ಪ್ರಾಸಂಗಿಕವಾದ ಯಾವುದೇ ಇತರ ಚಟುವಟಿಕೆಗಳನ್ನು ಕೈಗೊಳ್ಳುವುದು.

9. ವಿಶ್ವವಿದ್ಯಾಲಯವು ಎಲ್ಲಾ ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರದ ಎಲ್ಲರಿಗೂ ಮುಕ್ತವಾಗಿರತಕ್ಕದ್ದು.- ವಿಶ್ವವಿದ್ಯಾಲಯದ ಪ್ರವೇಶಗಳು ವರ್ಗ, ಜಾತಿ, ಮತ, ಲಿಂಗ ಅಥವಾ ರಾಷ್ಟ್ರದ ಎಲ್ಲಾ ವ್ಯಕ್ತಿಗಳಿಗೂ ಮುಕ್ತವಾಗಿರತಕ್ಕದ್ದು. ಎಲ್ಲಾ ಪ್ರವೇಶಗಳನ್ನು ಅರ್ಹತಾ ಪರೀಕ್ಷೆಗಳಲ್ಲಿನ ಅರ್ಹತೆಯ ಆಧಾರದ ಮೇಲೆ ಮಾಡತಕ್ಕದ್ದು:

ಪರಂತು, ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳ ಪ್ರವೇಶದಲ್ಲಿ ಶೇಕಡಾ ನಲವತ್ತರಷ್ಟನ್ನು ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಮೀಸಲಿಡತಕ್ಕದ್ದು ಮತ್ತು ಪ್ರವೇಶಗಳನ್ನು ರಾಜ್ಯ ಸರ್ಕಾರವು ಅಥವಾ ಅದರ ಏಜೆನ್ಸಿಯು ನಡೆಸುವ

ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡತಕ್ಕದ್ದು ಮತ್ತು ಸೀಟುಗಳನ್ನು ಅರ್ಹತೆ ಮತ್ತು ರಾಜ್ಯ ಸರ್ಕಾರವು ಕಾಲಕಾಲಕ್ಕೆ ರೂಪಿಸುವ ಮೀಸಲಾತಿ ನೀತಿಗೆ ಅನುಸಾರವಾಗಿ ಹಂಚಿಕೆ ಮಾಡತಕ್ಕದ್ದು:

ಮತ್ತು ಪರಂತು, ಯಾವುದೇ ಕೋರ್ಸಿನಲ್ಲಿ ಹತ್ತಕ್ಕಿಂತ ಕಡಿಮೆ ಸೀಟುಗಳು ಇರುವಲ್ಲಿ, ಸ್ನಾತಕೋತ್ತರ, ಪಿಹೆಚ್‌ಡಿ ಮತ್ತು ಸಂಶೋಧನೆ ಇಂಥ ಕೋರ್ಸುಗಳನ್ನು ಒಟ್ಟಿಗೆ ಒಂದುಗೂಡಿಸುವ ಮೂಲಕ ಮೀಸಲಿಡತಕ್ಕದ್ದು ಮತ್ತು ಯಾವುದೇ ಕೋರ್ಸಿನಲ್ಲಿ ಮೂರು ಸೀಟುಗಳಿಗಿಂತ ಕಡಿಮೆ ಇರುವಲ್ಲಿ, ಅವುಗಳನ್ನು ಸರದಿ ಸುತ್ತಿನಲ್ಲಿ ಮೀಸಲಿಡತಕ್ಕದ್ದು.

10. ರಾಷ್ಟ್ರೀಯ ಅಧಿಮಾನ್ಯತೆ.- ವಿಶ್ವವಿದ್ಯಾಲಯವು ಪ್ರಾರಂಭವಾದ ತರುವಾಯ ಆದಷ್ಟು ಬೇಗನೆ ಸಂಬಂಧಪಟ್ಟ ಶಾಸನಾತ್ಮಕ ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳಿಂದ ಅಧಿಮಾನ್ಯತೆಯನ್ನು ಕೋರತಕ್ಕದ್ದು ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ನಡೆಸುವ ಎಲ್ಲಾ ವ್ಯಾಸಂಗ ಕ್ರಮಗಳು ರಾಷ್ಟ್ರೀಯ ಅಧಿಮಾನ್ಯತಾ ಸಂಸ್ಥೆಗಳ ವಿನಿಯಮಗಳಿಗೆ ಅನುಸಾರವಾಗಿ ಇರತಕ್ಕದ್ದು.

11. ಪ್ರಾಯೋಜಕ ಸಂಸ್ಥೆಯ ಅಧಿಕಾರಗಳು.- ಪ್ರಾಯೋಜಕ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದಂತೆ ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಇವುಗಳಲ್ಲಿ ಪ್ರತಿಯೊಂದನ್ನು ಪ್ರಾಯೋಜಕ ಸಂಸ್ಥೆಯು ತನ್ನ ವಿವೇಚನಾನುಸಾರ ಚಲಾಯಿಸಬಹುದು, ಎಂದರೆ:-

- (i) ಕುಲಾಧಿಪತಿಯವರನ್ನು ನೇಮಿಸುವುದು ಅಥವಾ ಪುನರ್‌ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (ii) ವಿಶ್ವವಿದ್ಯಾಲಯದ ಪ್ರಥಮ ಪ್ರಬಂಧಕ ಮಂಡಳಿಯನ್ನು ರಚಿಸುವುದು;
- (iii) ಪ್ರಬಂಧಕ ಮಂಡಳಿಯ ಅಧ್ಯಕ್ಷರನ್ನು ನಾಮನಿರ್ದೇಶಿಸುವುದು;
- (iv) ಪ್ರಬಂಧಕ ಮಂಡಳಿಯ ಸದಸ್ಯರಾಗಿ ಮೂರು ವ್ಯಕ್ತಿಗಳನ್ನು ನಾಮನಿರ್ದೇಶಿಸುವುದು;
- (v) ವ್ಯವಸ್ಥಾಪನಾ ಮಂಡಳಿ ಸದಸ್ಯರಾಗಿ ಇಬ್ಬರು ವ್ಯಕ್ತಿಗಳನ್ನು ನಾಮ ನಿರ್ದೇಶಿಸುವುದು;
- (vi) ವಿಶ್ವವಿದ್ಯಾಲಯದ ದತ್ತಿ ನಿಧಿಗೆ ದೇಣಿಗೆ ನೀಡಲು ನಿಧಿ ಮೂಲಗಳನ್ನು ನಿರ್ಧರಿಸುವುದು;
- (vii) ವಿಶ್ವವಿದ್ಯಾಲಯದ ಹಣದ ವಿನಿಯೋಗ ಮತ್ತು ವೆಚ್ಚ ಮಾಡುವುದನ್ನು ನಿರ್ಧರಿಸುವುದು;
- (viii) ಈ ಅಧಿನಿಯಮದಲ್ಲಿ ಉಪಬಂಧಿಸಿರುವ ವಿಧಾನದಲ್ಲಿ ಪ್ರಬಂಧಕ ಮಂಡಳಿಯ ಸಭೆಯಲ್ಲಿಯ ವಿವಾದಗಳನ್ನು ಬಗೆಹರಿಸುವುದು.

ಅಧ್ಯಾಯ - III

ವಿಶ್ವವಿದ್ಯಾಲಯದ ಅಧಿಕಾರಿಗಳು

12. ವಿಶ್ವವಿದ್ಯಾಲಯದ ಅಧಿಕಾರಿಗಳು.- ಈ ಮುಂದಿನವರು ವಿಶ್ವವಿದ್ಯಾಲಯದ ಅಧಿಕಾರಿಗಳಾಗಿರತಕ್ಕದ್ದು, ಎಂದರೆ:-

- (i) ಸಂದರ್ಶಕರು;
- (ii) ಸಹ-ಸಂದರ್ಶಕರು;
- (iii) ಕುಲಾಧಿಪತಿಗಳು;
- (iv) ಸಹ-ಕುಲಾಧಿಪತಿಗಳು;
- (v) ಕುಲಪತಿಗಳು;
- (vi) ಸಹಕುಲಪತಿಗಳು;
- (vii) ವ್ಯಾಸಂಗ ವಿಭಾಗದ ಡೀನ್‌ಗಳು;
- (viii) ಕುಲಸಚಿವರು;
- (ix) ಹಣಕಾಸು ಅಧಿಕಾರಿ; ಮತ್ತು
- (x) ಪರಿನಿಯಮಗಳ ಮೂಲಕ ವಿಶ್ವವಿದ್ಯಾಲಯದ ಅಧಿಕಾರಿಗಳೆಂದು ಘೋಷಿಸಬಹುದಾದಂಥ ಇತರ ಅಧಿಕಾರಿಗಳು.

13. ಸಂದರ್ಶಕರು.- (1) ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಶ್ವವಿದ್ಯಾಲಯದ ಸಂದರ್ಶಕರಾಗಿರತಕ್ಕದ್ದು ಮತ್ತು ಸಂದರ್ಶಕರು ವಿಶ್ವವಿದ್ಯಾಲಯದ ಕಾರ್ಯನಿರ್ವಹಣೆಯ ಸುಧಾರಣೆಗಾಗಿ ಸಲಹೆಗಳನ್ನು ನೀಡಬಹುದು.

(2) ಸಂದರ್ಶಕರು, ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(3) ಸಂದರ್ಶಕರು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ, ಯಾವುದೇ ಪತ್ರ ಅಥವಾ ಮಾಹಿತಿಯನ್ನು ತರಿಸಿಕೊಳ್ಳುವುದು.
- (ii) ಸಂದರ್ಶಕರು, ಅವರು ಸ್ವೀಕರಿಸಿದ ಮಾಹಿತಿಯ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಯಾವುದೇ ಪ್ರಾಧಿಕಾರವು ಮಾಡಿದ ಯಾವುದೇ ಆದೇಶ, ನಡೆಸಿದ ವ್ಯವಹಾರಗಳು ಅಥವಾ ಕೈಗೊಂಡ ತೀರ್ಮಾನಗಳು, ಈ ಅಧಿನಿಯಮ, ವಿನಿಯಮಗಳು ಅಥವಾ ನಿಯಮಗಳಿಗೆ ಪೂರಕವಾಗಿಲ್ಲವೆಂದು ಮನಗಂಡರೆ ಅವರು ವಿಶ್ವವಿದ್ಯಾಲಯದ ಹಿತಾಸಕ್ತಿಯಿಂದ ತಾವು ಸೂಕ್ತವೆಂದು ಭಾವಿಸಬಹುದಾದಂಥ ನಿರ್ದೇಶನಗಳನ್ನು ಹೊರಡಿಸಬಹುದು ಮತ್ತು ಹಾಗೆ ಹೊರಡಿಸಿದ ನಿರ್ದೇಶನಗಳನ್ನು ಸಂಬಂಧಪಟ್ಟವರೆಲ್ಲರೂ ಪಾಲಿಸತಕ್ಕದ್ದು.

14. ಸಹ-ಸಂದರ್ಶಕರು.- (1) ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಮಂತ್ರಿಗಳು ವಿಶ್ವವಿದ್ಯಾಲಯದ ಸಹ-ಸಂದರ್ಶಕರಾಗಿರತಕ್ಕದ್ದು.

(2) ಸಂದರ್ಶಕರ ಅನುಪಸ್ಥಿತಿಯಲ್ಲಿ ಸಹ-ಸಂದರ್ಶಕರು ಪದವಿಗಳನ್ನು ಮತ್ತು ಡಿಪ್ಲೋಮಾಗಳನ್ನು ಪ್ರದಾನ ಮಾಡಲು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

15. ಕುಲಾಧಿಪತಿಗಳು.- (1) ಕುಲಾಧಿಪತಿಯವರನ್ನು ಪ್ರಾಯೋಜಕ ಸಂಸ್ಥೆಯು ನೇಮಿಸತಕ್ಕದ್ದು.

(2) ಪ್ರಾಯೋಜಕ ಸಂಸ್ಥೆಯು ಟ್ರಸ್ಟಿಯು ಮೊದಲನೇ ಕುಲಾಧಿಪತಿಗಳಾಗಿರತಕ್ಕದ್ದು, ಅವರು ತಮ್ಮ ಜೀವನಪರ್ಯಂತ ಅಥವಾ ಅವರು ತಮ್ಮ ಪದವನ್ನು ಬಿಟ್ಟುಕೊಡುವವರೆಗೆ ಕುಲಾಧಿಪತಿಗಳಾಗಿ ಪದಧಾರಣೆ ಮಾಡಿರತಕ್ಕದ್ದು.

(3) ತದನಂತರದ ಕುಲಾಧಿಪತಿಗಳು, ಪ್ರಾಯೋಜಕ ಸಂಸ್ಥೆಯು ಟ್ರಸ್ಟಿಯಾಗಿರತಕ್ಕದ್ದು.

(4) ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಯನ್ನು ನೇಮಿಸಬಹುದು ಅವರು ಪ್ರಾಯೋಜಕ ಸಂಸ್ಥೆಯು ಟ್ರಸ್ಟಿಯಾಗಿರತಕ್ಕದ್ದು.

(5) ಹಾಗೆ ನೇಮಕಗೊಂಡ ತದನಂತರದ ಕುಲಾಧಿಪತಿಗಳು ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ಪದಧಾರಣೆ ಮಾಡತಕ್ಕದ್ದು.

(6) ಕುಲಾಧಿಪತಿಗಳು ಈ ಅಧಿನಿಯಮದ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳ ಅಡಿಯಲ್ಲಿ ಅವರಿಗೆ ಪ್ರದಾನ ಮಾಡಬಹುದಾದಂಥ ಅಧಿಕಾರಗಳನ್ನು ಹೊಂದಿರತಕ್ಕದ್ದು, ಅವುಗಳಲ್ಲಿ ಈ ಮುಂದಿನ ಅಧಿಕಾರಗಳು ಒಳಗೊಂಡಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುವುದು;
- (ii) ಸಂದರ್ಶಕರ ಮತ್ತು ಸಹ-ಸಂದರ್ಶಕರಿಬ್ಬರ ಗೈರುಹಾಜರಿಯಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಘಟಿಕೋತ್ಸವಗಳಲ್ಲಿ ಅಧ್ಯಕ್ಷತೆಯನ್ನು ವಹಿಸುವುದು;
- (iii) ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದು;
- (iv) ಈ ಅಧಿನಿಯಮ ಮತ್ತು ಪರಿನಿಯಮಗಳ ಉಪಬಂಧಗಳಿಗೆ ಅನುಸಾರವಾಗಿ ಸಹ-ಕುಲಾಧಿಪತಿಗಳು, ಕುಲಪತಿಗಳನ್ನು ನೇಮಿಸುವುದು ಅಥವಾ ಪುನರ್ನೇಮಿಸುವುದು ಅಥವಾ ಅವರ ನೇಮಕಾತಿಯನ್ನು ಅಂತ್ಯಗೊಳಿಸುವುದು;
- (v) ಈ ಅಧಿನಿಯಮದ 16ನೇ ಪ್ರಕರಣದ (2)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಿದ ನಾಮನಿರ್ದೇಶಕ ಸಮಿತಿಯ ಸದಸ್ಯರಾಗಿ ಒಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡುವುದು;
- (vi) ಸಹಕುಲಪತಿಗಳು, ಡೀನ್, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿಗಳ ನೇಮಕಾತಿಯನ್ನು ಪೂರ್ವಾನುಮೋದಿಸುವುದು;
- (vii) ಪ್ರಬಂಧಕ ಮಂಡಳಿಯ ಸದಸ್ಯರನ್ನಾಗಿ ಇಬ್ಬರು ಶಿಕ್ಷಣ ತಜ್ಞರನ್ನು ನಾಮನಿರ್ದೇಶಿಸುವುದು;
- (viii) ಮೊದಲ ಸಹಕುಲಪತಿಗಳನ್ನು ಹಾಗೂ ಹಣಕಾಸು ಅಧಿಕಾರಿಯನ್ನು ನೇಮಿಸುವುದು;
- (ix) ಮೊದಲ ವ್ಯವಸ್ಥಾಪನಾ ಮಂಡಳಿ, ಹಣಕಾಸು ಸಮಿತಿ, ಸಂಶೋಧನಾ ಪರಿಷತ್ತು ಹಾಗೂ ಶೈಕ್ಷಣಿಕ ಪರಿಷತ್ತುಗಳನ್ನು ರಚಿಸುವುದು;
- (x) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ ಕಾರ್ಯಸೂಚಿ ವಿಷಯಗಳನ್ನು ಪೂರ್ವಾನುಮೋದಿಸುವುದು;
- (xi) ಈ ಅಧಿನಿಯಮದಲ್ಲಿ ಉಪಬಂಧಿಸಿದ ವಿಧಾನದಲ್ಲಿ (ಪ್ರಬಂಧಕ ಮಂಡಳಿಯ ಸಭೆಯಲ್ಲಿ ಉಂಟಾದ ವಿವಾದಗಳನ್ನು ಹೊರತುಪಡಿಸಿ) ವಿವಾದಗಳನ್ನು ಪರಿಹರಿಸುವುದು.

(6) ಪದಾಧಿಕಾರಿ ಅಥವಾ ಸಂಸ್ಥೆ ಮತ್ತು ವಿಶ್ವವಿದ್ಯಾಲಯದ ಯಾವುದೇ ಇತರ ಪದಾಧಿಕಾರಿ ಅಥವಾ ಸಂಸ್ಥೆಯ ನಡುವೆ ವಿವಾದಗಳು ಉಂಟಾದಲ್ಲಿ, ಆ ವಿವಾದವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿವಾದದ ಸಂಬಂಧದಲ್ಲಿ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

16. ಸಹ-ಕುಲಾಧಿಪತಿಗಳು.-(1) ಪರಿನಿಯಮಗಳಲ್ಲಿ ಹೇಳಬಹುದಾದ ಅಂಥ ಇತರ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಪ್ರಾಯೋಜಕ ಸಂಸ್ಥೆಯು ನಿಯಮಿಸಿದ ಅವಧಿಗಾಗಿ, ಪ್ರಾಯೋಜಕ ಸಂಸ್ಥೆಯು ಸಹ-ಕುಲಾಧಿಪತಿಗಳನ್ನು ನೇಮಕ ಮಾಡತಕ್ಕದ್ದು.

(2) ಸಹ-ಕುಲಾಧಿಪತಿಯು, ಕುಲಾಧಿಪತಿಯ ಗೃಹಾಜರಿಯಲ್ಲಿ ಆತನ ಎಲ್ಲಾ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕುಲಾಧಿಪತಿಯ ಲಿಖಿತ ಅನುಮೋದನೆಯೊಂದಿಗೆ ಆತನಿಗೆ ಯಾವುದೇ ಹೆಚ್ಚುವರಿ ಕರ್ತವ್ಯಗಳನ್ನು ವಹಿಸತಕ್ಕದ್ದು.

(3) ಸಹ-ಕುಲಾಧಿಪತಿಯು, ಕುಲಾಧಿಪತಿಯ ಗೃಹಾಜರಿಯಲ್ಲಿ ಎಲ್ಲಾ ಸಮಿತಿಗಳು, ಸಭೆಗಳು ಮತ್ತು ಘಟಿಕೋತ್ಸವದ ಅಧ್ಯಕ್ಷತೆ ವಹಿಸತಕ್ಕದ್ದು.

17. ಕುಲಪತಿಗಳು.-(1) (2)ನೇ ಉಪಪ್ರಕರಣದ ಉಪಬಂಧಗಳಿಗೆ ಅನುಸಾರವಾಗಿ ನಾಮನಿರ್ದೇಶಕ ಸಮಿತಿಯು ಶಿಫಾರಸ್ಸು ಮಾಡಿದ ಮೂರು ವ್ಯಕ್ತಿಗಳ ಪೈಕಿಯಿಂದ ಒಬ್ಬರನ್ನು ಮೂರು ವರ್ಷಗಳ ಅವಧಿಗಾಗಿ ಕುಲಪತಿಗಳನ್ನಾಗಿ, ಪರಿನಿಯಮಗಳಲ್ಲಿ ನಿಯಮಿಸಬಹುದಾದಂಥ ನಿಬಂಧನೆಗಳು ಮತ್ತು ಷರತ್ತುಗಳ ಮೇಲೆ ಕುಲಾಧಿಪತಿಯವರು ನೇಮಿಸತಕ್ಕದ್ದು. ಮೂರು ವರ್ಷಗಳ ಅವಧಿಯು ಮುಗಿದ ತರುವಾಯ, ಇದನ್ನು ಮೂರು ವರ್ಷಗಳ ಮತ್ತೊಂದು ಅವಧಿಗೆ ನವೀಕರಿಸಬಹುದು:

ಪರಂತು, ಕುಲಪತಿಯವರು, ತಮ್ಮ ಅವಧಿ ಮುಗಿದ ನಂತರವೂ ಹೊಸ ಕುಲಪತಿಯವರು ಸೇರಿಕೊಳ್ಳುವವರೆಗೆ ಪದದಲ್ಲಿ ಮುಂದುವರೆಯತಕ್ಕದ್ದು. ಆದಾಗ್ಯೂ ಈ ಅವಧಿಯು ಯಾವುದೇ ಸಂದರ್ಭದಲ್ಲಿ ಒಂದು ವರ್ಷವನ್ನು ಮೀರತಕ್ಕದ್ದಲ್ಲ.

(2) (1)ನೇ ಉಪಪ್ರಕರಣದಲ್ಲಿ ಹೇಳಿರುವ ನಾಮನಿರ್ದೇಶಕ ಸಮಿತಿಯಲ್ಲಿ ಈ ಮುಂದಿನ ವ್ಯಕ್ತಿಗಳು ಇರತಕ್ಕದ್ದು, ಎಂದರೆ:-

(i) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಒಬ್ಬ ವ್ಯಕ್ತಿ;

(ii) ಪ್ರಬಂಧಕ ಮಂಡಳಿಯ ಇಬ್ಬರು ನಾಮ ನಿರ್ದೇಶಿತರು, ಇವರಲ್ಲಿ ಒಬ್ಬರನ್ನು ಪ್ರಬಂಧಕ ಮಂಡಳಿಯು ಸಮಿತಿಯ ಸಂಚಾಲಕರೆಂದು ನಾಮನಿರ್ದೇಶಿಸತಕ್ಕದ್ದು.

(3) ನಾಮನಿರ್ದೇಶನ ಸಮಿತಿಯು, ಅರ್ಹತೆಯ ಆಧಾರದ ಮೇಲೆ ಕುಲಪತಿಯ ಹುದ್ದೆಗೆ ಸೂಕ್ತವಾದ ಮೂರು ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡತಕ್ಕದ್ದು ಮತ್ತು ಅದನ್ನು ಪ್ರತಿಯೊಬ್ಬ ವ್ಯಕ್ತಿಯ ವಿದ್ಯಾರ್ಹತೆ ಮತ್ತಿತರ ವಿಶಿಷ್ಟ ಪ್ರಶಸ್ತಿಗಳನ್ನು ತಿಳಿಸುವ ಒಂದು ಸಂಕ್ಷಿಪ್ತ ವರದಿಯೊಂದಿಗೆ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು.

(4) ಕುಲಪತಿಯವರು ವಿಶ್ವವಿದ್ಯಾಲಯದ ಪ್ರಧಾನ ಕಾರ್ಯನಿರ್ವಾಹಕ ಮತ್ತು ಶೈಕ್ಷಣಿಕ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಶ್ವವಿದ್ಯಾಲಯದ ವ್ಯವಹಾರಗಳ ಬಗ್ಗೆ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಚಲಾಯಿಸತಕ್ಕದ್ದು ಹಾಗೂ ವಿಶ್ವವಿದ್ಯಾಲಯದ ಪ್ರಾಧಿಕಾರಗಳ ತೀರ್ಮಾನಗಳನ್ನು ಜಾರಿಗೊಳಿಸತಕ್ಕದ್ದು:

ಪರಂತು, ಶಿಕ್ಷಕರ ನೇಮಕಾತಿಯನ್ನು ಹೊರತುಪಡಿಸಿ ಕೂಡಲೇ ಕ್ರಮವನ್ನು ಕೈಗೊಳ್ಳಬೇಕಾದ ತುರ್ತು ಸ್ವರೂಪದ ಯಾವುದೇ ಇತರ ವಿಷಯಗಳಲ್ಲಿ ಮತ್ತು ಅದನ್ನು ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ವಿಶ್ವವಿದ್ಯಾಲಯವು ಇದಕ್ಕಾಗಿ ಅಧಿಕೃತಗೊಳಿಸಿದ್ದ ಯಾವೊಬ್ಬ ಅಧಿಕಾರಿ ಅಥವಾ ಪ್ರಾಧಿಕಾರ ಅಥವಾ ಇತರ ಸಂಸ್ಥೆಯು ಕೂಡಲೇ ಕ್ರಮಕೈಗೊಳ್ಳುವುದು ಸಾಧ್ಯವಿರದಿರುವಾಗ ಕುಲಪತಿಯವರು ತಾನು ಸೂಕ್ತವೆಂದು ಭಾವಿಸಬಹುದಾದಂಥ ಕ್ರಮವನ್ನು ಕುಲಾಧಿಪತಿಯವರ ಲಿಖಿತ ಪೂರ್ವಾನುಮೋದನೆಯನ್ನು ಪಡೆದು ಕೈಗೊಳ್ಳತಕ್ಕದ್ದು.

(5) ಕುಲಪತಿಯವರು ಪರಿನಿಯಮಗಳು ಅಥವಾ ನಿಯಮಗಳಲ್ಲಿ ಹೇಳಲಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು:

ಪರಂತು, ಕುಲಪತಿಗಳ ಅಭಿಪ್ರಾಯದಲ್ಲಿ, ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಯಾವುದೇ ನಿರ್ಣಯವು, ಈ ಅಧಿನಿಯಮ ಅಥವಾ ಅದರಡಿಯಲ್ಲಿ ರಚಿಸಿದ ಪರಿನಿಯಮಗಳು, ವಿನಿಯಮಗಳು ಅಥವಾ ನಿಯಮಗಳ ಮೂಲಕ ಪ್ರದತ್ತವಾದ ಅಧಿಕಾರದ ಹೊರಗಿದ್ದರೆ ಅಥವಾ ವಿಶ್ವವಿದ್ಯಾಲಯದ ಹಿತಾಸಕ್ತಿಗೆ ಪ್ರತಿಕೂಲವಾಗಬಹುದಾಗಿದ್ದರೆ, ಅದರ ನಿರ್ಣಯದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ತನ್ನ ನಿರ್ಣಯವನ್ನು ಪರಿಷ್ಕರಿಸಲು ಸಂಬಂಧಪಟ್ಟ ಪ್ರಾಧಿಕಾರವನ್ನು ಆತನು ಕೋರತಕ್ಕದ್ದು ಮತ್ತು ಪ್ರಾಧಿಕಾರವು ಅಂಥ ನಿರ್ಣಯವನ್ನು ಸಂಪೂರ್ಣವಾಗಿ ಅಥವಾ ಭಾಗಶಃವಾಗಿ ಪರಿಷ್ಕರಿಸಲು ನಿರಾಕರಿಸಿದ ಸಂದರ್ಭದಲ್ಲಿ ಅಥವಾ ಹದಿನೈದು ದಿನಗಳೊಳಗೆ ಯಾವುದೇ ನಿರ್ಣಯವನ್ನು ತೆಗೆದುಕೊಳ್ಳಲು ವಿಫಲವಾದಲ್ಲಿ, ನಂತರ ಅಂಥ ವಿಷಯವನ್ನು ಕುಲಾಧಿಪತಿಗಳಿಗೆ ಕಳುಹಿಸತಕ್ಕದ್ದು ಮತ್ತು ಈ ಬಗ್ಗೆ ಇವರ ತೀರ್ಮಾನವೇ ಅಂತಿಮವಾಗಿರತಕ್ಕದ್ದು.

(6) ಕುಲಪತಿಯವರ ಸೇವೆಗಳನ್ನು, ಪ್ರಬಂಧಕ ಮಂಡಳಿಯ ಅನುಮೋದನೆಯೊಂದಿಗೆ ಮತ್ತು ಸಹಜ ನ್ಯಾಯದ ತತ್ವಗಳನ್ನು ಅನುಸರಿಸಿದ ನಂತರ ಹಾಗೂ ಶಿಸ್ತಿನ ಆಧಾರದ ಮೇಲೆ ಅಂತ್ಯಗೊಳಿಸುವ ಸಂದರ್ಭವೂ ಸೇರಿದಂತೆ, ಪ್ರಕರಣದ ಬಗ್ಗೆ ಕುಲಪತಿಯು ತನ್ನ ಅಹವಾಲನ್ನು ಹೇಳಿಕೊಳ್ಳಲು ಸೂಕ್ತ ಅವಕಾಶವನ್ನು ನೀಡಿದ ತರುವಾಯ, ಕುಲಾಧಿಪತಿಯವರು ಅಂತ್ಯಗೊಳಿಸಬಹುದು.

(7) ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಂದರ್ಶಕರು, ಸಹ-ಸಂದರ್ಶಕರು, ಕುಲಾಧಿಪತಿಯವರು ಮತ್ತು ಸಹ-ಕುಲಾಧಿಪತಿಯವರು ಇವರುಗಳ ಗೈರು ಹಾಜರಿಯ ಸಂದರ್ಭದಲ್ಲಿ ಕುಲಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

18. ಸಹಕುಲಪತಿಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಮೂರು ಜನರನ್ನು ಮೀರದಂತೆ ಸಹಕುಲಪತಿಗಳನ್ನು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

19. ವ್ಯಾಸಂಗ ವಿಭಾಗಗಳ ಡೀನ್‌ಗಳು.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು ಪರಿನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವ್ಯಾಸಂಗ ವಿಭಾಗಗಳ ಡೀನ್‌ಗಳನ್ನು ನೇಮಕಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

20. ಕುಲಸಚಿವರು.— (1) ಕುಲಾಧಿಪತಿಯವರು, ಪರಿನಿಯಮಗಳ ಮೂಲಕ ನಿಯಮಿಸಬಹುದಾದಂಥ ವಿಧಾನದಲ್ಲಿ ಮತ್ತು ಅಂಥ ನಿಬಂಧನೆ ಮತ್ತು ಷರತ್ತುಗಳ ಮೇಲೆ ಕುಲಸಚಿವರನ್ನು ನೇಮಕ ಮಾಡತಕ್ಕದ್ದು.

(2) ಪರಿನಿಯಮಗಳಲ್ಲಿ ಪರಿಭಾಷಿಸಿರುವಂಥ ಎಲ್ಲಾ ಕರಾರುಗಳನ್ನು ವಿಶ್ವವಿದ್ಯಾಲಯದ ಪರವಾಗಿ ಕುಲಸಚಿವರು ಮಾಡಿಕೊಳ್ಳತಕ್ಕದ್ದು ಮತ್ತು ಅದಕ್ಕೆ ಸಹಿ ಹಾಕತಕ್ಕದ್ದು.

(3) ಕುಲಸಚಿವರು ವಿಶ್ವವಿದ್ಯಾಲಯದ ಪರವಾಗಿ ದಾಖಲೆಗಳನ್ನು ಅಧಿಕೃತಗೊಳಿಸುವ ಅಧಿಕಾರವನ್ನು ಹೊಂದಿರತಕ್ಕದ್ದು ಹಾಗೂ ಪರಿನಿಯಮಗಳಿಂದ ಪ್ರದತ್ತಗೊಳಿಸಬಹುದಾದಂಥ ಅಥವಾ ಕುಲಾಧಿಪತಿಯವರು, ಅಥವಾ ಕುಲಪತಿಯವರು ಕಾಲಕಾಲಕ್ಕೆ ಅಗತ್ಯಪಡಿಸಬಹುದಾದ ಅಂಥ ಇತರ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಇತರ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

(4) ಕುಲಸಚಿವರು ವಿಶ್ವವಿದ್ಯಾಲಯದ ದಾಖಲೆಗಳು ಮತ್ತು ಸಾಮಾನ್ಯ ಮೊಹರನ್ನು ಸರಿಯಾದ ರೀತಿಯಲ್ಲಿ ರಕ್ಷಿಸಿಕೊಂಡು ಬರುವ ಹೊಣೆಗಾರಿಕೆಯನ್ನು ಹೊಂದಿರತಕ್ಕದ್ದು ಮತ್ತು ಕುಲಾಧಿಪತಿಯವರು, ಕುಲಪತಿಯವರು ಅಥವಾ ಇತರ ಯಾವುದೇ ಪ್ರಾಧಿಕಾರವು ಕೋರಿದಂಥ ಎಲ್ಲಾ ಅಂಥ ಮಾಹಿತಿಯನ್ನು ಮತ್ತು ದಾಖಲೆಗಳನ್ನು ಅವರ ಮುಂದೆ ಮಂಡಿಸಲು ಬದ್ಧರಾಗಿರತಕ್ಕದ್ದು.

21. ಹಣಕಾಸು ಅಧಿಕಾರಿ.— ಕುಲಪತಿಯವರು, ಕುಲಾಧಿಪತಿಯವರ ಲಿಖಿತ ಅನುಮೋದನೆಯನ್ನು ಪಡೆದುಕೊಂಡು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಹಣಕಾಸು ಅಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅವರು ಅಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಹಾಗೂ ಅಂಥ ಕರ್ತವ್ಯಗಳನ್ನು ನೆರವೇರಿಸತಕ್ಕದ್ದು.

22. ಇತರ ಅಧಿಕಾರಿಗಳು.— ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ ನೇಮಕಾತಿಯ ವಿಧಾನ, ಸೇವಾ ನಿಬಂಧನೆಗಳು ಮತ್ತು ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಕರ್ತವ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

ಅಧ್ಯಾಯ - IV ವಿಶ್ವವಿದ್ಯಾಲಯದ ಪ್ರಾಧಿಕಾರಗಳು

23. ವಿಶ್ವವಿದ್ಯಾಲಯದ ಪ್ರಾಧಿಕಾರಗಳು.— ಈ ಮುಂದಿನವುಗಳು ವಿಶ್ವವಿದ್ಯಾಲಯದ ಪ್ರಾಧಿಕಾರಗಳಾಗಿರತಕ್ಕದ್ದು, ಎಂದರೆ:—

- (i) ಪ್ರಬಂಧಕ ಮಂಡಳಿ;
- (ii) ವ್ಯವಸ್ಥಾಪನಾ ಮಂಡಳಿ;
- (iii) ಶೈಕ್ಷಣಿಕ ಪರಿಷತ್ತು;
- (iv) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು;
- (v) ಹಣಕಾಸು ಸಮಿತಿ; ಮತ್ತು
- (vi) ವಿಶ್ವವಿದ್ಯಾಲಯದ ಪ್ರಾಧಿಕಾರಗಳೆಂದು ಪರಿನಿಯಮಗಳ ಮೂಲಕ ಘೋಷಿಸಬಹುದಾದ ಅಂಥ ಇತರ ಪ್ರಾಧಿಕಾರಗಳು.

24. ಪ್ರಬಂಧಕ ಮಂಡಳಿ ಮತ್ತು ಇದರ ಅಧಿಕಾರಗಳು.-(1) ಪ್ರಬಂಧಕ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು - ಅಧ್ಯಕ್ಷರು;
- (ii) ಸಹ-ಕುಲಾಧಿಪತಿಯವರು - ಸದಸ್ಯರು;
- (iii) ಕುಲಪತಿಯವರು - ಸದಸ್ಯರು;
- (iv) ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಅಥವಾ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (v) ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಥವಾ ಕಾರ್ಯದರ್ಶಿಗಳು, ವೈದ್ಯಕೀಯ ಶಿಕ್ಷಣ ಅಥವಾ ಉಪ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಆತನ ನಾಮನಿರ್ದೇಶಿತ;
- (vi) ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಆಡಳಿತವನ್ನು ಒಳಗೊಂಡಂತೆ ವ್ಯವಸ್ಥಾಪನೆ, ಹಣಕಾಸು ಅಥವಾ ಯಾವುದೇ ಇತರ ವಿಶೇಷ ಕ್ಷೇತ್ರದಲ್ಲಿನ ಒಬ್ಬರು ತಜ್ಞರು;
- (vii) ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶಿಸಿದ ಮೂವರು ವ್ಯಕ್ತಿಗಳು ಅವರ ಪೈಕಿ ಒಬ್ಬರು ಮಹಿಳೆಯಾಗಿರತಕ್ಕದ್ದು;
- (viii) ಸಹ ಕುಲಪತಿಯವರು ಮತದಾನದ ಹಕ್ಕಿಲ್ಲದ ಸದಸ್ಯರಾಗಿರತಕ್ಕದ್ದು;
- (ix) ವಿಶ್ವವಿದ್ಯಾಲಯ ಅನುದಾನ ಆಯೋಗದ ನಾಮನಿರ್ದೇಶಿತ ಒಬ್ಬ ಸುಪ್ರಸಿದ್ಧ ಶಿಕ್ಷಣ ತಜ್ಞರು.

(2) ಕುಲಸಚಿವರು ಪ್ರಬಂಧಕ ಮಂಡಳಿಯ ಮತದಾನದ ಹಕ್ಕಿರದ ಸದಸ್ಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ಪ್ರಬಂಧಕ ಮಂಡಳಿಯ ಸದಸ್ಯರ ಪದಾವಧಿ, ಸರ್ಕಾರದಿಂದ ನಾಮನಿರ್ದೇಶಿತರಾದ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ನೇಮಕಾತಿ, ನವೀಕರಣ ಮತ್ತು ತೆಗೆದುಹಾಕುವುದು ಮುಂತಾದವುಗಳು ಪರಿನಿಯಮಗಳ ಮೂಲಕ ನಿಯಮಿಸಬಹುದಾದಂತೆ ಇರತಕ್ಕದ್ದು.

(4) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಲ್ಲಿ ಕುಲಾಧಿಪತಿಯವರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು ಮತ್ತು ಅವರ ಗೃಹಾಜರಿಯಲ್ಲಿ ಕುಲಾಧಿಪತಿಯವರಿಂದ ನಾಮನಿರ್ದೇಶಿತರಾದ ಯಾರಾದರೂ ಒಬ್ಬರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು. ಅಂಥ ಸಭೆಯ ಅಧ್ಯಕ್ಷತೆಯನ್ನು ವಹಿಸುವುದಕ್ಕೆ ಕುಲಾಧಿಪತಿಯವರು ಯಾವೊಬ್ಬ ವ್ಯಕ್ತಿಯನ್ನೂ ನಾಮನಿರ್ದೇಶನ ಮಾಡಿರದಿದ್ದಲ್ಲಿ, ಸಭೆಯಲ್ಲಿ ಹಾಜರಿರುವ ಸದಸ್ಯರು ಸರಳ ಬಹುಮತದ ಮೂಲಕ ಅವರುಗಳ ಪೈಕಿಯಿಂದಲೇ ಆ ಸಭೆಗೆ ಮಾತ್ರವೇ ಅಧ್ಯಕ್ಷನನ್ನು ಚುನಾಯಿಸತಕ್ಕದ್ದು.

(5) ಪ್ರಬಂಧಕ ಮಂಡಳಿಯ ಎಲ್ಲಾ ಸಭೆಗಳಿಗೆ, ಅಂಥ ಸಭೆಯಲ್ಲಿ ಹಾಜರಾಗುವ ಮತ್ತು ಮತದಾನ ನೀಡುವ ಮೂರು ಜನ ಸದಸ್ಯರು ಕೋರಂ ಆಗಿರತಕ್ಕದ್ದು;

ಪರಂತು, ಪ್ರಬಂಧಕ ಮಂಡಳಿಯ ಯಾವುದೇ ಸಭೆಯ ಕೋರಂ ಪೂರ್ಣವಾಗಬೇಕಾದರೆ ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು ಹಾಜರಿರುವುದು ಮತ್ತು ಕುಲಾಧಿಪತಿಯವರು ಅಥವಾ ಪ್ರಾಯೋಜಕ ಸಂಸ್ಥೆಯ ನಾಮನಿರ್ದೇಶಿತರು ಹಾಜರಾಗದೇ ಇದ್ದಾಗ ಕುಲಪತಿಯವರು ಹಾಜರಿರುವುದು ಯಾವಾಗಲೂ ಅವಶ್ಯವಾಗಿರತಕ್ಕದ್ದು.

(6) ಪ್ರಬಂಧಕ ಮಂಡಳಿಯು ವಿಶ್ವವಿದ್ಯಾಲಯದ ಪ್ರಧಾನ ಪ್ರಬಂಧಕ ಸಂಸ್ಥೆಯಾಗಿರತಕ್ಕದ್ದು ಮತ್ತು ಅದು ಈ ಮುಂದಿನ ಅಧಿಕಾರಗಳನ್ನು ಹೊಂದಿರತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯದ ಶಾಸನಬದ್ಧ ಲೆಕ್ಕಪರಿಶೋಧಕರನ್ನು ನೇಮಕಗೊಳಿಸುವುದು;
- (ii) ವಿಶ್ವವಿದ್ಯಾಲಯವು ಅನುಸರಿಸಬೇಕಾದ ಕಾರ್ಯನೀತಿಗಳನ್ನು ರಚಿಸುವುದು;
- (iii) ಈ ಅಧಿನಿಯಮದ ಅಥವಾ ಪರಿನಿಯಮಗಳ ಅಥವಾ ನಿಯಮಗಳ ಉಪಬಂಧಗಳಿಗೆ ಅನುಗುಣವಾಗಿ ಇರದ ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ತೀರ್ಮಾನಗಳನ್ನು ಪುನರೀಕ್ಷಿಸುವುದು;
- (iv) ವಿಶ್ವವಿದ್ಯಾಲಯದ ಆಯವ್ಯಯ ಮತ್ತು ವಾರ್ಷಿಕ ವರದಿಗಳನ್ನು ಅನುಮೋದಿಸುವುದು;
- (v) ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸುವುದು ಅಥವಾ ಈಗಾಗಲೇ ಇರುವ ಪರಿನಿಯಮಗಳು ಮತ್ತು ನಿಯಮಗಳನ್ನು ತಿದ್ದುಪಡಿ ಮಾಡುವುದು ಅಥವಾ ನಿರಸನಗೊಳಿಸುವುದು;
- (vi) ವಿಶ್ವವಿದ್ಯಾಲಯವನ್ನು ಸ್ವಯಂಸಮಾಪನಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳುವುದು;
- (vii) ಸರ್ಕಾರಕ್ಕೆ ಸಲ್ಲಿಸುವ ಪ್ರಸ್ತಾವಗಳನ್ನು ಅನುಮೋದಿಸುವುದು;
- (viii) ಶುಲ್ಕ ನಿಯಂತ್ರಣ ಸಮಿತಿಗೆ ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡುವುದು; ಮತ್ತು

- (ix) ವಿಶ್ವವಿದ್ಯಾಲಯದ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದಕ್ಕೆ ಅಪೇಕ್ಷಣೀಯವೆಂದು ಕಂಡುಬರುವಂಥ ತೀರ್ಮಾನಗಳನ್ನು ಮತ್ತು ಕ್ರಮಗಳನ್ನು ಕೈಗೊಳ್ಳುವುದು.
- (7) ಪ್ರಬಂಧಕ ಮಂಡಳಿಯು ಒಂದು ವರ್ಷದಲ್ಲಿ ಕನಿಷ್ಠ ಮೂರು ಸಲ ಸಭೆ ಸೇರತಕ್ಕದ್ದು.
- (8) ಪ್ರಬಂಧಕ ಮಂಡಳಿಯು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸಮಯ ಮತ್ತು ಸ್ಥಳದಲ್ಲಿ ಸಭೆ ಸೇರತಕ್ಕದ್ದು.

25. ವ್ಯವಸ್ಥಾಪನಾ ಮಂಡಳಿ.- (1) ವ್ಯವಸ್ಥಾಪನಾ ಮಂಡಳಿಯು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಗಳು;
- (ii) ಸಹಕುಲಪತಿಗಳು;
- (iii) ಕುಲಸಚಿವರು;
- (iv) ಪ್ರಾಯೋಜಕ ಸಂಸ್ಥೆಯ ಇಬ್ಬರು ನಾಮನಿರ್ದೇಶಿತರು;
- (v) ಕುಲಪತಿಗಳು ನಾಮನಿರ್ದೇಶಿಸಬಹುದಾದ ಇಬ್ಬರು ಡೀನ್‌ಗಳು;

(2) ಕುಲಪತಿಯವರು ವ್ಯವಸ್ಥಾಪನಾ ಮಂಡಳಿಯ ಅಧ್ಯಕ್ಷರಾಗಿರತಕ್ಕದ್ದು ಮತ್ತು ಕುಲಸಚಿವರು ವ್ಯವಸ್ಥಾಪನಾ ಮಂಡಳಿಯ ಕಾರ್ಯದರ್ಶಿಯಾಗಿರತಕ್ಕದ್ದು.

(3) ವ್ಯವಸ್ಥಾಪನಾ ಮಂಡಳಿಯು ವಿಶ್ವವಿದ್ಯಾಲಯದ ಕಾರ್ಯಕಾರಿ ಸಂಸ್ಥೆಯಾಗಿರತಕ್ಕದ್ದು. ವ್ಯವಸ್ಥಾಪನಾ ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

(4) ವ್ಯವಸ್ಥಾಪನಾ ಮಂಡಳಿಯ ಎಲ್ಲಾ ಸಭೆಗಳಲ್ಲಿ ಯಾವಾಗಲೂ ಕುಲಪತಿಯವರು ಅಧ್ಯಕ್ಷತೆ ವಹಿಸತಕ್ಕದ್ದು ಹಾಗೂ ಕುಲಪತಿಯವರ ಗೈರುಹಾಜರಿಯಲ್ಲಿ ಪ್ರಾಯೋಜಕ ಸಂಸ್ಥೆಯು ನಾಮನಿರ್ದೇಶನ ಮಾಡಿದವರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಪ್ರಾಯೋಜಕ ಸಂಸ್ಥೆಯು ಯಾರನ್ನೂ ನಾಮನಿರ್ದೇಶನ ಮಾಡದೇ ಇದ್ದ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿರುವ ಸದಸ್ಯರು ಚುನಾಯಿಸಿದ ಯಾವುದೇ ಇತರ ಸದಸ್ಯರು ಅಧ್ಯಕ್ಷತೆಯನ್ನು ವಹಿಸತಕ್ಕದ್ದು.

(5) ವ್ಯವಸ್ಥಾಪನಾ ಮಂಡಳಿಯ ಸಭೆಯಲ್ಲಿ ಯಾವುದೇ ವಿಷಯವನ್ನು ಕುರಿತು ವಿವಾದ ಉಂಟಾದಲ್ಲಿ ಸದರಿ ವಿಷಯವನ್ನು ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯದ ಬಗ್ಗೆ ಕುಲಾಧಿಪತಿಯವರ ತೀರ್ಮಾನವು ಅಂತಿಮವಾಗಿರತಕ್ಕದ್ದು ಮತ್ತು ಅದಕ್ಕೆ ವಿಶ್ವವಿದ್ಯಾಲಯವು ಬದ್ಧವಾಗಿರತಕ್ಕದ್ದು.

26. ಶೈಕ್ಷಣಿಕ ಪರಿಷತ್ತು.-(1) ಶೈಕ್ಷಣಿಕ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಕುಲಸಚಿವರು - ಕಾರ್ಯದರ್ಶಿಗಳು
- (iv) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಶೈಕ್ಷಣಿಕ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಶೈಕ್ಷಣಿಕ ಸಂಸ್ಥೆಯಾಗಿರತಕ್ಕದ್ದು ಮತ್ತು ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಹಾಗೂ ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಬಗ್ಗೆ ಸಾಮಾನ್ಯ (general) ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

27. ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು.- (1) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ವಿಶ್ವವಿದ್ಯಾಲಯದ ಪ್ರಧಾನ ಸಂಶೋಧನಾ ಮತ್ತು ಅನ್ವೇಷಣಾ ಸಮಿತಿಯಾಗಿರತಕ್ಕದ್ದು ಹಾಗೂ ಸಂಶೋಧನಾ ಕ್ಷೇತ್ರಗಳ ಆದ್ಯತೆಯೂ ಒಳಗೊಂಡಂತೆ, ವಿಶ್ವವಿದ್ಯಾಲಯವು ಕೈಗೊಳ್ಳಬೇಕಾದ ಸಂಶೋಧನೆಯ ಬಗ್ಗೆ ಒಂದು ವ್ಯಾಪಕವಾದ ಪರಿಪೂರ್ಣ ಭವಿಷ್ಯದ ದೃಷ್ಟಿಯನ್ನು ಒದಗಿಸತಕ್ಕದ್ದು. ಈ ಪರಿಷತ್ತು, ಈ ಅಧಿನಿಯಮದ, ಪರಿನಿಯಮಗಳ, ವಿನಿಯಮಗಳ ಮತ್ತು ನಿಯಮಗಳ ಉಪಬಂಧಗಳಿಗೆ ಒಳಪಟ್ಟು, ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ಅನ್ವೇಷಣಾ ಕಾರ್ಯನೀತಿಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಅದರ ಪ್ರಧಾನ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

(2) ಸಂಶೋಧನಾ ಮತ್ತು ಅನ್ವೇಷಣಾ ಪರಿಷತ್ತು ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಪತಿಯವರು - ಅಧ್ಯಕ್ಷರು
- (ii) ಸಹಕುಲಪತಿಯವರು - ಸದಸ್ಯರು
- (iii) ಸಂಶೋಧನೆಯ ಡೀನ್ - ಕಾರ್ಯದರ್ಶಿ
- (iv) ಅನ್ವೇಷಣಾ ವಿಭಾಗದ ಮುಖ್ಯಸ್ಥರು - ಸದಸ್ಯರು
- (v) ಎಲ್ಲಾ ವ್ಯಾಸಂಗ ವಿಭಾಗಗಳ ಡೀನ್‌ಗಳು - ಸದಸ್ಯರು

(vi) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

28. ಹಣಕಾಸು ಸಮಿತಿ.- (1) ಹಣಕಾಸು ಸಮಿತಿ ಈ ಮುಂದಿನವರನ್ನು ಒಳಗೊಂಡಿರತಕ್ಕದ್ದು, ಎಂದರೆ:-

- (i) ಕುಲಾಧಿಪತಿಯವರು ಅಥವಾ ಅವರ ನಾಮನಿರ್ದೇಶಿತರು - ಅಧ್ಯಕ್ಷರು
- (ii) ಸಹ-ಕುಲಾಧಿಪತಿಯವರು - ಸದಸ್ಯರು
- (iii) ಕುಲಪತಿಯವರು - ಸದಸ್ಯರು
- (iv) ಕುಲಸಚಿವರು - ಸದಸ್ಯರು
- (v) ಹಣಕಾಸು ಅಧಿಕಾರಿ - ಕಾರ್ಯದರ್ಶಿ
- (vi) ಪ್ರಾಯೋಜಕ ಸಂಸ್ಥೆಯ ಒಬ್ಬ ನಾಮನಿರ್ದೇಶಿತರು - ಸದಸ್ಯರು
- (vii) ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಇತರ ಸದಸ್ಯರು.

(2) ಹಣಕಾಸು ಸಮಿತಿಯು ಹಣಕಾಸಿನ ವಿಷಯಗಳನ್ನು ನೋಡಿಕೊಳ್ಳುವ ವಿಶ್ವವಿದ್ಯಾಲಯದ ಪ್ರಧಾನ ಹಣಕಾಸು ಸಂಸ್ಥೆಯಾಗಿರತಕ್ಕದ್ದು ಹಾಗೂ ಅದು ಈ ಅಧಿನಿಯಮ, ನಿಯಮಗಳು ಮತ್ತು ಪರಿನಿಯಮಗಳ ಉಪಬಂಧಗಳಿಗೆ ಒಳಪಟ್ಟು ವಿಶ್ವವಿದ್ಯಾಲಯದ ಹಣಕಾಸು ವಿಷಯಗಳನ್ನು ಸಮನ್ವಯಗೊಳಿಸತಕ್ಕದ್ದು ಮತ್ತು ಸಾಮಾನ್ಯ ಮೇಲ್ವಿಚಾರಣೆಯನ್ನು ನಡೆಸತಕ್ಕದ್ದು.

29. ಇತರ ಪ್ರಾಧಿಕಾರಗಳು.- ವಿಶ್ವವಿದ್ಯಾಲಯದ ಇತರ ಪ್ರಾಧಿಕಾರಗಳ ರಚನೆ, ಅಧಿಕಾರಗಳು ಹಾಗೂ ಪ್ರಕಾರ್ಯಗಳು ಪರಿನಿಯಮಗಳಿಂದ ನಿರ್ದಿಷ್ಟಪಡಿಸಬಹುದಾದಂತೆ ಇರತಕ್ಕದ್ದು.

30. ಒಂದು ಪ್ರಾಧಿಕಾರದ ಅಥವಾ ಸಂಸ್ಥೆಯ ಸದಸ್ಯತ್ವಕ್ಕೆ ಅನರ್ಹತೆ.- ವಿಶ್ವವಿದ್ಯಾಲಯದ ಸಂಸ್ಥೆಗಳ ಯಾವುವೇ ಪ್ರಾಧಿಕಾರಗಳ ಒಬ್ಬ ವ್ಯಕ್ತಿಯು,-

- (ಎ) ಅಸ್ವಸ್ಥ ಚಿತ್ತನಾಗಿದ್ದು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿಸಲ್ಪಟ್ಟಿದ್ದರೆ;
- (ಬಿ) ಅವಿಮುಕ್ತ ದಿವಾಳಿಯಾಗಿದ್ದರೆ;
- (ಸಿ) ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ಣೀತನಾಗಿದ್ದರೆ;
- (ಡಿ) ಖಾಸಗಿ ಬೋಧನಾ ತರಗತಿಗಳನ್ನು ನಡೆಸುತ್ತಿದ್ದರೆ ಅಥವಾ ಸ್ವತಃ ನಿರತನಾಗಿದ್ದರೆ;
- (ಇ) ಯಾವುದೇ ವಿಧದಲ್ಲಿ, ಎಲ್ಲಿಯೇ, ಯಾವುದೇ ಪರೀಕ್ಷೆಯನ್ನು ನಡೆಸುವಲ್ಲಿ ಅನುಚಿತ ಅಭ್ಯಾಸದಲ್ಲಿ ತೊಡಗಿದ್ದಕ್ಕಾಗಿ ಅಥವಾ ಉತ್ತೇಜಿಸಿದ್ದಕ್ಕಾಗಿ ದಂಡಿತನಾಗಿದ್ದರೆ; ಮತ್ತು
- (ಎಫ್) ಪ್ರಬಂಧಕರ ಮಂಡಳಿಯು ಯಾವುವೇ ಪ್ರಾಧಿಕಾರಗಳ ಅಥವಾ ಸಂಸ್ಥೆಗಳ ಯಾವೊಬ್ಬ ಸದಸ್ಯನನ್ನು ಆ ಪದವನ್ನು ಹೊಂದಿರುವುದಕ್ಕೆ ಅರ್ಹನಲ್ಲನೆಂದು ಲಿಖಿತದಲ್ಲಿ ಅಭಿಪ್ರಾಯ ನೀಡಿದಾಗಲೆಲ್ಲಾ,

-ಸದಸ್ಯನಾಗಿರುವುದಕ್ಕೆ ಅನರ್ಹನಾಗತಕ್ಕದ್ದು.

31. ಖಾಲಿ ಸ್ಥಾನ ಇರುವ ಕಾರಣದಿಂದಾಗಿ ವ್ಯವಹರಣೆಗಳು ಅಸಿಂಧುವಾಗತಕ್ಕದ್ದಲ್ಲ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರದ ಕಾರ್ಯ ಅಥವಾ ವ್ಯವಹರಣೆಗಳು ಕೇವಲ ಅದರಲ್ಲಿ ಯಾವುದೇ ಖಾಲಿ ಸ್ಥಾನ ಇದೆ ಎಂಬ ಕಾರಣದಿಂದ ಅಥವಾ ಪ್ರಾಧಿಕಾರದ ರಚನೆಯಲ್ಲಿ ದೋಷವಿದೆ ಎಂಬ ಕಾರಣದಿಂದ ಮಾತ್ರವೇ ಅಸಿಂಧುವಾಗತಕ್ಕದ್ದಲ್ಲ.

32. ಕಾರ್ಯಸೂಚಿ ವಿಷಯಗಳ ಬಗ್ಗೆ ಉಪಬಂಧಗಳು.- (1) ಯಾವುವೇ ಕಾರ್ಯಸೂಚಿ ವಿಷಯಗಳನ್ನು ಕುಲಾಧಿಪತಿಯವರ ಪೂರ್ವಾನುಮೋದನೆಯನ್ನು ಪಡೆಯದೇ ಪ್ರಬಂಧಕ ಮಂಡಳಿಯ ಅಥವಾ ವ್ಯವಸ್ಥಾಪನಾ ಮಂಡಳಿಯ ಅಥವಾ ಯಾವುದೇ ಸಮಿತಿಯ ಸಭೆಗಳ ಕಾರ್ಯಸೂಚಿ ವಿಷಯಗಳಲ್ಲಿ ಸೇರಿಸತಕ್ಕದ್ದಲ್ಲ ಅಥವಾ ಚರ್ಚೆಗೆ ತೆಗೆದುಕೊಳ್ಳತಕ್ಕದ್ದಲ್ಲ ಮತ್ತು ತೀರ್ಮಾನಿಸತಕ್ಕದ್ದಲ್ಲ.

(2) ಈ ಅಧಿನಿಯಮದ ಯಾವುದೇ ಉಪಬಂಧಗಳನ್ನು ಪಾಲಿಸದೆ ಇರುವ ಸಂದರ್ಭದಲ್ಲಿ, ಕುಲಾಧಿಪತಿಯವರು ವಿಶ್ವವಿದ್ಯಾಲಯದ ಯಾವುದೇ ಪದಾಧಿಕಾರಿ ಅಥವಾ ಸಂಸ್ಥೆಯು ತೆಗೆದುಕೊಂಡ ಎಲ್ಲಾ ತೀರ್ಮಾನಗಳನ್ನು ವಿಪರ್ಯಯಗೊಳಿಸುವ ಮೂಲಕ ಪರಿಹಾರ ಕ್ರಮಗಳನ್ನು ಕೂಡಲೇ ಕೈಗೊಳ್ಳಲು ಅಧಿಕಾರವನ್ನು ಎಲ್ಲಾ ಸಮಯದಲ್ಲಿ ಹೊಂದಿರತಕ್ಕದ್ದು ಮತ್ತು ಅಂಥ ಪರಿಹಾರ ಕ್ರಮದ ಪರಿಣಾಮವಾಗಿ ಅಧಿನಿಯಮದ ಉಪಬಂಧಗಳನ್ನು ಪಾಲಿಸದೇ ವಿಶ್ವವಿದ್ಯಾಲಯದ ಪದಾಧಿಕಾರಿ ಅಥವಾ ಸಂಸ್ಥೆಯು ಕೈಗೊಂಡಿದ್ದ ಎಲ್ಲಾ ಅಂಥ ಕ್ರಮಗಳು, ಮೊದಲಿನಿಂದಲೂ ಶೂನ್ಯ ಮತ್ತು ಅಕೃತ ಎಂದು ಭಾವಿಸತಕ್ಕದ್ದು ಹಾಗೂ ತತ್ಪರಿಣಾಮವಾಗಿ, ಉಪಬಂಧ ಪಾಲಿಸದೇ ಇದ್ದ ವಿಷಯ ಅಥವಾ ನಿರ್ಧಾರದ ಸಂಬಂಧದಲ್ಲಿ ಅದಕ್ಕೆ ಮುಂಚೆ ಇದ್ದ ವಸ್ತುಸ್ಥಿತಿಯೇ ಮುಂದುವರಿಯತಕ್ಕದ್ದು.

ಅಧ್ಯಾಯ - V
ಪರಿನಿಯಮಗಳು ಮತ್ತು ವಿನಿಯಮಗಳು

33. ಪರಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ಪರಿನಿಯಮಗಳು ವಿಶ್ವವಿದ್ಯಾಲಯಕ್ಕೆ ಮತ್ತು ಸಿಬ್ಬಂದಿಗೆ ಸಂಬಂಧಿಸಿದ ಎಲ್ಲಾ ಅಥವಾ ಯಾವುದೇ ವಿಷಯಕ್ಕೆ ಈ ಕೆಳಗಿನಂತೆ ಉಪಬಂಧ ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯದ ಪ್ರಾಧಿಕಾರಗಳ ಕಾರ್ಯಕಲಾಪಗಳನ್ನು ನಡೆಸುವ ಮತ್ತು ಈ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಿದಿರುವ ಸಂಸ್ಥೆಗಳ ರಚನೆಯ ಕಾರ್ಯವಿಧಾನ;
- (ii) ಶಾಶ್ವತ ಶಾಸನಬದ್ಧ ದತ್ತಿ ನಿಧಿ, ವಿಶ್ವವಿದ್ಯಾಲಯ ದತ್ತಿ ನಿಧಿ, ಸಾಮಾನ್ಯ ನಿಧಿ ಹಾಗೂ ಅಭಿವೃದ್ಧಿ ನಿಧಿಗಳ ನಿರ್ವಹಣೆ;
- (iii) ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ಅಧಿಕಾರಿ ಇವರ ನೇಮಕಾತಿಯ ನಿಬಂಧನೆಗಳು ಹಾಗೂ ಷರತ್ತುಗಳು ಹಾಗೂ ಅವರ ಅಧಿಕಾರಗಳು ಮತ್ತು ಪ್ರಕಾರ್ಯಗಳು;
- (iv) ವಿಶ್ವವಿದ್ಯಾಲಯದ ಇತರ ಅಧಿಕಾರಿಗಳ, ಅಧ್ಯಾಪಕರ ಮತ್ತು ನೌಕರರ ನೇಮಕಾತಿ ವಿಧಾನ ಹಾಗೂ ಸೇವಾ ನಿಬಂಧನೆಗಳು ಮತ್ತು ಷರತ್ತುಗಳು;
- (v) ವಿಶ್ವವಿದ್ಯಾಲಯ ಹಾಗೂ ಅದರ ಅಧಿಕಾರಿಗಳು, ವ್ಯಾಸಂಗ ವಿಭಾಗದ (ಫ್ಯಾಕಲ್ಟಿ) ಸದಸ್ಯರು, ನೌಕರರು ಹಾಗೂ ವಿದ್ಯಾರ್ಥಿಗಳ ನಡುವೆ ಉಂಟಾದ ವಿವಾದಗಳನ್ನು ಪರಿಹರಿಸುವ ಕಾರ್ಯವಿಧಾನ;
- (vi) ವಿಭಾಗಗಳು ಮತ್ತು ವ್ಯಾಸಂಗ ವಿಭಾಗಗಳ (ಫ್ಯಾಕಲ್ಟಿಗಳ) ಸೃಜನೆ, ರದ್ದತಿ ಅಥವಾ ಪುನಾರಚನೆ;
- (vii) ಇತರ ವಿಶ್ವವಿದ್ಯಾಲಯಗಳು ಅಥವಾ ಉನ್ನತ ಕಲಿಕಾ ಸಂಸ್ಥೆಗಳ ಜೊತೆಯಲ್ಲಿ ಸಹಕರಿಸಬೇಕಾದ ರೀತಿ;
- (viii) ಗೌರವ ಪದವಿಗಳ ನೀಡಿಕೆಯ ಕಾರ್ಯವಿಧಾನ;
- (ix) ಉಚಿತ ಶಿಕ್ಷಣ (ಫ್ರಿಶಿಪ್) ಮತ್ತು ವಿದ್ಯಾರ್ಥಿವೇತನ ಮಂಜೂರಾತಿಗೆ ಸಂಬಂಧಿಸಿದ ಉಪಬಂಧಗಳು;
- (x) ವಿವಿಧ ವ್ಯಾಸಂಗ ಕ್ರಮಗಳಲ್ಲಿನ ಸೀಟುಗಳ ಸಂಖ್ಯೆಗೆ ಸಂಬಂಧಿಸಿದ ಕಾರ್ಯನೀತಿಗಳು ಮತ್ತು ಅಂಥ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಕಾರ್ಯವಿಧಾನ;
- (xi) ವಿವಿಧ ವ್ಯಾಸಂಗ ಕ್ರಮಗಳಿಗೆ ವಿದ್ಯಾರ್ಥಿಗಳಿಗೆ ವಿದಿಸಬಹುದಾದ ಶುಲ್ಕಕ್ಕೆ ಸಂಬಂಧಿಸಿದ ಕಾರ್ಯನೀತಿ;
- (xii) ಸಂಶೋಧನಾ ವೇತನಗಳು (ಫೆಲೋಶಿಪ್‌ಗಳು), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಉಚಿತ ಶಿಕ್ಷಣಗಳು, ಪದಕಗಳು ಹಾಗೂ ಬಹುಮಾನಗಳನ್ನು ಪ್ರಾರಂಭಿಸುವುದು;
- (xiii) ಹುದ್ದೆಗಳ ಸೃಜನೆ ಮತ್ತು ರದ್ದತಿಗಾಗಿ ಕಾರ್ಯವಿಧಾನ; ಮತ್ತು
- (xiv) ಪ್ರಬಂಧಕ ಮಂಡಳಿಯು ನಿರ್ಧರಿಸಬಹುದಾದ ಅಥವಾ ಈ ಅಧಿನಿಯಮದ ಅಡಿಯಲ್ಲಿ ಪರಿನಿಯಮಗಳ ಮೂಲಕ ಉಪಬಂಧ ಕಲ್ಪಿಸಬೇಕಾದ ಅಗತ್ಯತೆಯುಳ್ಳ ಯಾವುದೇ ಇತರ ವಿಷಯಗಳು.

34. ಪರಿನಿಯಮಗಳ ರಚನೆ ವಿಧಾನ.- (1) ವ್ಯವಸ್ಥಾಪನಾ ಮಂಡಳಿಯು ರಚಿಸಿದ ಮೊದಲ ಪರಿನಿಯಮಗಳನ್ನು ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ವ್ಯವಸ್ಥಾಪನಾ ಮಂಡಳಿಯು ಸಲ್ಲಿಸಿದ ಮೊದಲ ಪರಿನಿಯಮಗಳನ್ನು ಪ್ರಬಂಧಕ ಮಂಡಳಿಯು ಪರಿಗಣಿಸತಕ್ಕದ್ದು ಹಾಗೂ ತಾನು ಅವಶ್ಯವೆಂದು ಭಾವಿಸಬಹುದಾದ ಅಂಥ ಮಾರ್ಪಾಡುಗಳು, ಯಾವುದಾದರೂ ಇದ್ದಲ್ಲಿ, ಅವುಗಳೊಡನೆ ತನ್ನ ಅನುಮೋದನೆಯನ್ನು ನೀಡತಕ್ಕದ್ದು.

(3) ವಿಶ್ವವಿದ್ಯಾಲಯವು, ಪ್ರಬಂಧಕ ಮಂಡಳಿಯು ಅನುಮೋದಿಸಿದ ಮೊದಲ ಪರಿನಿಯಮಗಳನ್ನು ವಿಶ್ವವಿದ್ಯಾಲಯದ ಅಧಿಸೂಚನೆಯಲ್ಲಿ ಪ್ರಕಟಿಸತಕ್ಕದ್ದು ಮತ್ತು ತದನಂತರ ಮೊದಲ ಪರಿನಿಯಮಗಳ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

35. ಪರಿನಿಯಮಗಳ ತಿದ್ದುಪಡಿಯ ಅಧಿಕಾರ.- ಪ್ರಬಂಧಕ ಮಂಡಳಿಯು ಹೊಸ ಅಥವಾ ಹೆಚ್ಚುವರಿ ಪರಿನಿಯಮಗಳನ್ನು ರಚಿಸಬಹುದು ಅಥವಾ ಪರಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ಅವನ್ನು ನಿರಸನಗೊಳಿಸಬಹುದು.

36. ವಿನಿಯಮಗಳು.- ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು, ವಿನಿಯಮಗಳು ಈ ಮುಂದಿನ ವಿಷಯಗಳಿಗೆ ಉಪಬಂಧಗಳನ್ನು ಕಲ್ಪಿಸಬಹುದು, ಎಂದರೆ:-

- (i) ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ಮತ್ತು ವಿದ್ಯಾರ್ಥಿ ಪಟ್ಟಿಯಲ್ಲಿ ಅವರುಗಳ ದಾಖಲಾತಿ ಹಾಗೂ ಮುಂದುವರಿಕೆ;

- (ii) ವಿಶ್ವವಿದ್ಯಾಲಯದ ಎಲ್ಲಾ ಪದವಿಗಳು ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳಿಗಾಗಿ ನಿಗದಿಪಡಿಸತಕ್ಕ ವ್ಯಾಸಂಗ ಕ್ರಮಗಳು;
- (iii) ಪದವಿಗಳ ಮತ್ತು ಇತರ ಶೈಕ್ಷಣಿಕ ಪ್ರಶಸ್ತಿಗಳ ಪ್ರದಾನ;
- (iv) ಸಂಶೋಧನಾ ವೇತನಗಳು (ಫೆಲೋಶಿಪ್), ವಿದ್ಯಾರ್ಥಿವೇತನಗಳು, ಶಿಷ್ಯವೇತನಗಳು, ಪದಕಗಳು ಮತ್ತು ಬಹುಮಾನಗಳನ್ನು ನೀಡಲು ಷರತ್ತುಗಳು;
- (v) ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷೆ ನಡೆಸುವ ಸಂಸ್ಥೆಗಳು, ಪರೀಕ್ಷಕರು, ಪರೀಕ್ಷಾ ಮೇಲ್ವಿಚಾರಕರು, ಟ್ಯಾಬುಲೇಟರ್‌ಗಳು ಮತ್ತು ಮಾಡರೇಟರ್‌ಗಳ ನೇಮಕಾತಿ ವಿಧಾನ ಮತ್ತು ಷರತ್ತುಗಳು ಹಾಗೂ ಅವರ ಕರ್ತವ್ಯಗಳು;
- (vi) ವಿಶ್ವವಿದ್ಯಾಲಯದ ಪರೀಕ್ಷೆಗಳಿಗೆ, ಪದವಿಗಳಿಗೆ ಹಾಗೂ ಇತರ ಶೈಕ್ಷಣಿಕ ಪ್ರಶಸ್ತಿಗಳಿಗೆ ಪ್ರವೇಶಕ್ಕೆ ವಿಧಿಸತಕ್ಕ ಶುಲ್ಕ;
- (vii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಿವಾಸಕ್ಕಾಗಿ ಷರತ್ತುಗಳು;
- (viii) ವಿಶ್ವವಿದ್ಯಾಲಯ ಅಥವಾ ಒಂದು ಘಟಕ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಶಿಸ್ತು ಪಾಲನೆ; ಮತ್ತು
- (ix) ಈ ಅಧಿನಿಯಮದ ಅಡಿಯಲ್ಲಿನ ಪರಿನಿಯಮಗಳಲ್ಲಿ ಉಪಬಂಧ ಕಲ್ಪಿಸಬಹುದಾದಂಥ ಇತರ ಎಲ್ಲಾ ವಿಷಯಗಳು.

37. **ವಿನಿಯಮಗಳ ರಚನೆ ವಿಧಾನ.**— ವಿನಿಯಮಗಳನ್ನು ಶೈಕ್ಷಣಿಕ ಪರಿಷತ್ತು ರಚಿಸತಕ್ಕದ್ದು ಹಾಗೂ ವ್ಯವಸ್ಥಾಪನಾ ಮಂಡಳಿಯು ಅನುಮೋದಿಸತಕ್ಕದ್ದು.

38. **ವಿನಿಯಮಗಳ ತಿದ್ದುಪಡಿಗೆ ಅಧಿಕಾರ.**— ವ್ಯವಸ್ಥಾಪನಾ ಮಂಡಳಿಯ ಅನುಮೋದನೆಯೊಡನೆ ಶೈಕ್ಷಣಿಕ ಪರಿಷತ್ತು ಹೊಸ ವಿನಿಯಮಗಳನ್ನು ಅಥವಾ ಹೆಚ್ಚುವರಿ ವಿನಿಯಮಗಳನ್ನು ರಚಿಸಬಹುದು ಅಥವಾ ವಿನಿಯಮಗಳ ತಿದ್ದುಪಡಿ ಮಾಡಬಹುದು ಅಥವಾ ನಿರಸನಗೊಳಿಸಬಹುದು.

39. **ಶುಲ್ಕ ನಿಗದಿ.**— (1) 9ನೇ ಪ್ರಕರಣದ ಪರಂತುಕದ ಅಡಿಯಲ್ಲಿ ರಾಜ್ಯ ಸರ್ಕಾರದ ಅಥವಾ ಅದರ ಏಜೆನ್ಸಿಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಮಾಡಲಾದ ಪ್ರವೇಶಗಳಲ್ಲಿ ವಿಶ್ವವಿದ್ಯಾಲಯದ ಎಲ್ಲಾ ಕೋರ್ಸುಗಳಲ್ಲಿನ ಶೇಕಡಾ ನಲವತ್ತರಷ್ಟು ಪ್ರವೇಶಗಳ ಸಂಬಂಧದಲ್ಲಿ ಶುಲ್ಕವು ಸರ್ಕಾರ ಮತ್ತು ವಿಶ್ವವಿದ್ಯಾಲಯವು ಸಮ್ಮತಾಭಿಪ್ರಾಯದ ಒಪ್ಪಂದದ ಪ್ರಕಾರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) ಅನುಸಾರವಾಗಿ ಸರ್ಕಾರಿ ಸೀಟುಗಳಿಗಾಗಿ ರಾಜ್ಯ ಸರ್ಕಾರವು ಕಾಲಕಾಲಕ್ಕೂ ನಿಗದಿಪಡಿಸಿದಂತೆ ಇರತಕ್ಕದ್ದು.

(2) ವಿಶ್ವವಿದ್ಯಾಲಯದ ಇತರ ಸೀಟುಗಳಿಗೆ ಸಂಬಂಧಿಸಿದಂತೆ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳು (ಪ್ರವೇಶ, ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ, 2006ರ (2006ರ ಕರ್ನಾಟಕ ಅಧಿನಿಯಮ 8) 6ನೇ ಪ್ರಕರಣದ ಉಪಬಂಧಗಳ ಅನುಸಾರವಾಗಿ ಉಚ್ಚ ನಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯ ಅಡಿಯಲ್ಲಿ ರಚಿಸಲಾದ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕವನ್ನು ನಿಗದಿಪಡಿಸತಕ್ಕದ್ದು. ಈ ಪ್ರಕರಣದ ಉದ್ದೇಶಕ್ಕಾಗಿ ವಿಶ್ವವಿದ್ಯಾಲಯವನ್ನು ಖಾಸಗಿ ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆ ಎಂದು ಭಾವಿಸತಕ್ಕದ್ದು.

ಅಧ್ಯಾಯ - VI

ಸಂಕೀರ್ಣ

40. **ನೌಕರರ ಸೇವಾ ಷರತ್ತುಗಳು.**— (1) ಪರಿನಿಯಮಗಳ ಮತ್ತು ವಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಥವಾ ನಿಯಮಗಳ ಮೂಲಕ ನಿಯಮಿಸಬಹುದಾದ ಅಂಥ ನಿಬಂಧನೆಗಳು ಮತ್ತು ಷರತ್ತುಗಳು, ಯಾವುದಾದರೂ ಇದ್ದಲ್ಲಿ, ಅವುಗಳಿಗೆ ಒಳಪಟ್ಟು ಪ್ರತಿಯೊಬ್ಬ ನೌಕರನು ಲಿಖಿತ ಕರಾರಿನ ಅಡಿಯಲ್ಲಿ ನೇಮಕಗೊಳ್ಳತಕ್ಕದ್ದು ಮತ್ತು ಅದನ್ನು ವಿಶ್ವವಿದ್ಯಾಲಯದಲ್ಲಿ ಇಟ್ಟುಕೊಳ್ಳತಕ್ಕದ್ದು ಹಾಗೂ ಅದರ ಪ್ರತಿಯನ್ನು ಸಂಬಂಧಪಟ್ಟ ನೌಕರನಿಗೆ ನೀಡತಕ್ಕದ್ದು.

(2) ನೌಕರರ ವಿರುದ್ಧ ಶಿಸ್ತು ಕ್ರಮವನ್ನು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಬಹುದಾದ ಕಾರ್ಯವಿಧಾನಗಳ ಮೂಲಕ ನಿಯಂತ್ರಿಸತಕ್ಕದ್ದು.

(3) ಕರಾರಿನಿಂದಾಗಿ ವಿಶ್ವವಿದ್ಯಾಲಯ ಮತ್ತು ನೌಕರನ ಮಧ್ಯದಲ್ಲಿ ಉದ್ಭವಿಸಬಹುದಾದ ಯಾವುದೇ ವಿವಾದವನ್ನು, ಲಿಖಿತ ಕರಾರಿನಲ್ಲಿ ಉಪಬಂಧಿಸಿದ ವಿಧಾನದಲ್ಲಿ ಹಾಗೂ ಪರಿನಿಯಮಗಳ ಅನುಸಾರವಾಗಿ ಪರಿಹರಿಸತಕ್ಕದ್ದು.

41. **ಮೇಲ್ಮನವಿ ಹಕ್ಕು.**— ವಿಶ್ವವಿದ್ಯಾಲಯವು ತನ್ನ ನೌಕರರ ಅಥವಾ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಸಂದರ್ಭದಲ್ಲಿ, ಬಾಧಿತ ನೌಕರ ಅಥವಾ ವಿದ್ಯಾರ್ಥಿಗಳು ಪರಿನಿಯಮಗಳಲ್ಲಿ ನಿರ್ದಿಷ್ಟಪಡಿಸಿದ ಅಂಥ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿರತಕ್ಕದ್ದು.

42. ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿ.- ವಿಶ್ವವಿದ್ಯಾಲಯವು, ತನ್ನ ನೌಕರರ ಪ್ರಯೋಜನಕ್ಕಾಗಿ, ಪರಿನಿಯಮಗಳು ಮತ್ತು ಜಾರಿಯಲ್ಲಿರುವ ಕಾನೂನುಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳಿಗೆ ಒಳಪಟ್ಟು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಭವಿಷ್ಯ ಅಥವಾ ನಿವೃತ್ತಿ ವೇತನ ನಿಧಿಯನ್ನು ರಚಿಸತಕ್ಕದ್ದು ಹಾಗೂ ಅಂಥ ವಿಮಾ ಯೋಜನೆಗಳನ್ನು ಒದಗಿಸತಕ್ಕದ್ದು.

43. ವಿಶ್ವವಿದ್ಯಾಲಯದ ಪ್ರಾಧಿಕಾರಗಳು ಮತ್ತು ಸಂಸ್ಥೆಗಳ ರಚನೆಯ ವಿವಾದಗಳು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಇತರ ಸಂಸ್ಥೆಯ ಸದಸ್ಯನಾಗಿ ಯಾವೊಬ್ಬ ವ್ಯಕ್ತಿಯು ಸೂಕ್ತವಾಗಿ ಆಯ್ಕೆಯಾಗಿದ್ದಾನೆಯೇ ಅಥವಾ ನೇಮಕಗೊಂಡಿದ್ದಾನೆಯೇ ಅಥವಾ ಅದಕ್ಕೆ ಅರ್ಹನಾಗಿದ್ದಾನೆಯೇ ಎಂಬ ಯಾವುದೇ ಪ್ರಶ್ನೆ ಉದ್ಭವಿಸಿದರೆ, ಆ ವಿಷಯವನ್ನು ತೀರ್ಮಾನಕ್ಕಾಗಿ ಕುಲಾಧಿಪತಿಯವರಿಗೆ ಕಳುಹಿಸತಕ್ಕದ್ದು ಮತ್ತು ಅವರ ತೀರ್ಮಾನವು ಅಂತಿಮವಾಗಿರತಕ್ಕದ್ದು.

44. ಸಮಿತಿಗಳ ರಚನೆ.- 22ನೇ ಪ್ರಕರಣದಲ್ಲಿ ನಮೂದಿಸಿದ ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರವು ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ಅಧಿಕಾರವನ್ನು ಹೊಂದಿರುವ ಅಂಥ ಸದಸ್ಯರನ್ನು ಒಳಗೊಂಡ ಅಂಥ ಪ್ರಾಧಿಕಾರದ ಒಂದು ಸಮಿತಿಯನ್ನು ರಚಿಸಲು ಅಧಿಕಾರವನ್ನು ಹೊಂದಿರತಕ್ಕದ್ದು.

45. ಆಕಸ್ಮಿಕವಾಗಿ ಖಾಲಿಯಾದ ಸ್ಥಾನಗಳನ್ನು ತುಂಬುವುದು.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಂಸ್ಥೆಯ ಪದನಿಮಿತ್ತ ಸದಸ್ಯರನ್ನು ಹೊರತುಪಡಿಸಿ, ಸದಸ್ಯರ ಪೈಕಿ ಯಾವುದೇ ಸ್ಥಾನವು ಆಕಸ್ಮಿಕವಾಗಿ ಖಾಲಿಯಾದರೆ, ಯಾರ ಸ್ಥಾನವು ಖಾಲಿಯಾಗಿ ತುಂಬಬೇಕಾಗಿ ಬಂದಿದೆಯೋ ಆ ಸದಸ್ಯನನ್ನು ಯಾವ ರೀತಿಯಲ್ಲಿ ಆರಿಸಲಾಗಿತ್ತೋ ಅದೇ ರೀತಿಯಲ್ಲಿ ಹೊಸ ಸದಸ್ಯನನ್ನು ಆರಿಸಿ ಭರ್ತಿ ಮಾಡತಕ್ಕದ್ದು ಮತ್ತು ಹಾಗೆ ಖಾಲಿ ಸ್ಥಾನವನ್ನು ಭರ್ತಿ ಮಾಡಿದ ವ್ಯಕ್ತಿಯು ಆತನು ಯಾವ ಸದಸ್ಯನ ಸ್ಥಾನದಲ್ಲಿ ಭರ್ತಿಯಾಗಿರುವನೋ ಆ ಸದಸ್ಯನು ಪ್ರಾಧಿಕಾರ ಅಥವಾ ಸಂಸ್ಥೆಯ ಸದಸ್ಯನಾಗಿ ಉಳಿಯುತ್ತಿದ್ದ ಬಾಕಿ ಅವಧಿಯವರೆಗೆ ಮಾತ್ರ ಸದಸ್ಯನಾಗಿರತಕ್ಕದ್ದು.

46. ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.- ಈ ಅಧಿನಿಯಮ ಅಥವಾ ಪರಿನಿಯಮಗಳು ಅಥವಾ ನಿಯಮಗಳಿಗೆ ಅನುಸಾರವಾಗಿ ಸದ್ಭಾವನೆಯಿಂದ ಮಾಡಿದ ಅಥವಾ ಮಾಡಲು ಉದ್ದೇಶಿಸಿದ ಯಾವುದೇ ಕಾರ್ಯಕ್ಕಾಗಿ ವಿಶ್ವವಿದ್ಯಾಲಯದ ಯಾವೊಬ್ಬ ಅಧಿಕಾರಿ ಅಥವಾ ಇತರ ನೌಕರರ ವಿರುದ್ಧ ಯಾವುದೇ ದಾವೆ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ನಡೆಸಲು ಅವಕಾಶ ಇರತಕ್ಕದ್ದಲ್ಲ.

47. ತಾತ್ಕಾಲಿಕ ಉಪಬಂಧಗಳು.- ಈ ಅಧಿನಿಯಮ ಮತ್ತು ಪರಿನಿಯಮಗಳ ಯಾವುದೇ ಇತರ ಉಪಬಂಧಗಳಲ್ಲಿ ಏನೇ ಇದ್ದರೂ,-

- (i) ಮೊದಲ ಕುಲಪತಿ ಮತ್ತು ಸಹಕುಲಪತಿ, ಯಾರಾದರೂ ಇದ್ದರೆ, ಅವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು;
- (ii) ಮೊದಲ ಕುಲಸಚಿವರನ್ನು ಮತ್ತು ಮೊದಲ ಹಣಕಾಸು ಅಧಿಕಾರಿಯವರನ್ನು ಕುಲಾಧಿಪತಿಯವರು ನೇಮಕಮಾಡತಕ್ಕದ್ದು; ಮತ್ತು
- (iii) ಮೊದಲ ವ್ಯವಸ್ಥಾಪನ ಮಂಡಳಿ, ಮೊದಲ ಹಣಕಾಸು ಸಮಿತಿ, ಮೊದಲ ಸಂಶೋಧನೆ ಮತ್ತು ಅನ್ವೇಷಣಾ ಪರಿಷತ್ತು ಹಾಗೂ ಮೊದಲ ಶೈಕ್ಷಣಿಕ ಪರಿಷತ್ತನ್ನು ಕುಲಾಧಿಪತಿಯವರು ರಚಿಸತಕ್ಕದ್ದು.

48. ಶಾಶ್ವತ ಶಾಸನಬದ್ಧ ದತ್ತಿ ನಿಧಿ.- (1) ವಿಶ್ವವಿದ್ಯಾಲಯವು, ಕನಿಷ್ಠ ಇಪ್ಪತ್ತೈದು ಕೋಟಿ ರೂಪಾಯಿಗಳನ್ನುಳ್ಳ ಒಂದು ಶಾಶ್ವತ ಶಾಸನಬದ್ಧ ದತ್ತಿ ನಿಧಿಯನ್ನು ಸ್ಥಾಪಿಸತಕ್ಕದ್ದು ಇದರ ಪೈಕಿ ಕನಿಷ್ಠ ಹದಿನೈದು ಕೋಟಿ ರೂಪಾಯಿಗಳು ನಗದು ರೂಪದಲ್ಲಿ ಮತ್ತು ಇನ್ನುಳಿದದ್ದು ಬ್ಯಾಂಕ್ ಗ್ಯಾರಂಟಿ ರೂಪದಲ್ಲಿ ಇರತಕ್ಕದ್ದು ಮತ್ತು ಇದನ್ನು ತಾನಾಗಿಯೇ ಹೆಚ್ಚಿಸಬಹುದಾಗಿದ್ದು ಆದರೆ ಕಡಿಮೆ ಮಾಡತಕ್ಕದ್ದಲ್ಲ.

ಪರಂತು, ಬೆಂಗಳೂರು ಅಥವಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊರಗಿರುವ ವಿಶ್ವವಿದ್ಯಾಲಯದ ಸಂದರ್ಭದಲ್ಲಿ ಕನಿಷ್ಠ ಹತ್ತು ಕೋಟಿ ರೂಪಾಯಿಗಳು ನಗದು ರೂಪದಲ್ಲಿರತಕ್ಕದ್ದು ಮತ್ತು ಉಳಿದ ಐದು ಕೋಟಿ ರೂಪಾಯಿಗಳು ಬ್ಯಾಂಕ್ ಗ್ಯಾರಂಟಿಯ ರೂಪದಲ್ಲಿರತಕ್ಕದ್ದು.

(2) ವಿಶ್ವವಿದ್ಯಾಲಯವು, ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಶಾಶ್ವತ ಶಾಸನಬದ್ಧ ದತ್ತಿ ನಿಧಿಯ ಹಣವನ್ನು ಹೂಡಲು ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯವು ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಗೆ ವರ್ಗಾವಣೆ ಮಾಡಬಹುದು. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನೂ ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(4) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಿದ ವರಮಾನದ ಶೇಕಡಾ ಎಪ್ಪತ್ತೈದರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸಗಳ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತೈದರಷ್ಟನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

49. ವಿಶ್ವವಿದ್ಯಾಲಯದ ದತ್ತಿ ನಿಧಿ.- (1) ಪ್ರಾಯೋಜಕ ಸಂಸ್ಥೆಯು ನಿರ್ಧರಿಸಬಹುದಾದಂತೆ ನಿಧಿಗಳನ್ನು ಒಳಗೊಂಡ ವಿಶ್ವವಿದ್ಯಾಲಯದ ದತ್ತಿ ನಿಧಿಯನ್ನು ವಿಶ್ವವಿದ್ಯಾಲಯವು ಸ್ಥಾಪಿಸತಕ್ಕದ್ದು. ಇದು ಕಾಲಕಾಲಕ್ಕೆ ಸ್ವೀಕರಿಸಬಹುದಾದ ದೇಣಿಗೆಗಳು ಮತ್ತು ಇತರ ನಿಧಿಗಳನ್ನು ಒಳಗೊಂಡಿರತಕ್ಕದ್ದು.

(2) ವಿಶ್ವವಿದ್ಯಾಲಯವು, ಪರಿನಿಯಮಗಳ ಮೂಲಕ ನಿರ್ದಿಷ್ಟಪಡಿಸಬಹುದಾದ ವಿಧಾನದಲ್ಲಿ ವಿಶ್ವವಿದ್ಯಾಲಯದ ದತ್ತಿನಿಧಿಯನ್ನು ಹೂಡುವ ಅಧಿಕಾರವನ್ನು ಹೊಂದಿರತಕ್ಕದ್ದು.

(3) ವಿಶ್ವವಿದ್ಯಾಲಯ ದತ್ತಿ ನಿಧಿಯು, ವಿಶ್ವವಿದ್ಯಾಲಯವು ತನ್ನ ಸಾಮಾಜಿಕ ಧೈಯೋದ್ದೇಶಗಳನ್ನು ನೆರವೇರಿಸುವ ಸಂದರ್ಭದಲ್ಲಿ ಮತ್ತು/ಅಥವಾ ಮುಂಗಾಣದ ಸನ್ನಿವೇಶದಲ್ಲಿ ಉದ್ಭವಿಸಬಹುದಾದ ಹಣಕಾಸು ಸವಾಲುಗಳಿಂದ ತನ್ನನ್ನು ರಕ್ಷಿಸಿಕೊಳ್ಳುವುದಕ್ಕಾಗಿ, ಸ್ವಇಚ್ಛೆಯಿಂದ ನಿರ್ವಹಿಸಿಕೊಂಡು ಬರಲು ಮತ್ತು ಜವಾಬ್ದಾರಿಯಿಂದ ಹಣ ಹೂಡಿಕೆ ಮಾಡಲು ಇಚ್ಛೆಯುಳ್ಳವರಾಗಿ ಸ್ವಯಂ ವಿಧಿಸಿಕೊಂಡ ನಿಧಿಯಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವು, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ಯಾವುದೇ ಮೊಬಲಗನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಗೆ ವರ್ಗಾಯಿಸಬಹುದು. ವಿಶ್ವವಿದ್ಯಾಲಯದ ಸಮಾಪಣೆಗೊಳಿಸುವ ಸಂದರ್ಭವನ್ನು ಹೊರತುಪಡಿಸಿ, ಇತರ ಯಾವ ಸಂದರ್ಭಗಳಲ್ಲೂ ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಯಾವುದೇ ಮೊಬಲಗನ್ನು ಇತರ ಉದ್ದೇಶಗಳಿಗಾಗಿ ವರ್ಗಾಯಿಸತಕ್ಕದ್ದಲ್ಲ.

(5) ವಿಶ್ವವಿದ್ಯಾಲಯದ ದತ್ತಿ ನಿಧಿಯಿಂದ ಬರುವ ವರಮಾನದ ಶೇಕಡಾ ಎಂಭತ್ತರಷ್ಟನ್ನು ವಿಶ್ವವಿದ್ಯಾಲಯದ ಅಭಿವೃದ್ಧಿ ಅಥವಾ ಸಾಮಾನ್ಯ ಕೆಲಸದ ಉದ್ದೇಶಗಳಿಗಾಗಿ ಬಳಸಿಕೊಳ್ಳತಕ್ಕದ್ದು. ಉಳಿದ ಶೇಕಡಾ ಇಪ್ಪತ್ತರಷ್ಟನ್ನು ವಿಶ್ವವಿದ್ಯಾಲಯದ ದತ್ತಿ ನಿಧಿಯಲ್ಲಿ ಪುನಃ ತೊಡಗಿಸತಕ್ಕದ್ದು.

50. ಸಾಮಾನ್ಯ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಸಾಮಾನ್ಯ ನಿಧಿಯನ್ನು ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿಶ್ವವಿದ್ಯಾಲಯವು ವಿಧಿಸಬಹುದಾದ ಎಲ್ಲಾ ಶುಲ್ಕಗಳು;
- (ii) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ಮೂಲದಿಂದ ಸ್ವೀಕರಿಸಲಾದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ದೇಣಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗೆಗಳು;

(2) ಸಾಮಾನ್ಯ ನಿಧಿಗೆ ಜಮಾ ಮಾಡುವ ನಿಧಿಗಳನ್ನು ವಿಶ್ವವಿದ್ಯಾಲಯದ ಎಲ್ಲಾ ಆವರ್ತಕ ವೆಚ್ಚಗಳನ್ನು ಭರಿಸಲು ಉಪಯೋಗಿಸಿಕೊಳ್ಳತಕ್ಕದ್ದು.

51. ಅಭಿವೃದ್ಧಿ ನಿಧಿ.- (1) ವಿಶ್ವವಿದ್ಯಾಲಯವು, ಒಂದು ಅಭಿವೃದ್ಧಿ ನಿಧಿಯನ್ನು ಸಹ ಸ್ಥಾಪಿಸತಕ್ಕದ್ದು. ಇದರಲ್ಲಿ ಈ ಮುಂದಿನ ಮೊಬಲಗುಗಳನ್ನು ಜಮಾ ಮಾಡತಕ್ಕದ್ದು, ಎಂದರೆ:-

- (i) ವಿದ್ಯಾರ್ಥಿಗಳಿಂದ ವಿಧಿಸಬಹುದಾದ ಅಭಿವೃದ್ಧಿ ಶುಲ್ಕಗಳು;
- (ii) ವಿಶ್ವವಿದ್ಯಾಲಯದ ಅಭಿವೃದ್ಧಿಯ ಉದ್ದೇಶಗಳಿಗಾಗಿ ಯಾವುದೇ ಇತರ ಮೂಲಗಳಿಂದ ಸ್ವೀಕರಿಸಿದ ಎಲ್ಲಾ ಮೊತ್ತ;
- (iii) ವಿಶ್ವವಿದ್ಯಾಲಯಕ್ಕೆ ಮಾಡಿದ ಎಲ್ಲಾ ವಂತಿಗೆಗಳು;
- (iv) ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೂಲಕ ನಿಷೇಧಿಸದೇ ಇರುವ ಯಾವುದೇ ಇತರ ವ್ಯಕ್ತಿ ಅಥವಾ ಸಂಸ್ಥೆಯು ಈ ಸಂಬಂಧದಲ್ಲಿ ಕೊಟ್ಟ ಎಲ್ಲಾ ದೇಣಿಗೆಗಳು ಅಥವಾ ವಂತಿಗೆಗಳು; ಮತ್ತು
- (v) ಶಾಶ್ವತ ಶಾಸನಬದ್ಧ ದತ್ತಿ ನಿಧಿಯಿಂದ ಸ್ವೀಕರಿಸಲಾದ ಎಲ್ಲಾ ವರಮಾನಗಳು.

(2) ಅಭಿವೃದ್ಧಿ ನಿಧಿಗೆ ಕಾಲಕಾಲಕ್ಕೆ ಜಮಾ ಮಾಡಿದ ನಿಧಿಯನ್ನು ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಉಪಯೋಗಿಸಿಕೊಳ್ಳತಕ್ಕದ್ದು.

52. ನಿಧಿಗಳ ನಿರ್ವಹಣೆ.- 48, 49, 50 ಮತ್ತು 51ನೇ ಪ್ರಕರಣಗಳಡಿಯಲ್ಲಿ ಸ್ಥಾಪಿಸಲಾದ ನಿಧಿಗಳನ್ನು ಪ್ರಬಂಧಕ ಮಂಡಳಿಯ ಸಾಮಾನ್ಯ ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಒಳಪಟ್ಟು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ನಿಯಂತ್ರಿಸತಕ್ಕದ್ದು ಹಾಗೂ ನಿರ್ವಹಿಸತಕ್ಕದ್ದು.

53. ವಾರ್ಷಿಕ ವರದಿ.- (1) ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ಸಿದ್ಧಪಡಿಸತಕ್ಕದ್ದು ಮತ್ತು ಅದರ ಅನುಮೋದನೆಗಾಗಿ ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(2) ಪ್ರಬಂಧಕ ಮಂಡಳಿಯು ವಾರ್ಷಿಕ ವರದಿಯನ್ನು ತನ್ನ ಸಭೆಯಲ್ಲಿ ಪರಿಗಣಿಸತಕ್ಕದ್ದು ಹಾಗೂ ಅದನ್ನು ಮಾರ್ಪಾಡುಗಳೊಡನೆ ಅಥವಾ ಮಾರ್ಪಾಡುಗಳಿಲ್ಲದೆ ಅನುಮೋದಿಸಬಹುದು.

(3) ಪ್ರಬಂಧಕ ಮಂಡಳಿಯು ಸೂಕ್ತವಾಗಿ ಅನುಮೋದಿಸಿದ ವಾರ್ಷಿಕ ವರದಿಯ ಒಂದು ಪ್ರತಿಯನ್ನು ಪ್ರತಿವರ್ಷದ ಮಾರ್ಚ್ ತಿಂಗಳಿನಲ್ಲಿ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ಡಿಸೆಂಬರ್ 31ಕ್ಕೆ ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

54. ಲೆಕ್ಕಪತ್ರಗಳು ಮತ್ತು ಲೆಕ್ಕಪರಿಶೋಧನೆ.- (1) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕ ಪತ್ರ ಮತ್ತು ಜಮಾ ಖರ್ಚು ಪಟ್ಟಿಯನ್ನು ವ್ಯವಸ್ಥಾಪನಾ ಮಂಡಳಿಯ ನಿರ್ದೇಶನದಲ್ಲಿ ಸಿದ್ಧಪಡಿಸತಕ್ಕದ್ದು ಮತ್ತು ವಿಶ್ವವಿದ್ಯಾಲಯಕ್ಕೆ ಎಲ್ಲಾ ಮೂಲಗಳಿಂದ ಪ್ರಾಪ್ತವಾಗುವ ಅಥವಾ ಸ್ವೀಕರಿಸಲಾಗುವ ಎಲ್ಲಾ ನಿಧಿಗಳು ಹಾಗೂ ವಿತರಿಸಿದ ಅಥವಾ ಸಂದಾಯ ಮಾಡಿದ ಎಲ್ಲಾ ಮೊಬಲಗುಗಳನ್ನು ವಿಶ್ವವಿದ್ಯಾಲಯವು ನಿರ್ವಹಿಸುವ ಲೆಕ್ಕಪತ್ರದಲ್ಲಿ ನಮೂದಿಸತಕ್ಕದ್ದು.

(2) ವಿಶ್ವವಿದ್ಯಾಲಯದ ವಾರ್ಷಿಕ ಲೆಕ್ಕಪತ್ರಗಳನ್ನು ಪ್ರತಿ ವರ್ಷವೂ ಭಾರತದ ಚಾರ್ಟೆಡ್ ಅಕೌಂಟೆಂಟ್‌ಗಳ ಸಂಸ್ಥೆಯ ಸದಸ್ಯರಾಗಿರುವ ಒಬ್ಬ ಲೆಕ್ಕಪರಿಶೋಧಕರಿಂದ ಲೆಕ್ಕಪರಿಶೋಧನೆ ಮಾಡಿಸತಕ್ಕದ್ದು.

(3) ವಾರ್ಷಿಕ ಲೆಕ್ಕಪತ್ರಗಳು ಮತ್ತು ಜಮಾ ಖರ್ಚು ಪಟ್ಟಿಯನ್ನು ಲೆಕ್ಕಪರಿಶೋಧನಾ ವರದಿಯೊಡನೆ, ಪ್ರತಿ ವರ್ಷದ ಮಾರ್ಚ್ 31ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷದ ತರುವಾಯ ಬರುವ ನವೆಂಬರ್ 30ಕ್ಕೆ ಮೊದಲು ಪ್ರಬಂಧಕ ಮಂಡಳಿಗೆ ಸಲ್ಲಿಸತಕ್ಕದ್ದು.

(4) ವಾರ್ಷಿಕ ಲೆಕ್ಕಪತ್ರಗಳು, ಜಮಾಖರ್ಚು ಪಟ್ಟಿ ಮತ್ತು ಲೆಕ್ಕಪರಿಶೋಧನಾ ವರದಿಯನ್ನು ಪ್ರಬಂಧಕ ಮಂಡಳಿಯು ತನ್ನ ಸಭೆಯಲ್ಲಿ ಪರ್ಯಾಲೋಚಿಸತಕ್ಕದ್ದು ಮತ್ತು ಪ್ರಬಂಧಕ ಮಂಡಳಿಯು ಅದನ್ನು ತನ್ನ ಅಭಿಪ್ರಾಯಗಳೊಡನೆ ಸಂದರ್ಶಕರಿಗೆ ಹಾಗೂ ಸರ್ಕಾರಕ್ಕೆ ಪ್ರತಿ ವರ್ಷದ ಡಿಸೆಂಬರ್ 31ಕ್ಕೆ ಮೊದಲು ಕಳುಹಿಸತಕ್ಕದ್ದು.

(5) ಲೆಕ್ಕಪರಿಶೋಧಕರ ವರದಿಯಲ್ಲಿ ಯಾವುದೇ ಮುಖ್ಯ ಬದಲಾವಣೆ ಇದ್ದ ಸಂದರ್ಭದಲ್ಲಿ, ಅವುಗಳನ್ನು ಸರಿಪಡಿಸಲು, ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಕ್ಕೆ ನಿರ್ದೇಶನಗಳನ್ನು ನೀಡಬಹುದು ಮತ್ತು ಅಂಥ ನಿರ್ದೇಶನಗಳು ವಿಶ್ವವಿದ್ಯಾಲಯದ ಮೇಲೆ ಬಂಧನಕಾರಿಯಾಗಿರತಕ್ಕದ್ದು.

55. ವಿಶ್ವವಿದ್ಯಾಲಯ ದಾಖಲೆಗಳ ರುಜುವಾತಿನ ಮಾದರಿ.- ವಿಶ್ವವಿದ್ಯಾಲಯದ ಯಾವುದೇ ಪ್ರಾಧಿಕಾರ ಅಥವಾ ಸಮಿತಿಯ ಯಾವುದೇ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ ಅಥವಾ ಗೊತ್ತುವಳಿಯು ಅಥವಾ ವಿಶ್ವವಿದ್ಯಾಲಯದ ಸ್ವಾಧೀನದಲ್ಲಿರುವ ಇತರ ದಾಖಲೆಗಳು ಅಥವಾ ವಿಶ್ವವಿದ್ಯಾಲಯವು ಯುಕ್ತವಾಗಿ ನಿರ್ವಹಿಸುವ ಯಾವುದೇ ರಿಜಿಸ್ಟ್ರಾರ್‌ನಲ್ಲಿಯ ಯಾವುದೇ ನಮೂದುಗಳ ಪ್ರತಿಯನ್ನು, ಅದರ ಮೇಲೆ ಕುಲಸಚಿವರು ಪ್ರಮಾಣೀಕರಿಸಿದ್ದರೆ, ಅದನ್ನು ಅಂಥ ರಶೀದಿ, ಅರ್ಜಿ, ಸೂಚನೆ, ಆದೇಶ, ವ್ಯವಹರಣೆ, ಗೊತ್ತುವಳಿ ಅಥವಾ ದಾಖಲೆ ಅಥವಾ ರಿಜಿಸ್ಟ್ರಾರ್‌ನಲ್ಲಿ ಇರುವ ನಮೂದನ್ನು ಮೇಲ್ನೋಟದ ಸಾಕ್ಷ್ಯವೆಂಬುದಾಗಿ ಸ್ವೀಕರಿಸತಕ್ಕದ್ದು ಮತ್ತು ವಿಷಯಗಳ ಸಾಕ್ಷಿಯಾಗಿ ಅಂಗೀಕರಿಸತಕ್ಕದ್ದು ಹಾಗೂ ಮೂಲ ದಾಖಲೆಗಳನ್ನೇ ಸಲ್ಲಿಸಿದ್ದರೆ ಅದನ್ನು, ದಾಖಲಿಸಿರುವ ವಿಷಯಗಳು ಮತ್ತು ವಹಿವಾಟುಗಳ ಸಾಕ್ಷ್ಯವಾಗಿ ಅಂಗೀಕರಿಸಲಾಗುತ್ತಿತ್ತೋ, ಅದೇ ರೀತಿಯಲ್ಲಿ ಇವನ್ನೂ ಸಾಕ್ಷ್ಯವಾಗಿ ಅಂಗೀಕರಿಸತಕ್ಕದ್ದು.

56. ನಿರ್ದೇಶನಗಳನ್ನು ನೀಡಲು ರಾಜ್ಯ ಸರ್ಕಾರದ ಅಧಿಕಾರ.- ರಾಜ್ಯಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಥವಾ ಅದರಲ್ಲಿ ಇರುವ ಯಾವುದೇ ಉಪಬಂಧಗಳನ್ನು ಅಥವಾ ಅದರಡಿಯಲ್ಲಿ ರಚಿಸಿದ ಯಾವುದೇ ನಿಯಮಗಳು ಅಥವಾ ಆದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ನಿರ್ದೇಶನ ನೀಡುವುದು ಅವಶ್ಯವೆಂದು ಅಥವಾ ಉಚಿತವೆಂದು ಅಭಿಪ್ರಾಯಪಟ್ಟಲ್ಲಿ ಅದು ಅಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ವಿಶ್ವವಿದ್ಯಾಲಯದ ಪ್ರಬಂಧಕ ಮಂಡಳಿ ಅಥವಾ ಸಂದರ್ಭಾನುಸಾರವಾಗಿ ವ್ಯವಸ್ಥಾಪನಾ ಮಂಡಳಿಯು ಅಂಥ ಪ್ರತಿಯೊಂದು ನಿರ್ದೇಶನವನ್ನು ಪಾಲಿಸತಕ್ಕದ್ದು.

57. ದಂಡಗಳು.- (1) ಈ ಅಧಿನಿಯಮದ ಅಥವಾ ಅದರ ಅಡಿಯಲ್ಲಿ ರಚಿತವಾದ ನಿಯಮಗಳು ಉಪಬಂಧಗಳನ್ನು ಅಥವಾ ಯಾವುದೇ ಪರೀಕ್ಷಾ ವಿಷಯಗಳನ್ನು ಅಥವಾ ಪದವಿಗಳನ್ನು ನೀಡುವುದಕ್ಕೆ ಅಥವಾ ಅಂಕಪಟ್ಟಿಗಳನ್ನು ನೀಡುವುದಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಉಲ್ಲಂಘನೆಗಳನ್ನು ಮಾಡುವ ಯಾವುದೇ ವ್ಯಕ್ತಿಯು, ಅಪರಾಧ ನಿರ್ಣಯವಾದ ಮೇಲೆ, ಐವತ್ತು ಸಾವಿರ ರೂಪಾಯಿಗಳಿಗೆ ಕಡಿಮೆಯಿಲ್ಲದ ಆದರೆ ಹತ್ತು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಯಿಂದ ಅಥವಾ ಆರು ತಿಂಗಳ ಅವಧಿಗಿಂತ ಕಡಿಮೆಯಿಲ್ಲದ ಆದರೆ ಎರಡು ವರ್ಷಗಳ ಅವಧಿಯವರೆಗೆ ವಿಸ್ತರಿಸಬಹುದಾದ ಕಾರಾವಾಸದಿಂದ ಅಥವಾ ಅವೆರಡರಿಂದಲೂ ದಂಡಿತನಾಗತಕ್ಕದ್ದು:

ಪರಂತು, ಅಪರಾಧವನ್ನು ಎಸಗುವಲ್ಲಿ ವಿಶ್ವವಿದ್ಯಾಲಯವೂ ಸಹ ಒಳಗೊಂಡಿರುವಲ್ಲಿ, ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಈ ಅಧಿನಿಯಮದ ಅಡಿಯಲ್ಲಿ ಮಂಜೂರು ಮಾಡಲಾದ ಅನುಮತಿ ಪತ್ರವನ್ನು ಹಿಂತೆಗೆದುಕೊಳ್ಳತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿಯ ದಂಡವನ್ನು ಇತರ ಯಾವುದೇ ಅಧಿನಿಯಮದಲ್ಲಿ ನಿರ್ದಿಷ್ಟಪಡಿಸಲಾದ ದಂಡಕ್ಕೆ ಬಾಧಕವಾಗದಂತೆ ವಿಧಿಸಬಹುದು.

58. ಪ್ರವೇಶಿಸುವ ಮತ್ತು ಪರಿಶೋಧಿಸುವ ಅಧಿಕಾರ.- ಈ ಉದ್ದೇಶಕ್ಕಾಗಿ, ರಾಜ್ಯಸರ್ಕಾರದಿಂದ ಪ್ರಾಧಿಕೃತಗೊಂಡ 'ಎ' ಸಮೂಹದ ಅಧಿಕಾರಿ ದರ್ಜೆಗಿಂತ ಕಡಿಮೆಯಿಲ್ಲದ ದರ್ಜೆಯ ಯಾವುದೇ ಅಧಿಕಾರಿಯು,

ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ (ಕ್ಯಾಪಿಟೇಶನ್ ಶುಲ್ಕ ನಿಷೇಧ) ಅಧಿನಿಯಮ, 1984ರ (1984ರ ಕರ್ನಾಟಕ ಅಧಿನಿಯಮ 37) ಅಡಿಯಲ್ಲಿ ನಿರ್ದಿಷ್ಟಪಡಿಸಿರಬಹುದಾದ ಅಂಥ ಷರತ್ತುಗಳಿಗೆ ಒಳಪಟ್ಟು, ಈ ಅಧಿನಿಯಮದ ಉದ್ದೇಶಗಳಿಗಾಗಿ, ಆ ಅಧಿನಿಯಮದ 9ನೇ ಪ್ರಕರಣದ ಅಡಿಯಲ್ಲಿ ಉಪಬಂಧಿಸಲಾದಂತಹವೇ ಅಧಿಕಾರಗಳನ್ನು ಚಲಾಯಿಸಲು ಮತ್ತು ಪ್ರಕಾರ್ಯಗಳನ್ನು ನೆರವೇರಿಸಲು ಅಧಿಕೃತನಾದ ಅಧಿಕಾರಿ ಎಂಬುದಾಗಿ ಭಾವಿಸತಕ್ಕದ್ದು.

59. ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ನಿರ್ದೇಶನವನ್ನು ನೀಡುವ ಅಧಿಕಾರ.- (1) ವಿಶ್ವವಿದ್ಯಾಲಯವು ತನ್ನ ರಚನೆ ಅಥವಾ ನಿಗಮನವನ್ನು ನಿಯಂತ್ರಿಸುವ ಕಾನೂನಿಗೆ ಅನುಸಾರವಾಗಿ ತನ್ನ ಸಮಾಪನವನ್ನು ಉದ್ದೇಶಿಸಿದ್ದಲ್ಲಿ, ಅದು ಕನಿಷ್ಠ ಆರು ತಿಂಗಳ ಲಿಖಿತ ಪೂರ್ವ ಸೂಚನೆಯನ್ನು (ನೋಟಿಸು) ಸರ್ಕಾರಕ್ಕೆ ನೀಡತಕ್ಕದ್ದು.

(2) ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಈ ಕೆಳಗಿನವುಗಳ ಬಗ್ಗೆ, ಎಂದರೆ:-

(i) ಪದವಿಯನ್ನು ನೀಡುವುದಕ್ಕಾಗಿ ಬೋಧನೆಯ ಗುಣಮಟ್ಟ;

(ii) ಶಿಕ್ಷಣದ ಗುಣಮಟ್ಟ;

(iii) ಉನ್ನತ ಶಿಕ್ಷಣದ ವ್ಯಾಪಾರೀಕರಣವನ್ನು ತಡೆಗಟ್ಟುವುದು;

(iv) ಅಧಿನಿಯಮದ ಉಪಬಂಧಗಳ ಉಲ್ಲಂಘನೆಯ ಬಗ್ಗೆ, ಯಾವುದಾದರೂ ಇದ್ದಲ್ಲಿ,

- ಇವುಗಳ ಬಗ್ಗೆ ವಿಶ್ವವಿದ್ಯಾಲಯದ ನಿಯತಕಾಲಿಕ ಪರಿವೀಕ್ಷಣೆಯನ್ನು ನಡೆಸತಕ್ಕದ್ದು ಮತ್ತು ಸರ್ಕಾರಕ್ಕೆ ವರದಿಯನ್ನು ಕಳುಹಿಸತಕ್ಕದ್ದು.

(3) ದುರ್ವ್ಯವಹರಣೆ, ದುರಾಡಳಿತ ಮತ್ತು ಅಶಿಸ್ತು ಆಗಿದೆ ಎಂಬುದನ್ನು ಗುರುತಿಸಿದರೆ, ಸರ್ಕಾರವು, ವಿಶ್ವವಿದ್ಯಾಲಯದ ಆಡಳಿತವರ್ಗದವರಿಗೆ ಆಡಳಿತವನ್ನು ಸರಿಪಡಿಸಬೇಕೆಂದು ನಿರ್ದೇಶನಗಳನ್ನು ನೀಡತಕ್ಕದ್ದು. ನಿಯಮಿಸಬಹುದಾದ ಅಂಥ ಅವಧಿಯೊಳಗೆ ಆ ನಿರ್ದೇಶನಗಳನ್ನು ಪಾಲಿಸದಿದ್ದಲ್ಲಿ ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ಬಗ್ಗೆ ತೀರ್ಮಾನವನ್ನು ಕೈಗೊಳ್ಳುವ ಹಕ್ಕು ಸರ್ಕಾರದಲ್ಲಿ ಹಿಡಿತವಾಗಿರತಕ್ಕದ್ದು.

(4) ವಿಶ್ವವಿದ್ಯಾಲಯವನ್ನು ಅಥವಾ ಅದರ ಯಾವುದೇ ವ್ಯಾಸಂಗ ಕ್ರಮವನ್ನು (ಕೋರ್ಸ್) ಸಮಾಪನಗೊಳಿಸುವ ವಿಧಾನವು, ಸರ್ಕಾರವು ಈ ಸಂಬಂಧದಲ್ಲಿ ನಿಯಮಿಸಬಹುದಾದಂತೆ ಇರತಕ್ಕದ್ದು:

ಪರಂತು, ವಿಶ್ವವಿದ್ಯಾಲಯವು ತನ್ನ ಕಾರಣಗಳನ್ನು ಹೇಳಿಕೊಳ್ಳಲು ಸಮಂಜಸ ಅವಕಾಶಗಳನ್ನು ನೀಡಿದ ಹೊರತು ಅಂಥ ಯಾವುದೇ ಕ್ರಮವನ್ನು ಕೈಗೊಳ್ಳತಕ್ಕದ್ದಲ್ಲ.

(5) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೋಟಿಸನ್ನು ಸ್ವೀಕರಿಸಿದ ಮೇಲೆ, ಸರ್ಕಾರವು ಸಂಬಂಧಿಸಿದ ನಿಯಂತ್ರಣಾ ಪ್ರಾಧಿಕಾರದೊಡನೆ ಸಮಾಲೋಚಿಸಿ, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸಲು ಅಥವಾ ವ್ಯಾಸಂಗ ಕ್ರಮವನ್ನು ಪರಿಸಮಾಪನಗೊಳಿಸಲು ಉದ್ದೇಶಿಸಿದ ದಿನಾಂಕದಿಂದ, ವಿಶ್ವವಿದ್ಯಾಲಯದಲ್ಲಿ ನಿಯತ ವ್ಯಾಸಂಗ ಕ್ರಮಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕೊನೆಯ ತಂಡ (ಬ್ಯಾಚ್) ತನ್ನ ವ್ಯಾಸಂಗ ಕ್ರಮವನ್ನು ಮುಗಿಸುವವರೆಗೆ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕೆ ಸೂಕ್ತ ವ್ಯವಸ್ಥೆಯನ್ನು ಮಾಡತಕ್ಕದ್ದು.

60. ಸಮಾಪನೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೆಚ್ಚಗಳು.- (1) 59ನೇ ಪ್ರಕರಣದ (5)ನೇ ಉಪಪ್ರಕರಣದ ಅಡಿಯಲ್ಲಿ ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ಅದರ ಆಡಳಿತಾತ್ಮಕ ವೆಚ್ಚಗಳನ್ನು ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಭರಿಸತಕ್ಕದ್ದು.

(2) ವಿಶ್ವವಿದ್ಯಾಲಯದ ಆಡಳಿತವನ್ನು ಹಸ್ತಾಂತರಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ವೆಚ್ಚವನ್ನು ಭರಿಸಲು 48, 49, 50 ಮತ್ತು 51ನೇ ಪ್ರಕರಣಗಳ ಅಡಿಯಲ್ಲಿ ಉಲ್ಲೇಖಿಸಲಾದ ನಿಧಿಯು ಸಾಕಷ್ಟು ಇಲ್ಲದಿದ್ದಲ್ಲಿ, ಅಂಥ ವೆಚ್ಚವನ್ನು ಸರ್ಕಾರವು, ವಿಶ್ವವಿದ್ಯಾಲಯದ ಸ್ವತ್ತುಗಳು ಮತ್ತು ಆಸ್ತಿಗಳನ್ನು ವಿಲೇ ಮಾಡುವ ಮೂಲಕ ಭರಿಸತಕ್ಕದ್ದು.

(3) ವಿಶ್ವವಿದ್ಯಾಲಯದ ಸಮಾಪನೆಯು ದುರ್ವ್ಯವಹರಣೆ ಅಥವಾ ದುರಾಡಳಿತದ ಕಾರಣಗಳಿಗಾಗಿ ಆಗಿದ್ದರೆ, ಸರ್ಕಾರವು ಅಂಥ ದುರ್ವ್ಯವಹಾರಕ್ಕೆ ಅಥವಾ ದುರಾಡಳಿತಕ್ಕೆ ಹೊಣೆಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಮತ್ತು ಅವರ ಮೇಲೆ ತಾನು ಸೂಕ್ತವೆಂದು ಭಾವಿಸಬಹುದಾದ ಅಂಥ ದಂಡನೆಯನ್ನು ವಿಧಿಸಲು ಸ್ವತಂತ್ರವಾಗಿರತಕ್ಕದ್ದು.

61. ತೊಂದರೆಗಳ ನಿವಾರಣೆಗೆ ಅಧಿಕಾರ.- (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು, ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಐದು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಮಾಡಿದ ಪ್ರತಿಯೊಂದು ಆದೇಶವನ್ನು ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ ರಾಜ್ಯ ವಿಧಾನ ಮಂಡಲದ ಮುಂದೆ ಮಂಡಿಸತಕ್ಕದ್ದು.

62. ರಾಜ್ಯ ಸರ್ಕಾರದ ನಿಯಮಗಳ ರಚನಾಧಿಕಾರ.- (1) ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಈಡೇರಿಸುವುದಕ್ಕಾಗಿ ಅಧಿಸೂಚನೆಯ ಮೂಲಕ ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಅಡಿಯಲ್ಲಿ ರಚಿಸಿದ ಪ್ರತಿಯೊಂದು ನಿಯಮವನ್ನು, ಅದನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚು ನಿರಂತರ ಅಧಿವೇಶನಗಳಲ್ಲಿ ಅಡಕವಾಗಿರಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಅದು ಅಧಿವೇಶನದಲ್ಲಿರುವಾಗ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನವು ಮುಕ್ತಾಯವಾಗುವುದಕ್ಕೆ ಮೊದಲು ಉಭಯ ಸದನಗಳು ನಿಯಮದಲ್ಲಿ ಯಾವುದೇ ಮಾರ್ಪಾಡು ಮಾಡಲು ಒಪ್ಪಿದರೆ ಅಥವಾ ಆ ನಿಯಮವನ್ನು ರಚಿಸತಕ್ಕದ್ದಲ್ಲವೆಂದು ಉಭಯ ಸದನಗಳು ಒಪ್ಪಿದರೆ ತದನಂತರ ಅಂಥ ನಿಯಮವು ಹಾಗೆ ಮಾರ್ಪಾಟಾದ ರೀತಿಯಲ್ಲಿ ಪರಿಣಾಮಕಾರಿಯಾಗತಕ್ಕದ್ದು ಅಥವಾ ಸಂದರ್ಭಾನುಸಾರವಾಗಿ ಪರಿಣಾಮಕಾರಿಯಾಗತಕ್ಕದ್ದಲ್ಲ. ಆದಾಗ್ಯೂ, ಯಾವುದೇ ಅಂಥ ಮಾರ್ಪಾಡು ಅಥವಾ ರದ್ದತಿಯು ಆ ನಿಯಮದ ಅಡಿಯಲ್ಲಿ ಈ ಮೊದಲು ಮಾಡಲಾದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವನ್ನು ಉಂಟುಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು ಇದು ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಮುಂದೆ ಬಂದಿದೆ. ಹೆಸರಾಂತ ಸಂಸ್ಥೆಯ ಮೂಲಕ ಖಾಸಗಿ ವಿಶ್ವವಿದ್ಯಾಲಯವು ಸ್ಥಾಪನೆಯಾದಲ್ಲಿ ಅದು ಖಚಿತವಾಗಿ ಅವಶ್ಯವುಳ್ಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಸರಿಸಲು ನೆರವಾಗುತ್ತದೆ. ಇದು ಉನ್ನತ ಶಿಕ್ಷಣವಲಯದಲ್ಲಿ ಒಟ್ಟು ಪ್ರವೇಶಾತಿಯ ಪ್ರಮಾಣದ ಹೆಚ್ಚುವಿಕೆಯನ್ನು ಕೂಡ ತ್ವರಿತಗೊಳಿಸುತ್ತದೆ.

ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು ಇದರ ಮೂಲಕ ಆರ್‌ವಿ ವಿಶ್ವವಿದ್ಯಾಲಯ ಎಂಬ ಹೆಸರಿನ ಏಕಾತ್ಮಕ ಸ್ವರೂಪದ ಖಾಸಗಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಉಪಬಂಧ ಕಲ್ಪಿಸುವುದು ಅವಶ್ಯವೆಂದು ಪರಿಗಣಿಸಲಾಗಿದೆ.

ಈ ಖಾಸಗಿ ವಿಶ್ವವಿದ್ಯಾಲಯವು ವಿಜ್ಞಾನಗಳು, ಇಂಜಿನಿಯರಿಂಗ್‌ನ ಎಲ್ಲಾ ಶಾಖೆಗಳು, ಕಲೆ, ವ್ಯವಸ್ಥಾಪನೆ, ಆರೋಗ್ಯ, ವೈದ್ಯಕೀಯ, ವಾಣಿಜ್ಯ, ಕಾನೂನು, ಔಷಧ ಶಾಸ್ತ್ರ (ಫಾರ್ಮಸಿ) ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ಇತರ ವಿಷಯಗಳಿಗಾಗಿ ಅನ್ವಯಿಕ ವಿಶ್ವವಿದ್ಯಾಲಯ ಶಿಕ್ಷಣದ ಅಭಿವೃದ್ಧಿಯನ್ನು ಪ್ರೋತ್ಸಾಹಿಸುವ ಮತ್ತು ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳ ಮೇಲೆ ಬೆಳಕು ಚೆಲ್ಲುತ್ತದೆ.

ಅದಕ್ಕನುಸಾರವಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್, ಬೆಂಗಳೂರು ಇದರ ಮೂಲಕ ಖಾಸಗಿವಲಯದಲ್ಲಿ ಏಕಾತ್ಮಕ ಸ್ವರೂಪದ ವಿಶ್ವವಿದ್ಯಾಲಯದ ಸ್ಥಾಪನೆ ಮತ್ತು ನಿಗಮಿತಗೊಳಿಸುವುದಕ್ಕಾಗಿ ಒಂದು ಹೊಸ ಶಾಸನವನ್ನು ಅಧಿನಿಯಮಗೊಳಿಸುವುದು ಅತ್ಯಾವಶ್ಯಕವಾಗುತ್ತದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಪ್ರತ್ಯಾಯೋಜಿತ ಶಾಸನ ರಚನಾಧಿಕಾರದ ಕುರಿತು ಜ್ಞಾಪನ ಪತ್ರ

ಖಂಡ 40:	(1)ನೇ ಉಪಖಂಡವು, ವಿಶ್ವವಿದ್ಯಾಲಯದ ಸಿಬ್ಬಂದಿಯ ನೇಮಕಾತಿಯ ಅಂಥ ನಿಬಂಧನೆಗಳು ಮತ್ತು ಷರತ್ತುಗಳನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 48:	(2)ನೇ ಉಪಖಂಡವು, ಶಾಶ್ವತ ಶಾಸನಬದ್ಧ ದತ್ತಿ ನಿಧಿಯಲ್ಲಿ ಹೂಡಿಕೆಯ ವಿಧಾನವನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಖಂಡ 52:	48, 49, 50 ಮತ್ತು 51ನೇ ಪ್ರಕರಣದ ಅಡಿಯಲ್ಲಿ ಸ್ಥಾಪನೆಯಾದ ನಿಧಿಯನ್ನು ನಿಯಂತ್ರಿಸುವುದನ್ನು ಮತ್ತು ನಿರ್ವಹಣೆ ಮಾಡುವುದನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 59:	(3)ನೇ ಉಪಖಂಡವು, ಸರ್ಕಾರವು ನೀಡಿದ ನಿರ್ದೇಶನವನ್ನು ವ್ಯವಸ್ಥಾಪನೆಯು ಯಾವ ಅವಧಿಯೊಳಗೆ ಪಾಲಿಸತಕ್ಕದ್ದು ಎಂಬುದನ್ನು ನಿಯಮಗಳ ಮೂಲಕ ನಿಯಮಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (4)ನೇ ಉಪಖಂಡವು, ವಿಶ್ವವಿದ್ಯಾಲಯದ ಅಥವಾ ಅದರ ಯಾವುದೇ ಕೋರ್ಸ್‌ನ್ನು ಸಮಾಪನಗೊಳಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ. (5)ನೇ ಉಪಖಂಡವು, ವಿಶ್ವವಿದ್ಯಾಲಯವನ್ನು ಸಮಾಪನಗೊಳಿಸುವ ಅವಧಿಯಲ್ಲಿ ವಿಶ್ವವಿದ್ಯಾಲಯದ ಆಡಳಿತಕ್ಕಾಗಿ ಮಾಡಬೇಕಾದ ಏರ್ಪಾಡುಗಳ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 60:	(1)ನೇ ಉಪಖಂಡವು, ಶಾಶ್ವತ ಶಾಸನಬದ್ಧ ದತ್ತಿ ನಿಧಿ, ಸಾಮಾನ್ಯ ನಿಧಿ ಅಥವಾ ಅಭಿವೃದ್ಧಿ ನಿಧಿಯಿಂದ ವೆಚ್ಚವನ್ನು ಭರಿಸುವ ವಿಧಾನದ ಕುರಿತು ನಿಯಮಗಳನ್ನು ರಚಿಸಲು ರಾಜ್ಯಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.
ಖಂಡ 62:	(1)ನೇ ಉಪಖಂಡವು, ಈ ಅಧಿನಿಯಮದ ಉದ್ದೇಶಗಳನ್ನು ಕೈಗೊಳ್ಳುವುದಕ್ಕೆ ನಿಯಮಗಳನ್ನು ರಚಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವನ್ನು ನೀಡುತ್ತದೆ.

ಪ್ರಸ್ತಾವಿತ ಶಾಸನ ರಚನಾಧಿಕಾರದ ಪ್ರತ್ಯಾಯೋಜನೆಯು ವಾಡಿಕೆಯ ಸ್ವರೂಪದ್ದಾಗಿದೆ.

ಜಿ.ಟಿ. ದೇವೇಗೌಡ
ಉನ್ನತ ಶಿಕ್ಷಣ ಮಂತ್ರಿಗಳು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

**KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION
THE R V UNIVERSITY BILL, 2019
(LA Bill No. 08 of 2019)**

A Bill to establish and incorporate in the State of Karnataka a University of unitary in nature in private sector by the Rashtreeya Sikshana Samithi Trust to promote and undertake the advancement of applied University education in Sciences, all branches of Engineering, Arts, Management, Health, Medicine, Commerce, Law, Pharmacy and for the matters connected therewith or incidental thereto.

Whereas it is expedient to establish and incorporate in the State of Karnataka a University of unitary in nature in private sector by the Rashtreeya Sikshana Samithi Trust to promote and undertake the advancement of applied University Education in Sciences all branches of Engineering, Arts, Management, Health, Medicine, Commerce, Law, Pharmacy and for the matters connected therewith or incidental thereto for the purposes hereinafter appearing.

Be it enacted by the Karnataka State Legislature in the seventieth year of the Republic of India as follows:-

CHAPTER-I
PRELIMINARY

1. Short title, extent and commencement. – (1) This Act may be called the R V University Act, 2019.

(2) It extends to the whole of the State of Karnataka.

(3) It shall come into force on such date as the State Government may, by notification, in the official Gazette, appoint.

2. Definitions. – In this Act, unless the context otherwise requires, -

- (a) “Academic Council” means the Academic Council of the University as specified in section 26;
- (b) “Agenda Matters” means all the matters and business to be designated in the Statutes each of which can be either included in the Agenda or be taken up for discussion and decision at a meeting of the Board of Governors or the Board of Management or any Committees, as the case may be, only subject to the prior written approval of the Chancellor, consenting to the passing of such matters and business at such a meeting;
- (c) “Board of Governors” means the Board of Governors of the University as specified in section 24;
- (d) “Board of Management” means the Board of Management of the University as specified in section 25;
- (e) “Chancellor”, “Vice-Chancellor”, “Pro Vice-Chancellor” means respectively the Chancellor, Vice Chancellor and Pro Vice Chancellor of the University.
- (f) “Campus” means a camps established, maintained by the University, wherever situated;
- (g) “Committees” means the committees formed under this Act or by the various functionaries of the University as the case may be and includes the Nomination Committee, the Finance Committee and such other committees;
- (h) “Constituent College” means a college or institution established and maintained by the University;
- (i) “Finance Committee” means the Finance Committee of the University as specified in section 28;
- (j) “Government” means the Government of Karnataka;
- (k) “National Accreditation Bodies” means a body established by the Central Government for laying down norms and conditions for ensuring academic standards of higher education, such as University Grants Commission, All India Council of Technical Education, Medical Council of India, Pharmaceutical Council of India, Central Council of Indian Medicine, Dental Council of India, National Council of Teacher Education, Bar Council of India, Council of Scientific and Industrial Research, Council of Architecture, Nursing Council of India and includes the Government;
- (l) “Prescribed” means prescribed by rules made by the Government under this Act;
- (m) “Principal in relation to a Constituent College” means the head of the Constituent College and includes, where there is no Principal or in the absence of the Principal appointed, the Vice-Principal or any other person for the time being appointed to act as Principal;
- (n) “Registrar” means the Registrar of the University;
- (o) “Regional Centre” means a centre established or maintained by the University for the purpose of coordinating and supervising the work of Study Centres in any region and for performing such other functions as may be conferred on such centre by the Board of Management;
- (p) “Sponsoring Authority” or “Sponsoring Body” in relation to this Act means the Trust;
- (q) “State” means State of Karnataka;
- (r) “Statutes” and “Regulations” means respectively, the Statutes and Regulations of the University made under this Act;
- (s) “Study Centre” means a centre established and maintained by the University for the purpose of advising, counseling or for rendering any other assistance required by the students in the context of education;
- (t) “Teacher” means and includes a Professor, Associate Professor, Assistant Professor, or such other person as may be appointed for imparting instruction or conducting or to guide research in the University or in a Constituent College and includes the Principal of

Constituent College in conformity with the norms prescribed by the 'University Grants Commission';

- (u) "Trust" means Rashtreeya Sikshana Samithi Trust;
- (v) "University Grants Commission" means the Commission established under section 4 of the University Grants Commission Act, 1956 (Central Act 3 of 1956);
- (w) "University" means "R V University";
- (x) "Visitor" means the visitor of the University as specified in section 13.

CHAPTER-II

THE UNIVERSITY AND SPONSORING BODY.

3. Proposal for the establishment of the University.- (1) The Trust shall have the right to establish the University of unitary in nature subject to and in accordance with the provisions of this Act.

(2) The proposal to establish a University shall be made to the Government by the Trust.

(3) The proposal shall contain the following particulars, namely:-

- (i) the objects of the University along with the details of the Trust;
- (ii) the extent and status of the University and the availability of land;
- (iii) the nature and type of programmes of study and research to be undertaken by the University during a period of five academic years immediately following the commencement date;
- (iv) the nature of faculties, courses of study and research proposed to be started;
- (v) the campus development such as buildings, equipment and structural amenities; ;
- (vi) the phased outlays of capital expenditure for a period of five academic years immediately following the commencement date;
- (vii) the item-wise recurring expenditure, sources of finance and estimated expenditure for each student; .
- (viii) the scheme for mobilizing resources and the cost of capital thereto and the manner of repayments to each source;
- (ix) the scheme of generation of funds internally through the recovery of fee from students, revenues anticipated from consultancy and other activities relating to the objects of the University and other anticipated incomes;
- (x) the details of expenditure on unit cost, the extent of concessions or rebates in fee, freeship and scholarship for students belonging to economically weaker sections and the fee structure indicating varying rate of fee, if any, that would be levied on students who are either non resident Indians or persons of Indian origin or sponsored by non resident Indians or person of Indian origin and students of nationalities other than India.
- (xi) the years of experience and expertise in the concerned discipline at the command of the Trust as well as the financial resources;
- (xii) the system for selection of students to the courses of study at the University; and
- (xiii) status of fulfillment of such other conditions as may be required by the Government to be fulfilled before the establishment of the University.

(4) A Screening Committee shall be constituted by the Government consisting of three members who are Ex-officio members of Karnataka State Higher Education Council to examine the proposals received, which shall make recommendations to the Government.

4. Establishment of the University. (1) Where the State Government, after considering the recommendations of the Screening Committee and holding such inquiry as it may deem necessary, is satisfied that,-

- (i) the Trust has ability to run an University with sufficient Infrastructure;
- (ii) owns a land to the extent specified below in accordance with its location namely:-

- (a) twenty five acres of land if it is within limits of Bruhat Bangalore Mahanagara Palike;
- (b) forty acres of land if it is out side the limits of Bruhat Bangalore Mahanagara Palike but within Bangalore Metropolitan Region Development Authority Area;
- (c) not less than fifty acres of land in the places other than the places specified in clauses (a) and (b).

The land specified above shall consist of a single block and it shall be in the name of the concerned Trust or institution or university itself. Based on the furnished particulars required in sub-section (3) of section 3, the Government may direct the Trust to establish the permanent Statutory Endowment Fund as specified in section 48.

(2) After the establishment of the Permanent Statutory Endowment Fund, the Government may, by notification, in the official Gazette, accord sanction for establishment of the University of unitary in nature in the State by the name of R V University.

(3) The headquarters of the University shall be at Bengaluru. The University shall have Campuses or Regional Centres, Study Centres anywhere in Karnataka and subject to the prior permission of the State Government and as per the norms of University Grants Commission.

(4) The First Chancellor, the First Vice- Chancellor, First members of the Board of Governors, First members of the Board of Management and the Academic Council and all persons who may hereafter become such officers or members, so long as they continue to hold such office or membership, shall constitute a body corporate and can sue and be sued in the name of the University.

(5) On sanction for the establishment of the University under sub-section (2), the land and other movable and immovable properties acquired, created, arranged or built by the Trust for the purpose of the University shall vest in the University.

(6) In all suits and other legal proceedings by or against the University, the pleading shall be signed and verified by, and all processes in such suits and proceedings shall be issued to and be served on the Registrar.

(7) The land, building and other properties of the University shall not be used for any purpose other than incidental to the objects of the University.

5. Grants and Financial Assistance.- The University shall be self- financing and shall neither make a demand nor shall be entitled to any maintenance grant-in-aid or any other financial assistance from the State or any other body or corporation owned or controlled by the State:

Provided that the State may, provide financial support through grants or otherwise,-

- (a) for research, development and other activities for which other Government organizations are provided financial assistance; or
- (b) for any specific research or programmes receiving support from the Government; and
- (c) for the benefit of similar universities in the State whether subject to a change in State policy or otherwise:

Provided further that the university may receive any financial support from any other source.

6. Power to establish constituent College, additional campuses, Regional Centres or Study Centres.- The University may have Constituent Colleges, Regional Centres, additional campuses and Study Centres at such places in the State as it deems fit after the completion of five years after its establishment with prior approval of the State Government subject to the norms of University Grants Commission and other National Accreditation bodies.

7. Objects of the University. - The University shall employ a broad range of strategies to achieve its vision and objectives,-

- (i) to provide instruction, teaching, training, research, consultancy and development in various disciplines in areas such as Technical Education, Finance, Management, Teaching-Learning, Liberal arts, Humanities, Arts, Health Care to Include Medicine, Dentistry, Pharmacy, Nursing, Allied Health and Law including other allied fields of development and make provisions for research, advancement and dissemination of knowledge on these fields;
- (ii) to design and deliver high quality training, capacity building and development systems for teachers in higher and professional education, administrators and professionals working in Government, Public and Private Sectors and development professionals in other systems;
- (iii) to develop resource centers to contribute to quality education;

- (iv) to establish Campuses and have study centers, Constituent Colleges and Regional Centres at various locations in Karnataka after a period of five years and to contribute and develop an understanding of educational changes in Technical and professional education and social and human development as per norms of the University Grants Commission with prior approval of the State Government;
- (v) to institute degrees, diplomas, certificates and other academic distinctions like award of credits on the basis of successful completion of academic work evaluated through multiple methods of assessment;
- (vi) to collaborate with any other universities, research institutions, non-profit organizations, industry association, professional, associations or other organizations, to conceptualize, design, develop and offer specific educational and research programmes, training programmes and exchange programmes for students, faculty members and others;
- (vii) to disseminate knowledge and develop a public debate on issues of education and allied development fields through seminars, conferences, executive education programmes, community development programmes, publications and training programmes and events;.
- (viii) to undertake programmes for development and training of faculty and researchers of the University in partnership with any other institutions of quality with prior approval of the State Government;
- (ix) to undertake collaborative research and advocacy with any organizations with prior approval of the State Government;
- (x) to undertake necessary or expedient action to pursue and promote the objectives of the University;
- (xi) to pursue any objectives as may be approved by the Government for the enhancement of the education and other development sectors.

8. Powers of the University. - The University shall have the following powers, namely:-

- (i) to establish and maintain Campuses, Regional Study Centres in Karnataka as may be determined by the University from time to time in the manner laid down by the Statutes after a period of five years from the date of establishment of the University with prior approval of the Government and as per University Grants Commission norms;
- (ii) to carry out all such other activities as may be necessary or feasible in furtherance of the object of the University,
- (iii) to confer degrees or other academic distinctions in the manner and under conditions laid down in the Statutes;
- (iv) to institute and award fellowships, scholarships and prizes, awards, medals etc., in accordance with the Statutes;
- (v) to demand and receive such fees bills, invoices and collect charges as may be fixed by the Statutes or rules, as the case may be;
- (vi) to make provisions for extracurricular activities for students and employees;
- (vii) to make appointments of the Faculty, officers and employees of the University or a Constituent College, Campuses, Regional Centres, Study Centres;
- (viii) to receive voluntary donations and gifts of any kind not prohibited by any Law for the time being in force and to acquire, hold, manage, maintain and dispose of any movable or immovable property, including trust and endowment properties for the purpose of the University or a Constituent College or a Campus, Regional Centres, Study Centre;
- (ix) to institute and maintain hostels and to recognize places of residence for students of the University or a Constituent College;
- (x) to supervise and control the residence and to regulate the discipline among the students and all categories of employees and to lay down the conditions of service of such employees, including the Code of Conduct for the students and employees;
- (xi) to create academic, administrative and support staff and other necessary posts;
- (xii) to co-operate and collaborate with other Universities in such a manner and for such purposes as the University may determine from time.

- (xiii) to organize and conduct refresher courses, orientation courses, workshops, seminars and other programmes for teachers, lesson writers, evaluators and other academic staff;
- (xiv) to determine standards of admission to the University or a Constituent College, Regional Centres, Study Centres with the approval of Academic Council and to make admission of students of Karnataka not less than the extent provided in this Act;
- (xv) to do all such other acts or things whether incidental to the powers aforesaid or not, as may be necessary to further the objects of the University;
- (xvi) to institute Degrees, Diplomas, Certificates and other academic distinctions on the basis of examination or any other method of evaluation approved by the Government;
- (xvii) to provide for the preparation of instructional materials, including films, cassettes, tapes, video cassettes, CD, VCD, Pen Drives and other software and other relevant electronic and print media;
- (xviii) to raise, collect, subscribe and borrow money with the approval of the Board of Governors whether on the security of the property of the University, for the purposes of the University;
- (xix) to acquire and takeover and run the management of any other educational institutions with the prior approval of the State Government;
- (xx) to acquire properties with the prior approval of the Board of Management;
- (xxi) to undertake any other activities connected with or incidental to above objectives of the University.

9. University open to all classes, Castes, creed, gender or nation.- The University admissions shall be open to all persons irrespective of caste, class, creed, gender or nation. All admissions shall be made on the basis of merit in the qualifying examinations:

Provided that, forty percent of the admissions in all courses of the university shall be reserved for the students of Karnataka State and admissions shall be made through a Common Entrance Examination conducted by the State Government or its agency and seats shall be allotted as per the merit and reservation policy of the State Government from time to time:

Provided further that where there are less than ten seats in any course like Post Graduate, Ph.d and Research they shall be reserved by clubbing such courses together and where there are less than three seats in any course they shall be reserved by rotation.

10. National Accreditation.- The University shall seek accreditation from respective statutory national accreditation bodies soon after its establishment. Further all the courses run by Private Universities shall be as per the regulations of the National Accreditation Bodies.

11. Powers of the sponsoring body.- The sponsoring body shall have the following powers with reference to the University, each of which may be exercised by the Sponsoring Body at its discretion, namely:-

- (i) to appoint or re-appoint or terminate the appointment of the Chancellor;
- (ii) to constitute the first Board of Governors of the University;
- (iii) to nominate the chairperson of the Board of Governors;
- (iv) to nominate three persons as members of the Board of Governors;
- (v) to nominate two persons as members of the Board of Management;
- (vi) to determine the source of funds to be contributed to the University Endowment Fund;
- (vii) to determine the application and spending of monies by the University;
- (viii) to resolve any conflict at the meeting of the Board of Governors in the manner provided for in this Act.

CHAPTER - III **OFFICERS OF THE UNIVERSITY**

12. Officers of the University. - The following shall be the officers of the University, namely: -

- (i) The Visitor;
- (ii) The Pro-visitor;
- (iii) The Chancellor;

- (iv) The Pro-Chancellor;
- (v) The Vice-Chancellor;
- (vi) The Pro Vice-Chancellor;
- (vii) Deans of faculties;
- (viii) The Registrar;
- (ix) The Finance Officer; and
- (x) Such other officers as may be declared by the Statutes to be officers of the University.

13. The Visitor.- (1) His Excellency the Governor of Karnataka shall be the Visitor of the University and the visitor may offer suggestions for the improvement of the functioning of the University.

(2) The Visitor shall preside over the convocation of the University for conferring degrees and diplomas.

(3) The Visitor shall have the following powers, namely:-

- (xii) to call for any paper or information relating to the affairs of the University;
- (xiii) on the basis of the information received by the Visitor and if he is satisfied that any order, proceedings or decision taken by any authority of the University is not in conformity with the Act, Regulations, or Rules, he may issue such directions as he may deem fit in the interest of the University and the directions so issued shall be complied with by all the concerned.

14. The Pro-Visitor.- (1) The Hon'ble Minister for Higher Education, Government of Karnataka shall be the pro-visitor of the University. -

(2) The pro-visitor shall, when the Visitor is absent, preside at the Convocation of the University for conferring degrees and diplomas.

15. The Chancellor.- (1) The Chancellor shall be appointed by the Sponsoring Body.

(2) A trustee of the Sponsoring Body shall be the first Chancellor, who shall hold for life or till he demits office.

(3) The subsequent Chancellor shall be a Trustee of the Sponsoring Body.

(4) The Sponsoring Body may appoint Pro-Chancellor who shall be a trustee of the Sponsoring Body.

(5) The subsequent, Chancellor so appointed shall hold the office as determined by the Sponsoring Body.

(6) The Chancellor shall have such powers as may be conferred on him by this Act or the Statutes made there under, which shall include the following powers, namely:-

- (i) to function as the head of the University;
- (ii) to preside at all convocations of the University in absence of visitor and pro-visitor;
- (iii) to function as a Chairperson of the Board of Governors of the University;
- (iv) to appoint or re-appoint or terminate the appointment of the Vice-Chancellor, in accordance with the provisions of this Act and the Statutes;
- (v) to nominate a person as a Member of the Nomination Committee as referred to in sub-section (2) of section 16 of this Act;
- (vi) to pre-approve the appointment of the Pro Vice-Chancellor, the Dean, the Registrar and the Finance Officer;
- (vii) to nominate two academicians as members on the Board of Governors;
- (viii) to appoint the first Pro Vice-Chancellor and the Finance Officer;
- (ix) to constitute the first Board of Management, the Finance Committee, the Research Council and the Academic Council;
- (x) to pre-approve the Agenda matters in the manner provided for in the Act; and
- (xi) to resolve a conflict (excluding conflicts at a meeting of the Board of Governors) in the manner provided in this Act.

(6) In the event of there being a conflict inter-se between the functionary or body and any other functionary or body of the University, then the issue shall be referred to the Chancellor and the decision of the Chancellor in respect of such issue shall be final and binding on the University.

16. The Pro-Chancellor.- (1) The Pro-Chancellor shall be appointed by the Sponsoring Body for a term prescribe by the Sponsoring Body subject to other terms and conditions as may be laid down in the statutes.

(2) The Pro-Chancellor shall exercise all powers of the Chancellor in his absence and shall be assigned any additional duties with prior written Approval of the Chancellor.

(3) The Pro-Chancellor shall chair all the Committees, meetings and convocations in the absence of the Chancellor.

17. The Vice-Chancellor.- (1) The Vice- Chancellor shall be appointed by the Chancellor for a term of three years subject to other terms and conditions as may be laid down by the Statutes from among three persons recommended by the Nomination Committee constituted in accordance with the provisions of sub- section (2). After the term of three years, it is renewable for another term of three years:

Provided that a Vice-chancellor shall continue to hold the office even after expiry of his term till new Vice- chancellor joins. However, in any case this period shall not exceed one year.

(2) The Nomination Committee referred to in sub-section (1) shall consist of the following persons, namely:-

- (i) One person nominated by the Sponsoring Body;
- (ii) Two nominees of the Board of Governors, one of whom shall be nominated as the Convener of the Committee by the Board of Governors.

(3) The Nomination Committee shall, on the basis of merit, recommend three persons suitable to hold the office of the Vice-Chancellor and forward the same to the Chancellor along with a concise statement showing the academic qualifications and other distinctions of each person.

(4) The Vice-Chancellor shall be the Principal Executive and Academic Officer of the University and shall exercise general supervision and control over the affairs of the University and give effect to the decisions of the authorities of the University:

Provided that, where any matter, other than the appointment of a Teacher is of urgent nature requiring immediate action and the same could not be immediately dealt with by any officer or the authority or other body of the University empowered by or under this Act to deal with it, the Vice-Chancellor may take such action as he may deems fit with the prior written approval of the Chancellor.

(5) The Vice- Chancellor shall exercise such other powers and perform such other duties as may be laid down by the Statutes or the Rules:

Provided that, where in the opinion of the Vice-chancellor, any decision of any authority of the university is outside the powers conferred by this Act or Statutes, Regulations or Rules made there under or is likely to be prejudicial to the interests of the university, he shall request the concerned authority to revise its decision within fifteen days from the date of its decision and in case the authority refuses to revise such decision wholly or partly or fails to take any decision within fifteen days, then such matter shall be referred to the Chancellor and his decision thereon shall be final.

(6) The services of the Vice- Chancellor can be terminated by the Chancellor with the approval of the Board of Governors after following the principles of natural justice and after providing an opportunity to present his case including, for termination on, disciplinary grounds.

(7) The Vice-Chancellor shall preside at the Convocation of the University in the absence of the Visitor, Pro-Visitor, the Chancellor and the Pro-Chancellor.

18. The Pro Vice-Chancellor.- The Vice- Chancellor shall appoint not exceeding three pro-vice Chancellors with the written approval of the Chancellor in such manner and they shall exercise such powers and perform such duties as may be laid down by the Statutes.

19. Deans of faculties.- Deans of faculties shall be appointed by the Vice- Chancellor with the written approval of the Chancellor in such manner and they shall exercise such powers and perform such duties as may be laid down by the Statutes.

20. The Registrar.- (1) The Registrar shall be appointed by the Chancellor in such manner and on such terms and conditions as may be laid down by the Statutes.

(2) all contracts as defined in statutes shall be entered into, and signed by the Registrar on behalf of the University.

(3) The Registrar shall have the power to authenticate records on behalf of the University and shall exercise such other powers and perform such other duties as may be conferred by the statutes or may be required from time to time, by the Chancellor or the Vice-Chancellor.

(4) The Registrar shall be responsible for the due custody of the records and the common seal of the University and shall be bound to place before the Chancellor, the Vice-Chancellor or any other authority all such information and documents as demanded.

21. The Finance Officer.- The Finance Officer shall be appointed by the Vice-Chancellor with the written approval of the Chancellor in such manner and he shall exercise such powers and perform such duties as may be laid down by the Statutes.

22. Other Officers.- The manner of appointment, terms and conditions of service and powers and duties of the other officers of the University shall be such as may, be specified by Statutes. .

CHAPTER – IV

AUTHORITIES OF THE UNIVERSITY

23. Authorities of the University.- The following, shall be the authorities of the University, namely:-

- (i) The Board of Governors;
- (ii) The Board of Managements;
- (iii) The Academic Council;
- (iv) The Research and Innovation Council;
- (v) The Finance Committee; and
- (vi) Such other authorities as may be declared by the Statutes to be the authorities of the University.

24. The Board of Governors and its powers.- (1) The Board of Governors shall consist of the following, namely:-

- (i) The Chancellor - Chairperson;
- (ii) The Pro-Chancellor - Member;
- (iii) The Vice-Chancellor - Member;
- (iv) The Principal Secretary or Secretary to the State Government in the Higher Education or by his nominee not below the rank of Deputy Secretary ;
- (v) The Principal Secretary or Secretary to the Government in the Medical Education or by his nominee not below the rank of Deputy Secretary;
- (vi) One expert from the field of management, finance or any other specialized, including administration to be nominated by the State Government;
- (vii) Three persons nominated by the Sponsoring Body of whom one shall be woman;
- (viii) The Pro Vice-Chancellor who shall be a non-voting member;
- (ix) One eminent educationist nominee of the University Grant Commission.

(2) The Registrar shall be non-voting member Secretary of Board of Governors.

(3) The tenure of office of the members of the Board of Governors, appointment of members, other than Government nominees, renewal and removal, etc., shall be such as may be laid down by the Statutes.

(4) All meetings of the Board of Governors shall always be chaired by the Chancellor and in his absence by any one of the nominees of the Chancellor. If Chancellor has not nominated any person to Chair such a meeting, members present in the meeting shall elect the Chairperson for that meeting only from among themselves by a simple majority.

(5) Quorum for all meetings of the Board of Governors shall be three members attending and voting at such meeting:

Provided that the presence of either the Chancellor or one nominee of the Sponsoring Body and in the absence of the Chancellor or one nominee of Sponsoring Body, the Vice Chancellor, shall always be necessary to form the quorum for any meeting of the Board of Governors.

(6) The Board of Governors shall be the Principal Governing Body of the University and shall have the following powers, namely:-

- i. to appoint the Statutory Auditors of the University;

- ii. to lay down policies to be pursued by the University;
- iii. to review decisions of the other authorities of the University if they are not in conformity with the provisions of this Act, or the Statutes or the Rules;
- iv. to approve the Budget and Annual Report of the University;
- v. to make new or additional Statutes or amend or repeal the earlier Statutes and Rules;
- vi. to take decision about voluntary winding up of the University;
- vii. to approve proposals for submission to the Government;
- viii. to nominate three members to the Fee Regulation Committee; and
- ix. to take such decisions and steps as are found desirable for effectively carrying out the objects of the University.

(7) The Board of Governor shall, meet at least three times a year.

(8) The Board of Governors shall meet at such time and place as may be specified by Statute.

25. The Board of Management.-(1) The Board of Management shall consist of the following, namely:-

- (i) The Vice Chancellor;
- (ii) The Pro-Vice Chancellors;
- (iii) The Registrar;
- (iv) Two nominees of the Sponsoring Body; and
- (v) Two Deans of the faculties as nominated by the Vice Chancellor.

(2) The Vice Chancellor shall be the Chairperson of the Board of Management and the Registrar shall be the Secretary of the Board of Management.

(3) The Board of management shall be the executive body of the University. The powers and functions of the Board of Management shall be such as may be specified by the statutes.

(4) All meetings of the Boards of Management shall always be chaired by the Vice Chancellor and in the absence of the Vice Chancellor, by the nominee of the Sponsoring Body and where the Sponsoring Body has not nominated any nominees, then by any other member as elected by the members present in the meeting;

(5) In the event of a conflict of opinion at the meeting of the Board of Management, the issue shall be referred to the Chancellor and the decision of the Chancellor in respect of such issue shall be final and binding on the University.

26. The Academic Council. - (1) The Academic Council shall consist of the following, namely: -

- (i) The Vice-Chancellor - Chairperson
- (ii) The Pro Vice Chancellor - Member
- (iii) The Registrar - Secretary
- (iv) Such other members as may be specified by the Statutes.

(2) The Academic Council shall be the principal academic body of the University and shall, subject to the provisions of this Act, the Statutes, Regulations and the Rules, co-ordinate and exercise general supervision over the academic policies of the University.

27. The Research and Innovation Council.-(1) Research and Innovation Council shall be the Principal Research and Innovation Committee of the University and shall provide the larger holistic vision of the kind of research to be undertaken by the University, including prioritization of the research areas. Research and Innovation Council shall, subject to the provisions of this Act, the Statutes, Regulations and the Rules, co-ordinate and exercise general, supervision over the Innovation and Research policies of the University.

(2) The Research and Innovation Council shall consist of the following, namely:-

- (i) The Vice- Chancellor - Chairperson
- (ii) The Pro Vice-Chancellor - Member
- (iii) The Dean of Research - Secretary
- (iv) Head of the Department of Innovation - Member
- (v) Deans of all Faculties - Members
- (vi) Such other members as may be specified in the Statutes.

28. The Finance Committee.- (1) The Finance Committee shall consist of the following, namely:-

- | | | |
|---|---|-------------|
| (i) The Chancellor or his Nominee | - | Chairperson |
| (ii) The Pro-Chancellor | - | Member |
| (iii) The Vice-chancellor | - | Member |
| (iv) The Registrar | - | Member |
| (v) The Finance Officer | - | Secretary |
| (vi) One nominee of the Sponsoring Body | - | Member |
| (vii) Such other members as may be specified in the statutes. | | |

(2) The Finance Committee shall be the principal financial body of the University to take care of financial matters and shall, subject to the provisions of this Act, Rules and Statutes co-ordinate and exercise general supervision over the financial matters of the University.

29. Other Authorities.- The constitution, powers and functions of the other authorities of the University shall be such as may be specified by the statutes.

30. Disqualification for membership of an Authority or Body.- A person shall be disqualified for being a member of any of the authorities or bodies of the University, if he,-

- is of unsound mind and stands so declared by a competent court;
- is an undischarged insolvent;
- has been convicted of any offence involving moral turpitude;
- conducting or engaging himself in private coaching classes;
- has been punished for indulging in or promoting unfair practice in the conduct of any examination, in any form, anywhere; and
- as and when the Board of Governors were to form an opinion in writing that a Member of any of the authorities or bodies is unfit to hold the post.

31. Proceedings not invalidated on account of vacancy.- No act or proceedings of any authority of the University shall be invalid merely by reason of the existence of any vacancy or defect in the constitution of the authority.

32. Provisions pertaining to Agenda matters.- (1) No Agenda Matter shall be either included in the Agenda for or taken up for discussion and decided in, the meeting of the Board of Governors or the Board of Management or any Committees without obtaining the Prior written approval of the Chancellor.

(2) In the event of breach of any provisions of this Act the Chancellor shall be entitled at all time to immediately take remedial action by reversing all decisions taken by any functionary or body of the University in breach of the provisions of the Act and consequent upon the pursuit of such a remedial action all such actions taken by the functionary or body of the University in breach of the provisions of the Act shall be deemed to be null and void ab initio and consequently the status quo ante shall prevail in respect of the matter or decision in breach.

CHAPTER-V

STATUTES AND REGULATIONS

33. Statutes.- Subject to the provisions of this Act, the Statutes may provide for any matter relating to the University and staff, as given below, namely:-

- the procedure for transaction of business of the Authorities of the University and the composition of bodies not specified in this Act;
- the operation of the permanent statutory endowment fund, University endowment fund, the general fund and the development fund;
- the terms and conditions of appointment of the Vice-Chancellor, the Registrar and the Finance Officer and their powers and functions;
- the mode of recruitment and the terms and conditions of service of the other officers, Teachers and employees of the University;
- the procedure for resolving disputes between the University and its officers, Faculty members, employees and students;
- creation, abolition or restructuring of departments and faculties;

- (vii) the manner of co-operation with other Universities or institutions of higher learning;
- (viii) the procedure for conferment of honorary degrees;
- (ix) provisions regarding grant of free ships and scholarships;
- (x) policies in respect of seats in different courses of studies and the procedure of admission of students to such courses;
- (xi) policy relating to the fee chargeable from students for various courses of studies;
- (xii) institution of fellowships, scholarships, studentships, free ships, medals and prizes;
- (xiii) procedure for creation and abolition of posts; and
- (xiv) any other matters which may be decided by the Board of Governors or required to be provided by statutes under this Act.

34. Statutes how made.- (1) The first statutes framed by the Board of Management shall be submitted to the Board of Governors for its approval.

(2) The Board of Governors shall consider the First Statutes, submitted by the Board of Management and shall give its approval thereon with such modifications, if any, as it may deem necessary.

(3) The University shall publish the First Statutes, as approved by the Board of Governors in the University Notification, and thereafter, the First Statutes shall come into force from the date of its publication.

35. Power to amend the Statutes.- The Board of Governors may, make new or additional Statutes or amend or repeal the Statutes.

36. Regulations.- (1) Subject to the provisions of this Act, the regulations may provide for all or any of the following matters, namely:-

- (i) admission of students to the University and their enrolment and continuance as such;
- (ii) the courses of study to be laid down for all degrees and other academic distinctions of the University;
- (iii) the award of degrees and other academic distinctions;
- (iv) the conditions of the award of fellowships, scholarships, studentships, medals and prizes;
- (v) the conduct of examinations and the conditions and mode of appointment and duties of examining bodies, examiners invigilators, tabulators and moderators;
- (vi) the fee to be charged for admission to the examinations, degrees and other academic distinctions of the University;
- (vii) the conditions of residence of the students at the University or a Constituent College;
- (viii) maintenance of discipline among the students of the University or a Constituent College; and
- (ix) all other matters as may be provided in the Statutes under the Act.

37. Regulations how made.- The Regulations shall be made by the Academic Council and approved by Board of Management.

38. Power to amend Regulations.- The Academic Council may, with the approval of the Board of Management, make new or additional regulations or amend or repeal the regulations.

39. Fixation of fee.- (1) The fee in respect of forty percent of the admissions in all courses of the university for which admissions are made through a Common Entrance Examination conducted by the State Government or its agency under the proviso to section 9 shall be the fees, as fixed by the State Government, for Government seats from time to time, in accordance with the consensual agreement entered into by the Government and the University in accordance with the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006).

(2) In respect of other seats of the University, the fee shall be determined by the Fee Regulatory Committee constituted under the chairmanship of a retired Judge of the High Court in accordance with the provisions of section 6 of the Karnataka Professional Educational Institutions (Regulation of Admission and Determination of Fee) Act, 2006 (Karnataka Act 8 of 2006). For the purpose of this section, the University shall be deemed to be the Private Unaided Professional Educational Institution.

CHAPTER - VI

MISCELLANEOUS

40. Conditions of service of employees.- (1) Every employee shall be appointed under a written contract subject to such terms and conditions as may be specified by statutes and regulations or prescribed if any by rules which shall be kept in the University and a copy of which shall be furnished to the employee concerned.

(2) Disciplinary action against the employees shall be governed by the procedure specified in the Statutes.

(3) Any dispute arising out of the contract between the University and an employee shall, be resolved in the manner provided for in the written contract and in accordance with the Statutes.

41. Right to appeal.- In case of disciplinary actions by the University against its employee or student, the aggrieved employee or students shall have a right to appeal to such authority as specified by the statutes.

42. Provident or pension fund.- The University shall constitute for the benefit of its employees such provident or pension fund and provide such insurance scheme as it may deem fit in such manner and subject to such conditions as may be specified by the statutes and the laws in force.

43. Disputes as to constitution of University authorities and bodies.- If any question arises as to whether any person has been duly elected or appointed as, or is entitled to be a member of any authority or other body of the University, the matter shall be referred to the Chancellor whose decision thereon shall be final.

44. Constitution of Committees.- - Any authority of the University mentioned in section 22, shall be empowered to constitute a committee of such authority, consisting of such members of such authority and having such powers as the authority may deem fit.

45. Filling of casual vacancies.- Any casual vacancy among the members, other than ex-officio members of any Authority or body of the University shall be filled in the same manner in which the member whose vacancy is to be filled up, was chosen, and the person filling the vacancy shall be a member of such authority or body for the residual term for which the person in whose place he would have been a member.

46. Protection of action taken in goodfaith.- No suit or other legal proceedings shall lie against any officer or other employee of the University for anything, which is done in goodfaith or intended to be done in pursuance of the provisions of this Act, the Statutes or the Rules.

47. Transitional provisions.- Notwithstanding anything contained in any other provisions of this Act and the Statutes,

- (iii) the first Vice-Chancellor and Pro-Vice-Chancellor, if any shall be appointed by the Chancellor;
- (iv) the first Registrar and the first Finance Officer shall be appointed by the Chancellor; and
- (v) the first Board of Management, the first Finance Committee, the first Innovation and Research Council and the first Academic Council shall be constituted by the Chancellor.

48. Permanent Statutory Endowment Fund.- (1) The University shall establish a Permanent Statutory Endowment Fund of at least rupees twenty five crores, out of which at least fifteen crores shall be in cash and remaining in the form of Bank Guarantee, which may be increased suo moto but shall not be decreased:

Provided that, in case of a University outside the Bengaluru or Bengaluru Rural District at least ten crores must be in form of cash and the remaining five crores shall be in form of Bank Guarantee.

(2) The University shall have power to invest the permanent Statutory Endowment Fund in such manner as may be prescribed.

(3) The University may transfer any amount from the General Fund or the Development Fund to the permanent Statutory Endowment Fund. Excepting in the event of dissolution of the University, in no other circumstances can any monies' be transferred from permanent Statutory Endowment Fund for other purposes.

(4) Seventy five percent of the incomes received from permanent Statutory Endowment Fund shall be used for the purpose of development or general work of the University. The remaining twenty five percent shall be reinvested in the permanent Statutory Endowment Fund.

49. University Endowment Fund.- (1) The University shall establish a Endowment Fund having such funds as may be determined by the Sponsoring Body which can include donations and other funds received from time to time.

(2) The University shall have the power to invest the University Endowment Fund in a manner as may be specified by the Statutes.

(3) The University Endowment Fund is a self-imposed fund that the University desires to maintain voluntarily and invest it responsibly to, protect itself from financial challenges that may arise on account of parsing social objectives and/or unforeseen circumstance.

(4) The University may transfer any amount from the General Fund or the development fund to the University Endowment Fund. Excepting in the event of dissolution of the University, in no other circumstances can any monies be transferred from the University Endowment Fund for other purposes.

(5) Eighty percent of the incomes received from the University Endowment Fund shall be used for the purposes of development or general work of the University. The remaining twenty percent shall be reinvested into the University Endowment Fund.

50. General Fund. - (1) The University shall establish a General Fund to which the following amount shall be credited, namely:-

- (i) all fees which may be charged by the University;
- (ii) all sums received from any other source not prohibited by any law for the time being in force;
- (iii) all contributions made to the University;
- (iv) all contributions or donations made in this behalf. by any other person or body which are not prohibited by any law for the time being in force.

(2) The funds credited to the General Fund shall be applied to meet all the recurring expenditure of the University.

51. Development fund.-(1) The University shall establish a Development Fund to which the following funds shall be credited, namely:-

- (i) development fees which may be charged from students;
- (ii) all sums received from any other source for the purposes of the development of the University;
- (iii) all contributions made by the University;
- (iv) all contributions or donations made in this behalf by any other person or body; which are not prohibited by any law for the time being in force; and
- (v) all incomes received from the Permanent Statutory Endowment Fund.

(2) The funds credited to the Development Fund from time to time shall be utilized for the development of the University.

52. Maintenance of funds.- The funds established under sections 48, 49, 50 and 51 shall subject to general supervision and control of the Board of Governors, be regulated and maintained in such manner as may be prescribed.

53. Annual Report.-(1) The Annual Report of the University shall be prepared under the direction of the Board of Management and shall be submitted to the Board of Governors for its approval.

(2) The Board of Governors shall consider the annual report in its meeting and may approve the same with or without modification.

(3) A copy of the annual report duly approved by the Board of Governors shall be sent to the Visitor and the State Government before 31st December following close of the financial year in March of each year.

54. Account and audit.- (1) The annual accounts and balance sheet of the University shall be prepared under the direction of the Board of Management and all funds accruing to or received by the University from all source and all amount disbursed or Paid shall be entered in the account maintained by the University.

(2) The annual accounts of the University shall be audited by an auditor, who is a member of the Institute of Chartered Accountants of India, every year.

(3) A copy of the annual accounts and the balance sheet together with the audit report shall be submitted to the Board of Governors before 30th November following close of the financial year in 31 March of each year.

(4) The annual accounts, the balance sheet and the audit report shall be considered by the Board of Governors at its meeting and the Board of Governors shall forward the same to the visitor and the Government along with its observation thereon on or before 31st December of each year.

(5) In the event of any material alteration in the Report of the Auditors, the State Government may issue directions to the University, to rectify the alterations and such directions shall be binding on the University.

55. Mode of proof of University record.- A copy of any receipt, application, notice, order, proceeding or resolution of any authority or committee of the University or other documents in possession of the University or any entry in any register duly maintained by the University, if certified by the Registrar, shall be received as prima facie evidence of such receipt, application, notice, order, proceeding, resolution or document or the existence of entry in the register and shall be admitted as evidence of the matters and transaction therein recorded where the original thereof would, if produced, have been admissible in evidence.

56. Power of State Government to issue directions.- The State Government may give such directions to the University as in its opinion are necessary or expedient for carrying out the purposes of this Act or to give effect to any of the provisions contained therein or of any rules or orders made there under and the Board of Governor or the Board of management, as the case may be, of the University shall comply with every such direction.

57. Penalties.- (1) Whoever contravenes the provisions of this Act or the rules made thereunder or any examination matters or in matters relating to award of degrees or in giving marks cards shall on conviction be punishable with fine of not less than rupees fifty thousand which may extend to ten lakhs rupees or with an imprisonment for a term of not less than six months which may extend to two years or with both:

Provided that, where the University is also involved in committing the offence the permission letter granted under this Act to commence the University shall be withdrawn.

(2) A penalty under this section may be imposed without prejudice to the penalty specified in any other Act.

58. Power to enter and inspect.- Any officer not below the rank of Group 'A' officer authorized by the State Government in this behalf, shall, subject to such conditions as may be specified therein under the Karnataka Educational Institutions (Prohibition of Capitation Fee) Act, 1984 (Karnataka Act 37 of 1984) shall be deemed to be the Officer authorized to exercise the same powers and discharge the same functions as provided under section 9 of that Act for the purposes of this Act.

59. Power to give direction for dissolution of the University.- (1) If the University proposes dissolution in accordance with the law governing its constitution or incorporation, it shall give at least six months prior notice in writing to the Government.

(2) The Karnataka State the Higher Education Council shall conduct periodical Inspection of University regarding,-

- (i) standard of Instructions for grant of degree;
- (ii) quality of Education;
- (iii) avoidance of commercialization of Higher Education; and
- (iv) contravention of the provisions of the Act, if any;

- and send report to the Government, .

(3) On identification of mismanagement, maladministration and indiscipline, the Government shall issue directions to the management of the University to set right the administration. If the direction is not followed within such time as may be prescribed, the right to take decision on for winding up of the University or any course thereof shall vest with the Government.

(4) The manner of winding up of the University or any course thereof shall be such as may be prescribed by the Government in this behalf:

Provided that no such action shall be initiated without affording a as reasonable opportunity to show cause to the University.

(5) On receipt of the notice referred to in sub-section (1) the Government shall, in consultation with the relevant Regulatory Authority make such arrangements for administration of the University from the proposed date of dissolution of the University or winding up of the course and until the last batch of students in regular courses of studies of the University complete their courses of studies in such manner as may be prescribed.

60. Expenditure of the University during dissolution.- (1) The expenditure of administration of the University during taking over period of its management under sub-section (5) of section 59 shall be met out of the Permanent Statutory Endowment Fund, the General Fund or the Development Fund in such manner as may be prescribed.

(2) If the fund referred to in sections 48, 49, 50 and 51 are not sufficient to meet the expenditure of the University during the taking over period of its management, such expenditure may be met by disposing of the properties or asset of the University, by the Government.

(3) Where the dissolution of the University is due to mismanagement or maladministration, the Government is at liberty to identify the persons responsible for such mismanagement or maladministration and to impose penalty as it deems fit.

61. Removal of difficulties.- (1) If any difficulty arises in giving effect to the provisions of this Act, the State Government may, by a notification or by order, make such provisions, which are not inconsistent with the provisions of this Act, as appear to it to be necessary or expedient, for removing the difficulty:

Provided that, no notification or order under this section shall be made after the expiry of a period of five years from the date of commencement of this Act.

(2) Every Order made under sub-section (1), shall, as soon as may be after it is made, be laid before the State Legislature.

62. Power to make rules by the State Government.- (1) The State Government may make rules by notification, to carry out the purposes of this Act.

(2) Every rule made under this Act shall be laid as soon, as may be after it is made before each House of the State Legislature while it is in session for a total period of thirty days which may be comprised in one session or in two or more successive sessions, and if, before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall thereafter have effect only in such modified form or be of no effect, as the case may be, so however, that any such modification or annulment shall be without prejudice to the validity of anything previously done under that rule.

STATEMENT OF OBJECTS AND REASONS

The Rashtreeya Sikshana Samithi Trust, Bengaluru has come forward to establish private University in the State. The establishment of a private University by a well known organization would certainly help in spreading the quality education to the needy students. This also accelerates the enhancement of gross enrolment ratio in higher education sector.

It is considered necessary to provide for establishment of a private university of unitary nature in the name of the RV University by the Rashtreeya Sikshana Samithi Trust, Bengaluru.

This private University focuses on to promote and undertake the advancement of applied university in sciences all branches of engineering, Arts, Management, Health, Medicine, Commerce, Law, Pharmacy and for the matters connected therewith or incidental thereto.

Accordingly, it becomes imperative to enact a new legislation for the establishment and incorporation of a University of unitary nature in private sector by the Rashtreeya Sikshana Samithi Trust, Bengaluru.

Hence the Bill.

FINANCIAL MEMORANDUM

There is no extra expenditure involved in the proposed legislative measure.

MEMORANDUM REGARDING DELEGATED LEGISLATION

Clause 40:	Sub-clause (1), empowers the State Government to prescribe by rules such terms and conditions of appointment of employees of the university.
-------------------	--

Clause 48:	Sub-clause (2), empowers the State Government to prescribe by rules the manner of investing permanent statutory Endowment Fund.
Clause 52:	Empowers the State Government to prescribe by rules to regulate and maintain the funds establishment under sections 48, 49, 50 and 51.
Clause 59:	<p>Sub-clause (3), empowers the State Government to prescribe by rules the time within which the management shall follow the direction issued by the Government.</p> <p>Sub-clause (4), empowers the State Government to make rules regarding the manner of winding up of the university or any course thereof.</p> <p>Sub-clause (5), empowers the State Government to make rules regarding the manner in which arrangements to be made for administration of the University during the period of dissolution of the University.</p>
Clause 60:	Sub-clause (1), empowers the State Government to make rules regarding the manner of meeting the expenditure from the permanent Statutory Endowment Fund, General Fund or the Development Fund.
Clause 62:	Sub-clause (1), empowers the State Government to make rules for carrying out the purposes of the Act.

The proposed delegation of Legislative power is normal in character.

G.T. DEVEGOWDA

Minister for Higher Education

M.K. Vishalakshi

Secretary (I/c)

Karnataka Legislative Assembly



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಬಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಫೆಬ್ರವರಿ ೧೪, ೨೦೧೯ (ಮಾಘ ೨೫, ಶಕ ವರ್ಷ ೧೯೪೦)	ನಂ. ೧೧೭
Part-IVA	Bengaluru, Thursday, February 14, 2019 (Magha 25, Shaka Varsha 1940)	No. 117

KARNATAKA LEGISLATIVE ASSEMBLY SECRETARIAT NOTIFICATION

No: KLA/LGA/04/Bill/2019, Bengaluru, Dated: 14.02.2019

The following Bill was introduced in Legislative Assembly on 14.02.2019

ಕರ್ನಾಟಕ ವಿಧಾನ ಸಭೆ
ಹದಿನೈದನೇ ವಿಧಾನಸಭೆ
ಮೂರನೇ ಅಧಿವೇಶನ

ಕರ್ನಾಟಕ ಧನವಿನಿಯೋಗ (ಲೇಖಾನುದಾನ) ವಿಧೇಯಕ, 2019
(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ-4)

2019-20ನೇ ಹಣಕಾಸು ಭಾಗ ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಕೆಲವು ಮೊತ್ತ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡಲು ಒಂದು ವಿಧೇಯಕ.

2019-20ನೇ ಹಣಕಾಸು ಭಾಗ ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಆ ಪೈಕಿಯಿಂದ ಕೆಲವು ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡುವುದು ಯುಕ್ತವಾಗಿರುವುದರಿಂದ :

ಇದು ಭಾರತ ಗಣರಾಜ್ಯದ ಎಪ್ಪತ್ತನೇಯ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಕೆಳಕಂಡಂತೆ ಅಧಿನಿಯಮವಾಗಲಿ.

1. ಸಂಕ್ಷಿಪ್ತ ಹೆಸರು : ಈ ಅಧಿನಿಯಮವನ್ನು ಕರ್ನಾಟಕ ಧನವಿನಿಯೋಗ (ಲೇಖಾನುದಾನ) ಅಧಿನಿಯಮ, 2019 ಎಂದು ಕರೆಯತಕ್ಕದ್ದು.

2. ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ: 2019-20ನೇ ಹಣಕಾಸು ಭಾಗ ವರ್ಷಕ್ಕಾಗಿ 8016837.06 ಲಕ್ಷ ರೂಪಾಯಿಗಳ ನೀಡಿಕೆ: ಅನುಸೂಚಿಯ 2ನೇ ಅಂಕಣದಲ್ಲಿ ನಿರ್ದಿಷ್ಟಪಡಿಸಲಾದ ಸೇವೆಗಳ ಸಂಬಂಧದಲ್ಲಿ 2019-20ನೇ ಹಣಕಾಸು ಭಾಗ ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ಅನುಸೂಚಿಯ 5ನೇ ಅಂಕಣದಲ್ಲಿ ನಿರ್ದಿಷ್ಟಪಡಿಸಲಾಗಿರುವ ಎಂಬತ್ತು ಲಕ್ಷ ಹದಿನಾರು ಸಾವಿರ ಎಂಟು ನೂರ ಮೂವತ್ತೇಳು ಲಕ್ಷ ಆರು ಸಾವಿರ ರೂಪಾಯಿಗಳಿಗೆ ಮೀರದಷ್ಟು ಮೊಬಲಗನ್ನು ಮಾತ್ರ ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡತಕ್ಕದ್ದು.

3. ಧನವಿನಿಯೋಗ: ಈ ಅಧಿನಿಯಮದ ಮೂಲಕ, ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡಲು ಮತ್ತು ಉಪಯೋಗಿಸಲು ಅಧಿಕಾರ ನೀಡಲಾದ ಮೊತ್ತಗಳನ್ನು ಸದರಿ ವರ್ಷಕ್ಕೆ ಸಂಬಂಧಪಟ್ಟಂತೆ ಅನುಸೂಚಿಯಲ್ಲಿ ತಿಳಿಸಲಾದ ಸೇವೆಗಳು ಮತ್ತು ಉದ್ದೇಶಗಳಿಗಾಗಿ ವಿನಿಯೋಗಿಸತಕ್ಕದ್ದು.

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ₹. ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
01	ಕೃಷಿ ಮತ್ತು ತೋಟಗಾರಿಕೆ ರಾಜಸ್ವ	2,17,917.06	...	2,17,917.06
	ಬಂಡವಾಳ	16,574.94	...	16,574.94
02	ಪಶುಸಂಗೋಪನೆ ಮತ್ತು ಮೀನುಗಾರಿಕೆ ರಾಜಸ್ವ	92,792.34	...	92,792.34
	ಬಂಡವಾಳ	4,077.58	...	4,077.58
03	ಆರ್ಥಿಕ ರಾಜಸ್ವ	9,57,431.94	222.45	9,57,654.39
	ಬಂಡವಾಳ	4,077.92	...	4,077.92
04	ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜಸ್ವ	34,050.91	5,404.59	39,455.50
	ಬಂಡವಾಳ	203.80	...	203.80
05	ಒಳಾಡಳಿತ ಮತ್ತು ಸಾರಿಗೆ ರಾಜಸ್ವ	2,39,104.89	2,710.62	2,41,815.51
	ಬಂಡವಾಳ	29,290.01	102.56	29,392.57
06	ಮೂಲಭೂತ ಸೌಕರ್ಯ ಅಭಿವೃದ್ಧಿ ರಾಜಸ್ವ	742.26	...	742.26
	ಬಂಡವಾಳ	16,459.39	...	16,459.39
07	ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್ ರಾಜಸ್ವ	3,65,970.48	...	3,65,970.48
	ಬಂಡವಾಳ	1,30,172.69	...	1,30,172.69
08	ಆರಣ್ಯ, ಜೀವಶಾಸ್ತ್ರ ಮತ್ತು ಪರಿಸರ ರಾಜಸ್ವ	56,173.93	671.00	56,844.93
	ಬಂಡವಾಳ	3,894.77	...	3,894.77
09	ಸಹಕಾರ ರಾಜಸ್ವ	2,60,797.11	...	2,60,797.11
	ಬಂಡವಾಳ	3,562.43	...	3,562.43
10	ಸಮಾಜ ಕಲ್ಯಾಣ ರಾಜಸ್ವ	2,81,535.33	...	2,81,535.33
	ಬಂಡವಾಳ	95,783.85	...	95,783.85
11	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜಸ್ವ	1,72,313.77	...	1,72,313.77
	ಬಂಡವಾಳ	2,560.77	...	2,560.77
12	ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು ರಾಜಸ್ವ	16,150.24	...	16,150.24
	ಬಂಡವಾಳ	15,234.86	...	15,234.86
13	ಆಹಾರ ಮತ್ತು ನಾಗರಿಕ ಸರಬರಾಜು ರಾಜಸ್ವ	1,33,188.35	...	1,33,188.35
	ಬಂಡವಾಳ	44.29	...	44.29
14	ಕಂದಾಯ ರಾಜಸ್ವ	3,36,668.67	...	3,36,668.67
	ಬಂಡವಾಳ	5,922.07	166.50	6,088.57
15	ಮಾಹಿತಿ ತಂತ್ರಜ್ಞಾನ ರಾಜಸ್ವ	6,291.60	...	6,291.60
	ಬಂಡವಾಳ	53.28	...	53.28

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ₹. ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
16	ವಸತಿ ರಾಜಸ್ವ	80,277.77	2,335.00	82,612.77
	ಬಂಡವಾಳ	...	5,297.03	5,297.03
17	ಶಿಕ್ಷಣ ರಾಜಸ್ವ	8,96,862.18	...	8,96,862.18
	ಬಂಡವಾಳ	40,567.92	...	40,567.92
18	ವಾಣಿಜ್ಯ ಮತ್ತು ಕೈಗಾರಿಕೆ ರಾಜಸ್ವ	36,430.93	...	36,430.93
	ಬಂಡವಾಳ	36,230.40	...	36,230.40
19	ನಗರಾಭಿವೃದ್ಧಿ ರಾಜಸ್ವ	2,99,062.96	22,507.80	3,21,570.76
	ಬಂಡವಾಳ	2,92,093.34	...	2,92,093.34
20	ಲೋಕೋಪಯೋಗಿ ರಾಜಸ್ವ	1,07,186.71	1,325.67	1,08,512.38
	ಬಂಡವಾಳ	2,58,328.24	482.85	2,58,811.09
21	ಜಲಸಂಪನ್ಮೂಲ ರಾಜಸ್ವ	35,866.49	49,889.73	85,756.22
	ಬಂಡವಾಳ	4,01,787.94	33,875.09	4,35,663.03
22	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜಸ್ವ	2,75,876.40	...	2,75,876.40
	ಬಂಡವಾಳ	35,423.17	...	35,423.17
23	ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ ರಾಜಸ್ವ	39,768.68	...	39,768.68
	ಬಂಡವಾಳ	8,409.58	...	8,409.58
24	ಇಂಧನ ರಾಜಸ್ವ	4,09,265.88	156.84	4,09,422.72
	ಬಂಡವಾಳ	28,583.06	...	28,583.06
25	ಕನ್ನಡ ಮತ್ತು ಸಂಸ್ಕೃತಿ ರಾಜಸ್ವ	7,289.30	...	7,289.30
	ಬಂಡವಾಳ	4,319.01	...	4,319.01
26	ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ರಾಜಸ್ವ	13,102.27	...	13,102.27
	ಬಂಡವಾಳ	61,883.65	...	61,883.65
27	ಕಾನೂನು ರಾಜಸ್ವ	32,377.90	7,075.58	39,453.48
	ಬಂಡವಾಳ	732.60	...	732.60
28	ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ರಾಜಸ್ವ	5,581.75	87.58	5,669.33
	ಬಂಡವಾಳ
29	ಋಣ ಮೇಲುಸ್ತುವಾರಿ ರಾಜಸ್ವ	...	6,46,363.32	6,46,363.32
	ಬಂಡವಾಳ	...	3,31,813.19	3,31,813.19
	ಒಟ್ಟು	6,906,349.66	1,110,487.40	8,016,837.06

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

2019-20ನೇ ಹಣಕಾಸು ಭಾಗ ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ರಾಜ್ಯದ ಸಂಚಿತ ನಿಧಿಯೊಳಗಿನಿಂದ ವಿನಿಯೋಗಿಸಲು ಭಾರತ ಸಂವಿಧಾನದ 204ನೇ ಅನುಚ್ಛೇದದ ಉಪಬಂಧಗಳಿಗನುಸಾರವಾಗಿ ಈ ವಿಧೇಯಕವನ್ನು ಮಂಡಿಸಲಾಗಿದೆ.

ಹೆಚ್.ಡಿ. ಕುಮಾರಸ್ವಾಮಿ
ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

KARNATAKA LEGISLATIVE ASSEMBLY FIFTEENTH LEGISLATIVE ASSEMBLY THIRD SESSION

THE KARNATAKA APPROPRIATION (VOTE ON ACCOUNT) BILL, 2019 (L.A. Bill No. 04 of 2019)

A Bill to authorize payment and appropriation of certain sums from and out of the Consolidated Fund of the State of Karnataka for the Services of the part of the Financial year **2019-20**.

Whereas it is expedient to authorize payment and appropriation of certain sums from and out of the Consolidated fund of the State for the services of the part of the Financial Year **2019-20**.

Be it enacted by the Karnataka State Legislature in the SEVENTIETH Year of the Republic of India as follows :-

1. Short Title : This Act may be called the Karnataka Appropriation (Vote on Account) Act, **2019**.

2. Issue of Rupees 8016837.06 Lakhs out of the Consolidated Fund of the State of Karnataka for the part of the Financial year **2019-20** : From and out of the Consolidated Fund of the State of Karnataka, there may be paid and applied sums not exceeding those specified in column 5 of the Schedule amounting in the aggregate to the sum of **Rupees eighty lakhs sixteen thousand eight hundred thirty seven lakh and six thousand only** towards defraying the several charges which will come in the course of payment during the part of the Financial Year 2019-20 in respect of the services specified in column 2 of the Schedule.

3. Appropriation :- The sums authorized to be paid and applied from and out of the Consolidated Fund of the State by this Act shall be appropriated for the services and purposes expressed in the Schedule in relation to the said year.

SCHEDULE**(See Sections 2 and 3)****(₹. in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
01	Agriculture and Horticulture	Revenue	2,17,917.06	...	2,17,917.06
		Capital	16,574.94	...	16,574.94
02	Animal Husbandry and Fisheries	Revenue	92,792.34	...	92,792.34
		Capital	4,077.58	...	4,077.58
03	Finance	Revenue	9,57,431.94	222.45	9,57,654.39
		Capital	4,077.92	...	4,077.92
04	Department of Personnel and Administrative Reforms	Revenue	34,050.91	5,404.59	39,455.50
		Capital	203.80	...	203.80
05	Home and Transport	Revenue	2,39,104.89	2,710.62	2,41,815.51
		Capital	29,290.01	102.56	29,392.57
06	Infrastructure Development	Revenue	742.26	...	742.26
		Capital	16,459.39	...	16,459.39
07	Rural Development and Panchayath Raj	Revenue	3,65,970.48	...	3,65,970.48
		Capital	1,30,172.69	...	1,30,172.69
08	Forest, Ecology and Environment	Revenue	56,173.93	671.00	56,844.93
		Capital	3,894.77	...	3,894.77
09	Co-operation	Revenue	2,60,797.11	...	2,60,797.11
		Capital	3,562.43	...	3,562.43
10	Social Welfare	Revenue	2,81,535.33	...	2,81,535.33
		Capital	95,783.85	...	95,783.85
11	Women and Child Development	Revenue	1,72,313.77	...	1,72,313.77
		Capital	2,560.77	...	2,560.77
12	Information, Tourism and Youth Services	Revenue	16,150.24	...	16,150.24
		Capital	15,234.86	...	15,234.86
13	Food and Civil Supplies	Revenue	1,33,188.35	...	1,33,188.35
		Capital	44.29	...	44.29
14	Revenue	Revenue	3,36,668.67	...	3,36,668.67
		Capital	5,922.07	166.50	6,088.57
15	Information Technology	Revenue	6,291.60	...	6,291.60
		Capital	53.28	...	53.28

SCHEDULE
(See Sections 2 and 3

(₹. in lakhs)

Demand No.	Service & Purpose		Sums not exceeding		Total
			voted by the Legislative Assembly	Charged on the consolidated Fund	
1	2		3	4	5
16	Housing	Revenue	80,277.77	2,335.00	82,612.77
		Capital	...	5,297.03	5,297.03
17	Education	Revenue	8,96,862.18	...	8,96,862.18
		Capital	40,567.92	...	40,567.92
18	Commerce and Industries	Revenue	36,430.93	...	36,430.93
		Capital	36,230.40	...	36,230.40
19	Urban Development	Revenue	2,99,062.96	22,507.80	3,21,570.76
		Capital	2,92,093.34	...	2,92,093.34
20	Public Works	Revenue	1,07,186.71	1,325.67	1,08,512.38
		Capital	2,58,328.24	482.85	2,58,811.09
21	Water Resources	Revenue	35,866.49	49,889.73	85,756.22
		Capital	4,01,787.94	33,875.09	4,35,663.03
22	Health and Family Welfare	Revenue	2,75,876.40	...	2,75,876.40
		Capital	35,423.17	...	35,423.17
23	Labour & Skill Development	Revenue	39,768.68	...	39,768.68
		Capital	8,409.58	...	8,409.58
24	Energy	Revenue	4,09,265.88	156.84	4,09,422.72
		Capital	28,583.06	...	28,583.06
25	Kannada and Culture	Revenue	7,289.30	...	7,289.30
		Capital	4,319.01	...	4,319.01
26	Planning, Statistics, Science and Technology	Revenue	13,102.27	...	13,102.27
		Capital	61,883.65	...	61,883.65
27	Law	Revenue	32,377.90	7,075.58	39,453.48
		Capital	732.60	...	732.60
28	Parliamentary Affairs and Legislation	Revenue	5,581.75	87.58	5,669.33
		Capital
29	Debt Servicing	Revenue	...	6,46,363.32	6,46,363.32
		Capital	...	3,31,813.19	3,31,813.19
	Total		6,906,349.66	1,110,487.40	8,016,837.06

STATEMENT OF OBJECTS AND REASONS

This Bill is introduced in pursuance of the provisions of Article 204 of the Constitution of India to provide for the appropriation out of the Consolidated Fund of the State towards defraying the several charges which will come in course of payment during the part of the Financial Year 2019-20.

H.D. KUMARASWAMY

Chief Minister and
Minister for Finance

M.K. VISHALAKSHI

Secretary (I/c)
Karnataka Legislative Assembly



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಫೆಬ್ರವರಿ ೧೪, ೨೦೧೯ (ಮಾಘ ೨೫, ಶಕ ವರ್ಷ ೧೯೪೦)	ನಂ. ೧೧೮
Part-IVA	Bengaluru, Thursday, February 14, 2019 (Magha 25, Shaka Varsha 1940)	No. 118

KARNATAKA LEGISLATIVE ASSEMBLY SECRETARIAT

NOTIFICATION

No: KLA/LGA/05/Bill/2019, Bengaluru, Dated: 14.02.2019

The following Bill was introduced in Legislative Assembly on 14.02.2019

ಕರ್ನಾಟಕ ವಿಧಾನ ಸಭೆ

ಹದಿನೈದನೇ ವಿಧಾನಸಭೆ

ಮೂರನೇ ಅಧಿವೇಶನ

ಕರ್ನಾಟಕ ಧನವಿನಿಯೋಗ ವಿಧೇಯಕ, 2019

(2019ರ ವಿಧಾನಸಭೆಯ ವಿಧೇಯಕ ಸಂಖ್ಯೆ - 05)

2018-19ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಕೆಲವು ಅಧಿಕ ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡಲು ಒಂದು ವಿಧೇಯಕ.

2018-19ನೇ ಹಣಕಾಸು ವರ್ಷದ ಸೇವೆಗಳಿಗಾಗಿ ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಆ ಪೈಕಿಯಿಂದ ಕೆಲವು ಅಧಿಕ ಮೊತ್ತಗಳ ಸಂದಾಯ ಮತ್ತು ವಿನಿಯೋಗಕ್ಕಾಗಿ ಅಧಿಕಾರ ನೀಡುವುದು ಯುಕ್ತವಾಗಿರುವುದರಿಂದ :

ಇದು ಭಾರತ ಗಣರಾಜ್ಯದ ಎಪ್ಪತ್ತನೇಯ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಕೆಳಕಂಡಂತೆ ಅಧಿನಿಯಮಿತವಾಗಲಿ.

1. ಸಂಕ್ಷಿಪ್ತ ಹೆಸರು.- ಈ ಅಧಿನಿಯಮವನ್ನು ಕರ್ನಾಟಕ ಧನವಿನಿಯೋಗ ಅಧಿನಿಯಮ, 2019 ಎಂದು ಕರೆಯತಕ್ಕದ್ದು.

2. ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ 2018-19ನೇ ಹಣಕಾಸು ವರ್ಷಕ್ಕಾಗಿ 1458142.64 ಲಕ್ಷ ರೂಪಾಯಿಗಳ ನೀಡಿಕೆ: ಅನುಸೂಚಿಯ 2ನೇ ಅಂಕಣದಲ್ಲಿ ನಿರ್ದಿಷ್ಟ ಪಡಿಸಲಾದ ಸೇವೆಗಳ ಸಂಬಂಧದಲ್ಲಿ 2018-19ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ಅನುಸೂಚಿಯ 5ನೇ ಅಂಕಣದಲ್ಲಿ ನಿರ್ದಿಷ್ಟಪಡಿಸಲಾಗಿರುವ ಹದಿನಾಲ್ಕು ಸಾವಿರ ಐದನೂರು ಎಂಬತ್ತೊಂದು ಕೋಟಿ ನಲವತ್ತೆರಡು ಲಕ್ಷ ಅರವತ್ತಾಲ್ಕು ಸಾವಿರ ಮೀರದಷ್ಟು ಕರ್ನಾಟಕ ರಾಜ್ಯ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡತಕ್ಕದ್ದು ಮತ್ತು ಉಪಯೋಗಿಸತಕ್ಕದ್ದು.

3. ಧನವಿನಿಯೋಗ.- ಈ ಅಧಿನಿಯಮದ ಮೂಲಕ, ಕರ್ನಾಟಕ ರಾಜ್ಯದ ಸಂಚಿತ ನಿಧಿಯಿಂದ ಮತ್ತು ಅದರೊಳಗಿಂದ ಸಂದಾಯ ಮಾಡಲು ಮತ್ತು ಉಪಯೋಗಿಸಲು ಅಧಿಕಾರ ನೀಡಲಾದ ಮೊತ್ತಗಳನ್ನು ಸದರಿ ವರ್ಷಕ್ಕೆ ಸಂಬಂಧಪಟ್ಟಂತೆ ಅನುಸೂಚಿಯಲ್ಲಿ ತಿಳಿಸಲಾದ ಸೇವೆಗಳು ಮತ್ತು ಉದ್ದೇಶಗಳಿಗಾಗಿ ವಿನಿಯೋಗಿಸತಕ್ಕದ್ದು.

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ₹ ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
01	ಕೃಷಿ ಮತ್ತು ತೋಟಗಾರಿಕೆ ರಾಜಸ್ವ	43,978.51	...	43,978.51
02	ಪಶುಸಂಗೋಪನೆ ಮತ್ತು ಮೀನುಗಾರಿಕೆ ರಾಜಸ್ವ	31,834.07	...	31,834.07
03	ಆರ್ಥಿಕ ರಾಜಸ್ವ	2,60,015.16	...	2,60,015.16
04	ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ರಾಜಸ್ವ	14,825.00	...	14,825.00
05	ಒಳಾಡಳಿತ ಮತ್ತು ಸಾರಿಗೆ ರಾಜಸ್ವ	80,288.30	...	80,288.30
	ಬಂಡವಾಳ	107.44	...	107.44
07	ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ರಾಜಸ್ವ	50,000.00	...	50,000.00
	ಬಂಡವಾಳ	15,000.00	...	15,000.00
08	ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ರಾಜಸ್ವ	2,651.47	...	2,651.47
09	ಸಹಕಾರ ರಾಜಸ್ವ	2,75,818.00	...	2,75,818.00
10	ಸಮಾಜ ಕಲ್ಯಾಣ ರಾಜಸ್ವ	14,340.07	...	14,340.07
	ಬಂಡವಾಳ	50,000.00	...	50,000.00
12	ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು ರಾಜಸ್ವ	300.00	...	300.00
13	ಆಹಾರ ಮತ್ತು ನಾಗರಿಕ ಸರಬರಾಜು ರಾಜಸ್ವ	600.00	...	600.00
14	ಕಂದಾಯ ರಾಜಸ್ವ	1,14,416.43	...	1,14,416.43
	ಬಂಡವಾಳ	6,000.00	...	6,000.00
16	ವಸತಿ ರಾಜಸ್ವ	50,000.00	...	50,000.00
	ಬಂಡವಾಳ	1,00,000.00	...	1,00,000.00
17	ಶಿಕ್ಷಣ ರಾಜಸ್ವ	54,890.45	...	54,890.45
18	ವಾಣಿಜ್ಯ ಮತ್ತು ಕೈಗಾರಿಕೆ ರಾಜಸ್ವ	35,300.00	...	35,300.00
	ಬಂಡವಾಳ	665.01	...	665.01

ಅನುಸೂಚಿ
(2 ಮತ್ತು 3ನೇ ಪ್ರಕರಣಗಳನ್ನು ನೋಡಿ)

(ಲಕ್ಷ ₹ ಗಳಲ್ಲಿ)

		ಮೀರದ ಮೊಬಲಗು		
ಬೇಡಿಕೆ ಸಂಖ್ಯೆ	ಸೇವೆಗಳು ಮತ್ತು ಉದ್ದೇಶಗಳು	ವಿಧಾನಸಭೆಯಿಂದ ಪುರಸ್ಕೃತವಾದುದನ್ನು	ಸಂಚಿತ ನಿಧಿಯಿಂದ ಪ್ರಭೃತವಾದುದನ್ನು	ಒಟ್ಟು
1	2	3	4	5
19	ನಗರಾಭಿವೃದ್ಧಿ ರಾಜಸ್ವ	20,001.83	...	20,001.83
	ಬಂಡವಾಳ	11,278.36	...	11,278.36
20	ಲೋಕೋಪಯೋಗಿ ಬಂಡವಾಳ	50.00	...	50.00
21	ಜಲಸಂಪನ್ಮೂಲ ರಾಜಸ್ವ	604.81	...	604.81
	ಬಂಡವಾಳ	21,323.00	...	21,323.00
22	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜಸ್ವ	21,016.51	...	21,016.51
	ಬಂಡವಾಳ	6,288.00	...	6,288.00
23	ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ ರಾಜಸ್ವ	3,060.26	...	3,060.26
24	ಇಂಧನ ಬಂಡವಾಳ	1,51,294.95	...	1,51,294.95
25	ಕನ್ನಡ ಮತ್ತು ಸಂಸ್ಕೃತಿ ರಾಜಸ್ವ	65.00	...	65.00
26	ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ರಾಜಸ್ವ	300.00	...	300.00
27	ಕಾನೂನು ರಾಜಸ್ವ	6,092.21	12,500.00	18,592.21
28	ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ರಾಜಸ್ವ	1,515.80	22.00	1,537.80
29	ಖುಣ ಮೇಲುಸ್ತುವಾರಿ ಬಂಡವಾಳ	...	1,700.00	1,700.00
	ಮೊತ್ತ ರಾಜಸ್ವ	10,81,913.88	12,522.00	10,94,435.88
	ಬಂಡವಾಳ	3,62,006.76	1,700.00	3,63,706.76
	ಒಟ್ಟು ಮೊತ್ತ	14,43,920.64	14,222.00	14,58,142.64

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

2018-19ನೇ ಹಣಕಾಸು ವರ್ಷದಲ್ಲಿ ಸಂದಾಯ ಮಾಡುವಾಗ ಒದಗಿಬರುವ ಹಲವಾರು ಖರ್ಚುಗಳನ್ನು ವಹಿಸುವುದಕ್ಕಾಗಿ ರಾಜ್ಯದ ಸಂಚಿತ ನಿಧಿಯೊಳಗಿನಿಂದ ವಿನಿಯೋಗಿಸಲು ಭಾರತ ಸಂವಿಧಾನದ 205ನೇ(1)(ಎ) ಅನುಚ್ಛೇದದ ಉಪಬಂಧಗಳಿಗನುಸಾರವಾಗಿ ಈ ವಿಧೇಯಕವನ್ನು ಮಂಡಿಸಲಾಗಿದೆ.

ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿಗಳು ಹಾಗೂ
ಹಣಕಾಸು ಸಚಿವರು

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನಸಭೆ.

KARNATAKA LEGISLATIVE ASSEMBLY
FIFTEENTH LEGISLATIVE ASSEMBLY
THIRD SESSION
THE KARNATAKA APPROPRIATION BILL, 2019
(L.A. Bill No. 05 of 2019)

A Bill to authorize payment and appropriation of certain further sums from and out of the Consolidated Fund of the State of Karnataka for the Services of the Financial year **2018-19**.

Whereas it is expedient to authorize payment and appropriation of certain further sums from and out of the Consolidated fund of the State for the services of the Financial Year **2018-19**.

Be it enacted by the Karnataka State Legislature in the Seventieth Year of the Republic of India as follows :-

1. Short Title.- This Act may be called the Karnataka Appropriation Act, **2019**.

2. Issue of Rupees 1458142.64 Lakhs out of the Consolidated Fund of the State of Karnataka for the Financial year **2018-19**: From and out of the Consolidated Fund of the State of Karnataka, there may be paid and applied sums not exceeding those specified in column 5 of the Schedule amounting in the aggregate to the sum of **Fourteen thousand five hundred and eighty one Crores forty two lakhs sixty four thousand** towards defraying the several charges which will come in the course of payment during the Financial Year 2018-19 in respect of the services specified in column 2 of the Schedule.

3. Appropriation.- The sums authorized to be paid and applied from and out of the Consolidated Fund of the State by this Act shall be appropriated for the services and purposes expressed in the Schedule in relation to the said year.

SCHEDULE**(See Sections 2 and 3)****(₹. in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
01	Agriculture and Horticulture	Revenue	43,978.51	...	43,978.51
02	Animal Husbandry and Fisheries	Revenue	31,834.07	...	31,834.07
03	Finance	Revenue	2,60,015.16	...	2,60,015.16
04	Department of Personnel and Administrative Reforms	Revenue	14,825.00	...	14,825.00
05	Home and Transport	Revenue	80,288.30	...	80,288.30
		Capital	107.44	...	107.44
07	Rural Development and Panchayath Raj	Revenue	50,000.00	...	50,000.00
		Capital	15,000.00	...	15,000.00
08	Forest, Ecology and Environment	Revenue	2,651.47	...	2,651.47
09	Co-operation	Revenue	2,75,818.00	...	2,75,818.00
10	Social Welfare	Revenue	14,340.07	...	14,340.07
		Capital	50,000.00	...	50,000.00
12	Information, Tourism and Youth Services	Revenue	300.00	...	300.00
13	Food and Civil Supplies	Revenue	600.00	...	600.00
14	Revenue	Revenue	1,14,416.43	...	1,14,416.43
		Capital	6,000.00	...	6,000.00
16	Housing	Revenue	50,000.00	...	50,000.00
		Capital	1,00,000.00	...	1,00,000.00
17	Education	Revenue	54,890.45	...	54,890.45
18	Commerce and Industries	Revenue	35,300.00	...	35,300.00
		Capital	665.01	...	665.01

SCHEDULE**(See Sections 2 and 3)****(₹. in lakhs)**

			Sums not exceeding		
Demand No.	Service & Purpose		voted by the Legislative Assembly	Charged on the consolidated Fund	Total
1	2		3	4	5
19	Urban Development	Revenue	20,001.83	...	20,001.83
		Capital	11,278.36	...	11,278.36
20	Public Works	Capital	50.00	...	50.00
21	Water Resources	Revenue	604.81	...	604.81
		Capital	21,323.00	...	21,323.00
22	Health and Family Welfare	Revenue	21,016.51	...	21,016.51
		Capital	6,288.00	...	6,288.00
23	Labour & Skill Development	Revenue	3,060.26	...	3,060.26
24	Energy	Capital	1,51,294.95	...	1,51,294.95
25	Kannada and Culture	Revenue	65.00	...	65.00
26	Planning, Statistics, Science and Technology	Revenue	300.00	...	300.00
27	Law	Revenue	6,092.21	12,500.00	18,592.21
28	Parliamentary Affairs and Legislation	Revenue	1,515.80	22.00	1,537.80
29	Debt Servicing	Capital	...	1,700.00	1,700.00
	TOTAL	Revenue	10,81,913.88	12,522.00	10,94,435.88
		Capital	3,62,006.76	1,700.00	3,63,706.76
	Grand Total		14,43,920.64	14,222.00	14,58,142.64

STATEMENT OF OBJECTS AND REASONS

This Bill is introduced in pursuance of the provisions of Article 205(1)(a) of the Constitution of India to provide for the appropriation out of the Consolidated Fund of the State towards defraying the several charges which will come in course of payment during the part of the Financial Year 2018-19.

H.D. KUMARASWAMY

Chief Minister and
Minister for Finance.

M.K. VISHALAKSHI

Secretary (I/c)
Karnataka Legislative Assembly.



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ವಿಶೇಷ ರಾಜ್ಯ ಪತ್ರ

ಭಾಗ-IVA	ಬೆಂಗಳೂರು, ಗುರುವಾರ, ಫೆಬ್ರವರಿ ೧೪, ೨೦೧೯ (ಮಾಘ ೨೫, ಶಕ ವರ್ಷ ೧೯೪೦)	ನಂ. ೧೧೯
Part-IVA	Bengaluru, Thursday, February 14, 2019 (Magha 25, Shaka Varsha 1940)	No. 119

ಕರ್ನಾಟಕ ವಿಧಾನ ಸಭೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಸಸ/ಶಾರಶಾ/18/2018, ಬೆಂಗಳೂರು, ದಿನಾಂಕ: 14-02-2019

ಬುಧವಾರ, ದಿನಾಂಕ 06ನೇ ಫೆಬ್ರವರಿ, 2019 ರಂದು ಪ್ರಾರಂಭವಾದ ಹದಿನೈದನೇ ವಿಧಾನಸಭೆಯ ಮೂರನೇ ಅಧಿವೇಶನವನ್ನು ಗುರುವಾರ, ದಿನಾಂಕ 14ನೇ ಫೆಬ್ರವರಿ, 2019ರಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ.

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಸಭೆ

KARNATAKA LEGISLATIVE ASSEMBLY SECRETARIAT

NOTIFICATION

No. KLAS/LGA/18/2018, Bengaluru, Dated: 14.02.2019

The Meeting of the Third Session of the Fifteenth Legislative Assembly, which commenced on Wednesday, the 06th February, 2019 is adjourned sine-die on Thursday, the 14th February, 2019.

M.K. Vishalakshi
Secretary (I/c)
Karnataka Legislative Assembly

ಸರ್ಕಾರಿ ಮುದ್ರಣಾಲಯ, ವಿಕಾಸ ಸೌಧ ಘಟಕ, ಬೆಂಗಳೂರು. (ಕಿ7) ಪ್ರತಿಗಳು: 50



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು

ಜಿಲ್ಲಾ ರಾಜ್ಯ ಪತ್ರ

ಭಾಗ-IVA Part-IVA	ಬೆಂಗಳೂರು, ಗುರುವಾರ, ಫೆಬ್ರವರಿ ೧೪, ೨೦೧೯ (ಮಾಘ ೨೫, ಶಕ ವರ್ಷ ೧೯೪೦) Bengaluru, Thursday, February 14, 2019 (Magha 25, Shaka Varsha 1940)	ನಂ. ೧೨೦ No. 120
---------------------	---	--------------------

ಕರ್ನಾಟಕ ವಿಧಾನ ಪರಿಷತ್ತು ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಕವಿಪ/ಶಾರಶಾ/14/137ನೇ.ಅ/2019, ಬೆಂಗಳೂರು, ದಿನಾಂಕ: 14-02-2019

06ನೇ ಫೆಬ್ರವರಿ, 2019ರ ಬುಧವಾರದಂದು ಪ್ರಾರಂಭವಾದ ಕರ್ನಾಟಕ ವಿಧಾನ ಪರಿಷತ್ತಿನ ನೂರ ಮೂವತ್ತೇಳನೆಯ ಅಧಿವೇಶನವನ್ನು 14ನೇ ಫೆಬ್ರವರಿ, 2019ರ ಗುರುವಾರದಂದು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಯಿತು.

ಕೆ.ಆರ್. ಮಹಾಲಕ್ಷ್ಮಿ

ಕಾರ್ಯದರ್ಶಿ (ಪ್ರ)

ಕರ್ನಾಟಕ ವಿಧಾನ ಪರಿಷತ್ತು

KARNATAKA LEGISLATIVE COUNCIL SECRETARIAT NOTIFICATION

No. KLC/LEC/14/137th.S/2019, Bengaluru, dated: 14.02.2019

The Hundred and Thirty Seventh Session of Karnataka Legislative Council which had commenced on Wednesday, the 06th February, 2019 stands adjourned sine-die on **Thursday, the 14th February, 2019.**

K.R.Mahalakshmi

Secretary (I/c)

Karnataka Legislative Council